



ಕರ್ನಾಟಕ ಸರ್ಕಾರ

# ತಿಳಿ ಕನ್ನಡ

ದ್ವಿತೀಯ ಭಾಷಾ ಕನ್ನಡ ಪಠ್ಯಪುಸ್ತಕ  
(ಪರಿಷ್ಕೃತ)



ಎಂಟನೆಯ ತರಗತಿ

ಕರ್ನಾಟಕ ಪಠ್ಯಪುಸ್ತಕ ಸಂಘ (ರಿ.)

ನಂ.೪, ೧೦೦ ಅಡಿ ವರ್ತುಲ ರಸ್ತೆ, ಬನಶಂಕರಿ,  
ಮೂರನೆಯ ಹಂತ, ಬೆಂಗಳೂರು - ೫೬೦ ೦೮೫

## ಪಠ್ಯಪುಸ್ತಕ ರಚನಾ ಸಮಿತಿ

ಅಧ್ಯಕ್ಷರು :

ಪ್ರೊ. ಎಚ್. ಎಂ. ಮಹೇಶ್ವರಯ್ಯ

ಕನ್ನಡ ಪ್ರಾಧ್ಯಾಪಕರು ಮತ್ತು ಡೀನರು, ಕಲಾ ನಿಕಾಯ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ-೦೩

ಸದಸ್ಯರು :

ಶ್ರೀ ಬಿ.ಎಸ್. ಗುಂಡೂರಾವ್, ನಿವೃತ್ತ ಮುಖ್ಯ ಶಿಕ್ಷಕರು, ನಂ. ೮೫, ಮಹಾಲಕ್ಷ್ಮೀಪುರಂ, ಬೆಂಗಳೂರು-೮೬

ಶ್ರೀ ವಿ.ಪಿ. ದಾರುಕಾರಾಧ್ಯ, ನಿವೃತ್ತ ಮುಖ್ಯ ಶಿಕ್ಷಕರು, ನಂ.೧೨೬೯, ಎರಡನೆಯ ಹಂತ, ರಾಜಾಜಿನಗರ, ಬೆಂಗಳೂರು-೧೦

ಶ್ರೀಮತಿ ಕಲಾವತಿ ಜಿ.ಕೆ. ಹೊಳ್ಳೆ, ನಂ.೨, ರಾಧಾಕೃಷ್ಣ ಬಡಾವಣೆ, ಮೂರನೇ ಹಂತ, ಪದ್ಮನಾಭನಗರ, ಬೆಂಗಳೂರು-೨೦

ಶ್ರೀ ಶಿವಯ್ಯ ಮಠಪತಿ, ಪ್ರಾಚಾರ್ಯರು, ಮಾತೃಭಾಯಿ ಪದವಿಪೂರ್ವ ಕಾಲೇಜು, ಸೇಡಂ, ಕಲಬುರಗಿ ಜಿಲ್ಲೆ.

ಶ್ರೀ ಬೆಳವಾಡಿ ಮಂಜುನಾಥ, ಉಪನ್ಯಾಸಕರು, ಸರ್ಕಾರಿ ಪದವಿಪೂರ್ವ ಕಾಲೇಜು, ಮೂಕ್ತಹಳ್ಳಿ, ಚಿಕ್ಕಮಗಳೂರು ಜಿಲ್ಲೆ.

ಶ್ರೀ ಪ್ರಕಾಶ್ ನಂದಿಹಳ್ಳಿ, ಚಿತ್ರಕಲಾ ಶಿಕ್ಷಕರು, ಸರಸ್ವತಿ ಪ್ರೌಢಶಾಲೆ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಜಿಲ್ಲೆ - ೫೬೨೧೦೫

ಪರಿಶೀಲಕರು :

ಶ್ರೀ ಕೆ.ಎಸ್. ರಾಮಮೂರ್ತಿ, ಉಪನ್ಯಾಸಕರು, ವಾಣಿವಿಲಾಸ ಸಂಯುಕ್ತ ಪದವಿಪೂರ್ವ ಕಾಲೇಜು, ಕೋಟೆ, ಬೆಂಗಳೂರು-೦೨

ಸಂಪಾದಕ ಮಂಡಳಿ ಸದಸ್ಯರು :

೧. ಪ್ರೊ. ಸಾ.ಶಿ. ಮರುಳಯ್ಯ, ಸಾಹಿತಿಗಳು, ರಾಗಿಣಿ, ಹಂಪಿನಗರ, ಬೆಂಗಳೂರು.

೨. ಪ್ರೊ. ಅ.ರಾ. ಮಿತ್ರ, ಸಾಹಿತಿಗಳು, ಕೆ.ಎಚ್.ಬಿ. ಕಾಲೋನಿ, ಯಲಹಂಕ, ಬೆಂಗಳೂರು.

೩. ಡಾ. ವಿಷ್ಣು ಎಂ. ಶಿಂದೆ, ಸಹಾಯಕ ಪ್ರಾಧ್ಯಾಪಕರು, ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರ.

ಮುಖ್ಯ ಸಂಯೋಜಕರು :

ಪ್ರೊ. ಜಿ.ಎಸ್. ಮುಡಂಬಡುತ್ತಾಯ

ಪಠ್ಯಕ್ರಮ ಪರಿಷ್ಕರಣೆ ಮತ್ತು ಪಠ್ಯಪುಸ್ತಕ ರಚನೆ, ಕರ್ನಾಟಕ ಪಠ್ಯಪುಸ್ತಕ ಸಂಘ(ರಿ) ಬೆಂಗಳೂರು.

ಸಲಹೆ ಮತ್ತು ಮಾರ್ಗದರ್ಶನ :

೧. ಶ್ರೀ ನಾಗೇಂದ್ರಕುಮಾರ್, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಪಠ್ಯಪುಸ್ತಕ ಸಂಘ(ರಿ), ಬೆಂಗಳೂರು.

೨. ಶ್ರೀಮತಿ ಸಿ. ನಾಗಮಣಿ, ಉಪನಿರ್ದೇಶಕರು, ಕರ್ನಾಟಕ ಪಠ್ಯಪುಸ್ತಕ ಸಂಘ(ರಿ), ಬೆಂಗಳೂರು.

ಕಾರ್ಯಕ್ರಮ ಸಂಯೋಜಕರು :

ಶ್ರೀ ಪಾಂಡುರಂಗ, ಹಿರಿಯ ಸಹಾಯಕ ನಿರ್ದೇಶಕರು, ಕರ್ನಾಟಕ ಪಠ್ಯಪುಸ್ತಕ ಸಂಘ(ರಿ), ಬೆಂಗಳೂರು.

## ಮುನ್ನುಡಿ

೨೦೦೫ ನೇ ರಾಷ್ಟ್ರೀಯ ಪಠ್ಯಕ್ರಮದ ಆಧಾರದ ಮೇಲೆ ರಚಿತವಾದ ಕರ್ನಾಟಕ ರಾಜ್ಯ ಪಠ್ಯವಸ್ತುವಿನ ಆಧಾರದ ಮೇಲೆ ಕರ್ನಾಟಕ ಪಠ್ಯಪುಸ್ತಕ ಸಂಘವು ೨೦೧೦ ನೇ ಸಾಲಿನಿಂದ ಒಂದನೇ ತರಗತಿಯಿಂದ ಹತ್ತನೇ ತರಗತಿವರೆಗಿನ ಪಠ್ಯಪುಸ್ತಕಗಳ ರಚನಾ ಕಾರ್ಯದಲ್ಲಿ ತೊಡಗಿದೆ. ಒಟ್ಟು ೧೨ ಭಾಷೆಗಳಲ್ಲಿ ಭಾಷಾ ಪಠ್ಯಪುಸ್ತಕಗಳನ್ನು ಹಾಗೂ ಕೋರ್ ವಿಷಯಗಳನ್ನು ೭ ಮಾಧ್ಯಮಗಳಲ್ಲಿ ರಚನೆ ಮಾಡಲಾಗುತ್ತಿದೆ. ೧ ರಿಂದ ೫ ನೇ ತರಗತಿಯವರೆಗೆ ಪರಿಸರ ವಿಜ್ಞಾನ, ಗಣಿತ ಮತ್ತು ೬ ರಿಂದ ೧೦ ನೇ ತರಗತಿಯವರೆಗೆ ಕೋರ್ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನಗಳಿರುತ್ತವೆ.

೨೦೦೫ ರ ರಾಷ್ಟ್ರೀಯ ಪಠ್ಯಕ್ರಮವು ಈ ಕೆಳಗಿನ ವೈಶಿಷ್ಟ್ಯಗಳನ್ನು ಹೊಂದಿದೆ.

- ✦ ಕಲಿಕೆಯನ್ನು ಜೀವನದ ಅವಶ್ಯಕತೆಗಳೊಂದಿಗೆ ಜೋಡಿಸುವುದು.
- ✦ ಕಂಠಪಾಠ ವಿಧಾನದಿಂದ ಕಲಿಕೆಯನ್ನು ಮುಕ್ತಗೊಳಿಸುವುದು.
- ✦ ಪಠ್ಯಪುಸ್ತಕಗಳ ಹೊರತಾಗಿ ಪಠ್ಯಕ್ರಮವನ್ನು ಶ್ರೀಮಂತಗೊಳಿಸುವುದು
- ✦ ಜ್ಞಾನದ ಅಭಿವೃದ್ಧಿಗೆ ಕಲಿಕಾ ಅನುಭವಗಳನ್ನು ಬಳಸುವುದು.
- ✦ ಭಾರತದ ಪ್ರಜಾಸತ್ತಾತ್ಮಕ ನೀತಿಯನ್ವಯ ಮಕ್ಕಳ ಅವಶ್ಯಕತೆಗಳಿಗೆ ತಕ್ಕಂತೆ ಸ್ಪಂದಿಸುವುದು
- ✦ ಶಿಕ್ಷಣವನ್ನು ಇಂದಿನ ಹಾಗೂ ಭವಿಷ್ಯದ ಜೀವನಾವಶ್ಯಕತೆಗಳಿಗೆ ಹೊಂದುವಂತೆ ಮಾಡುವುದು
- ✦ ವಿಷಯಗಳ ಮೇರೆಗಳನ್ನು ಮುರಿದು ಅವುಗಳ ಸಮಗ್ರದೃಷ್ಟಿಯ ಬೋಧನೆಯನ್ನು ಅಳವಡಿಸುವುದು
- ✦ ಶಾಲೆಯ ಹೊರಗಿನ ಬದುಕಿಗೆ ಜ್ಞಾನ ಸಂಯೋಜನೆ.
- ✦ ಮಕ್ಕಳಿಂದಲೇ ಜ್ಞಾನವನ್ನು ಅಭಿವೃದ್ಧಿ ಪಡಿಸುವುದು.

ನೂತನ ಪಠ್ಯಪುಸ್ತಕಗಳನ್ನು ಕೆಳಗಿನ ಮೂಲಭೂತ ವಿಧಾನಗಳ ಆಧಾರದ ಮೇಲೆ ರಚಿಸಲಾಗಿದೆ. ಅಂತರ್ಗತ ವಿಧಾನ (Integrated Approach), ರಚನಾತ್ಮಕ ವಿಧಾನ (Constructive Approach) ಹಾಗೂ ಸುರುಳಿಯಾಕಾರದ ವಿಧಾನ (Spiral Approach).

ಪಠ್ಯಪುಸ್ತಕಗಳಲ್ಲಿರುವ ವಿಷಯ ಹಾಗೂ ಅಭ್ಯಾಸಗಳು ವಿದ್ಯಾರ್ಥಿಗಳನ್ನು ಯೋಚನೆ ಮಾಡುವಂತೆ ಮಾಡಿ, ಚಟುವಟಿಕೆಗಳ ಮೂಲಕ ಜ್ಞಾನ ಹಾಗೂ ಸಾಮರ್ಥ್ಯಗಳನ್ನು ಪಡೆಯುವಂತೆ ಮಾಡುವ ಪ್ರಯತ್ನ ಮಾಡಲಾಗಿದೆ. ಪಠ್ಯವಸ್ತುಗಳೊಂದಿಗೆ ಅತ್ಯಂತ ಅವಶ್ಯಕ ಭಾರತೀಯ ಜೀವನ ಮೌಲ್ಯಗಳನ್ನು ಅಂತರ್ಗತವಾಗಿ ಬಳಸಲಾಗಿದೆ. ಈ ನೂತನ ಪಠ್ಯಪುಸ್ತಕಗಳು ಪರೀಕ್ಷಾಪೂರಕ ದೃಷ್ಟಿಯಿಂದ ರಚಿತವಾಗಿಲ್ಲ. ಬದಲಾಗಿ ಅವುಗಳು ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ. ತನ್ಮೂಲಕ ಅವರನ್ನು ಸ್ವತಂತ್ರ ಭಾರತದ ಸ್ವಸ್ಥಸಮಾಜದ ಉತ್ತಮ ಪ್ರಜೆಗಳನ್ನಾಗಿ ಮಾಡುವ ಪ್ರಯತ್ನ ನಡೆದಿದೆ.

ಭಾಷಾಕಲಿಕೆಯಲ್ಲಿ ಅತ್ಯಂತ ಮುಖ್ಯ ಗುರಿಗಳಾದ ಆಲಿಸುವುದು, ಮಾತನಾಡುವುದು, ಓದುವುದು, ಬರೆಯುವುದು ಹಾಗೂ ಆಕರಗ್ರಂಥಗಳಿಂದ ವಿಷಯ ಸಂಗ್ರಹಣೆಯಂತಹ ಕ್ಷೇತ್ರವಾರು ಸಾಮರ್ಥ್ಯಗಳಿಗೆ ಒತ್ತು ನೀಡಲಾಗಿದೆ. ಈ ಕೌಶಲಗಳೊಂದಿಗೆ ಕ್ರಿಯಾತ್ಮಕ ವ್ಯಾಕರಣ, ಸೌಂದರ್ಯಪ್ರಜ್ಞೆ, ಪ್ರಶಂಸಾ ಮನೋಭಾವ, ಮೌಲ್ಯಗಳ ಸಂವರ್ಧನೆ ಹಾಗೂ ಮಕ್ಕಳ ಅಭ್ಯಾಸ ಪುಸ್ತಕಗಳಲ್ಲಿ ಅನೇಕ ಚಟುವಟಿಕೆಗಳನ್ನು ಮಕ್ಕಳಿಂದ ಮಾಡಿಸಿ ಅವರಲ್ಲಿ ಸಂಬಂಧಪಟ್ಟ ಸಾಮರ್ಥ್ಯ ಸಂವರ್ಧನೆಗೆ ಅನುವು ಮಾಡಿಕೊಡಬೇಕು. ಈ ಸಾಮರ್ಥ್ಯ ಮಕ್ಕಳಲ್ಲಿ ಬಂದಾಗ ಅವರು ಪರೀಕ್ಷೆಗಳಿಗಾಗಿ ಕಂಠಪಾಠಕ್ಕೆ ಶರಣು ಹೋಗಬೇಕಾಗಿಲ್ಲ. ಪಠ್ಯಪುಸ್ತಕವು ಭಾಷಾ ಕೌಶಲಗಳ ಸಂವರ್ಧನೆಗೆ ಒಂದು ಪೂರಕವಸ್ತುವೆಂದು ಪರಿಗಣಿಸಲು, ಮಕ್ಕಳ ಮನೋವೈಶಾಲ್ಯವನ್ನು ಬೆಳೆಸಲು ವಿಷಯಗಳಿಗೆ ಸಂಬಂಧಿಸಿದಂತೆ ಅನೇಕ ಚಟುವಟಿಕೆಗಳನ್ನು ಪಠ್ಯಪುಸ್ತಕದಲ್ಲಿ ಒದಗಿಸಲಾಗಿದೆ. ಮಿತ್ರರೊಂದಿಗೆ ಗುಂಪುಗಳಲ್ಲಿ ಚರ್ಚೆಯ ಮೂಲಕ ಅವರ ಅಭಿವ್ಯಕ್ತಿ ಹಾಗೂ ಸಂವಹನ ಕೌಶಲಗಳ ಸಂವರ್ಧನೆಯೇ ಕಲಿಕೆಯ ಗುರಿಯೆಂದು ಅಂತಹ ಚಟುವಟಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಈ ರೀತಿಯ ಚಟುವಟಿಕೆಗಳು ಮಕ್ಕಳಲ್ಲಿ ಕಲಿಯುವ ಕಲೆ (learning to learn) ಹಾಗೂ ಕಲಿತುದು (learning to do) ಯನ್ನು ವೃದ್ಧಿಮಾಡುತ್ತದೆ. ಪ್ರತಿ ಘಟಕದಲ್ಲಿಯೂ ಕೆಲವು ಜೀವನ ಮೌಲ್ಯಗಳನ್ನು ಅಂತರ್ಗತವಾಗಿ ಜೋಡಿಸಲಾಗಿದೆ. ಅವುಗಳನ್ನು ಮಕ್ಕಳೇ ಕಂಡುಹಿಡಿದು, ಚರ್ಚಿಸಿ ಜೀವನದಲ್ಲಿ ಅವುಗಳ ಅರಿವನ್ನುಂಟುಮಾಡಿಕೊಳ್ಳುವಂತೆ ಮಾಡಬೇಕು.

ಕರ್ನಾಟಕ ಪಠ್ಯಪುಸ್ತಕ ಸಂಘವು ಈ ಪುಸ್ತಕದ ತಯಾರಿಯಲ್ಲಿ ಸಹಕರಿಸಿದ ಸಮಿತಿಯ ಅಧ್ಯಕ್ಷರಿಗೆ, ಸದಸ್ಯರಿಗೆ, ಕಲಾಕಾರರಿಗೆ, ಪರಿಶೀಲಕರಿಗೆ, ಸಂಯೋಜಕ ಅಧಿಕಾರಿಗಳಿಗೆ ಮತ್ತು ಸಂಪಾದಕ ಮಂಡಳಿಯ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತದೆ. ಕವಿಗಳ ಹಾಗೂ ಸಾಹಿತಿಗಳ ಕೃತಿಗಳನ್ನು ಈ ಪಠ್ಯಪುಸ್ತಕಗಳಲ್ಲಿ ಅಳವಡಿಸಲಾಗಿದೆ. ಇದಕ್ಕೆ ತಮ್ಮ ಒಪ್ಪಿಗೆಯನ್ನು ನೀಡಿರುವ ಕವಿಗಳಿಗೆ ಹಾಗೂ ಸಾಹಿತಿಗಳಿಗೆ ಪಠ್ಯಪುಸ್ತಕ ಸಂಘ ಆಭಾರಿಯಾಗಿದೆ.

ಪ್ರೊ. ಜಿ. ಎಸ್. ಮುಡಂಬಡಿತ್ತಾಯ

ಮುಖ್ಯ ಸಂಯೋಜಕರು

ಪಠ್ಯವಸ್ತು ಪರಿಷ್ಕರಣೆ ಹಾಗೂ ಪಠ್ಯಪುಸ್ತಕ ರಚನೆ

ಕರ್ನಾಟಕ ಪಠ್ಯಪುಸ್ತಕ ಸಂಘ (ರಿ.)

ಬೆಂಗಳೂರು

ನಾಗೇಂದ್ರ ಕುಮಾರ್

ವ್ಯವಸ್ಥಾಪಕ ನಿರ್ದೇಶಕರು

ಕರ್ನಾಟಕ ಪಠ್ಯಪುಸ್ತಕ ಸಂಘ (ರಿ.)

ಬೆಂಗಳೂರು

ಓದಿಗೆ ಮುನ್ನ .....

ಮಾತೃ ಭಾಷಾ ಬೋಧನೆ ಮತ್ತು ಅನ್ಯ ಭಾಷಾ ಬೋಧನೆಗಿರುವ ವ್ಯತ್ಯಾಸವನ್ನು ಗಮನದಲ್ಲಿಟ್ಟುಕೊಂಡು ಕಳೆದ ಹತ್ತು ವರ್ಷಗಳ ನಂತರ ಕರ್ನಾಟಕ ರಾಜ್ಯ ಪಠ್ಯಪುಸ್ತಕ ಸಂಘ ನೂತನ ಪಠ್ಯಪುಸ್ತಕಗಳನ್ನು ರಚಿಸಲು ತಜ್ಞರ ಸಮಿತಿಯನ್ನು ನೇಮಿಸಿರುವುದು ಸಂತಸದ ವಿಚಾರವಾಗಿದೆ. ವಿದ್ಯಾರ್ಥಿಗಳು ತಮ್ಮ ಮಾತೃ ಭಾಷೆಯ ಜೊತೆಗೆ ಕನ್ನಡವನ್ನು ದ್ವಿತೀಯ ಭಾಷೆಯಾಗಿ ಕಲಿಯಲು ಸಹಕಾರಿಯಾಗುವಂತೆ ಸರಳವಾಗಿ ಹಾಗೂ ವೈಜ್ಞಾನಿಕವಾಗಿ ಪಠ್ಯಕ್ರಮವನ್ನು ರೂಪಿಸಲಾಗಿದೆ. ಇಲ್ಲಿ ಪಠ್ಯಗಳ ಜೊತೆಗೆ ಭಾಷಾಭ್ಯಾಸವನ್ನು ತಾರ್ಕಿಕವಾಗಿ ಮತ್ತು ಕ್ರಿಯಾತ್ಮಕವಾಗಿ ಅಳವಡಿಸಲಾಗಿದೆ.

ಭಾಷೆಯನ್ನು ಕಲಿಯುವ ಪ್ರಕ್ರಿಯೆ ಯಾಂತ್ರಿಕವಾಗಿರದೆ ಅದು ಪರಿಸರದಲ್ಲಿ ಒಂದಾಗಿ ಕಲಿತ ಅಭ್ಯರ್ಥಿ ಅದರ ಸದುಪಯೋಗ ಪಡೆಯುವಂತಾಗಬೇಕು. ವಿದ್ಯಾರ್ಥಿಗಳು ಭಾಷೆಯನ್ನು ಕಲಿಯಲು ಸಹಕಾರಿಯಾಗುವಂತೆ ಸದಭಿರುಚಿ ಮೂಡುವಂತಹ ಪಾಠಗಳನ್ನು ಆಯ್ಕೆ ಮಾಡಲಾಗಿದೆ. ಪದ್ಯ ಹಾಗೂ ಗದ್ಯ ಪಾಠಗಳಿಗೆ ಸಮಾನ ಸ್ಥಾನ ಕಲ್ಪಿಸುವುದರ ಜೊತೆಗೆ ಪರಿಸರದ ಸಂಸ್ಕೃತಿ, ಪರಸ್ಪರ ಸಹಕಾರ, ಇತರ ಧರ್ಮಗಳ ಬಗ್ಗೆ ಗೌರವ ಮೂಡುವಂತೆ ಪಠ್ಯ ವಸ್ತುವನ್ನು ಸಂಯೋಜಿಸಲಾಗಿದೆ. ಈ ಪಠ್ಯಪುಸ್ತಕ ಕಲಿಯುವ ವಿದ್ಯಾರ್ಥಿಗಳಿಗೂ ಕಲಿಸುವ ಶಿಕ್ಷಕರಿಗೂ ಉಪಯುಕ್ತವಾದರೆ ನಮ್ಮ ಶ್ರಮ ಸಾರ್ಥಕವಾಗುತ್ತದೆ.

ಪಠ್ಯಪುಸ್ತಕ ರಚನೆಯಲ್ಲಿ ಸಹಕಾರ ನೀಡಿ, ಅದನ್ನು ಅನೇಕ ಸಲ ತಿದ್ದಿ ತೀಡಿ ಅಂದವಾಗಿ ರೂಪಗೊಳ್ಳುವಂತೆ ಪ್ರಯತ್ನಿಸಿದ ಪಠ್ಯ ರಚನಾ ಸಮಿತಿಯ ಎಲ್ಲ ಸದಸ್ಯರು, ಪರಿಶೀಲಕರು ಹಾಗೂ ಪಠ್ಯ ರಚನೆಯ ಸಂದರ್ಭದಲ್ಲಿ ಮುಕ್ತವಾದ ಸಲಹೆ ಸಹಕಾರ ನೀಡಿದ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು, ಸಂಯೋಜಕರು, ಉಪನಿರ್ದೇಶಕರು ಹಾಗೂ ಹಿರಿಯ ಸಹಾಯಕ ನಿರ್ದೇಶಕರಿಗೆ ನಮ್ಮ ಕೃತಜ್ಞತೆಗಳು.

ಪ್ರೊ. ಎಚ್.ಎಂ. ಮಹೇಶ್ವರಯ್ಯ

ಅಧ್ಯಕ್ಷರು

ಪಠ್ಯಪುಸ್ತಕ ರಚನಾ ಸಮಿತಿ

## ಪಠ್ಯಪುಸ್ತಕ ಪರಿಷ್ಕರಣ ಸಮಿತಿಗಳ ವಿವರ

ಸವಾಧ್ಯಕ್ಷರು

ಪ್ರೊ. ಬರಗೂರು ರಾಮಚಂದ್ರಪ್ಪ

ರಾಜ್ಯ ಪಠ್ಯಪುಸ್ತಕ ಪರಿಷ್ಕರಣ ಸಮಿತಿ, ಕರ್ನಾಟಕ ಪಠ್ಯಪುಸ್ತಕ ಸಂಘ(೦), ಬೆಂಗಳೂರು-೮೫

ಅಧ್ಯಕ್ಷರು

ಡಾ. ಕೆಂಪೇಗೌಡ

ನಿವೃತ್ತ ಪ್ರಾಧ್ಯಾಪಕರು, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಮಾನಸ ಗಂಗೋತ್ರಿ, ಮೈಸೂರು-೬

ಸದಸ್ಯರು

ಡಾ. ಗಣೇಶ್ ಬಿ. ಎಂ.

ಸಹಾಯಕ ಪ್ರಾಧ್ಯಾಪಕರು, ಎಂ.ಎಲ್.ಎಂ.ಎನ್.

ಶಿಕ್ಷಣ ಹುಡುಗಿಯರಾಯ, ಜ್ಯೋತಿನಗರ, ಚಿಕ್ಕಮಗಳೂರು.

ಡಾ. ಕೆ. ಪರಿಷಾ

ಲೇಖಕಿ, ನಂ.೫/ಎ ೧ನೇ ಮಹಡಿ, ೧ನೇ ಬ್ಲಾಕ್,

೨ನೇ ಕ್ರಾಸ್, ಆರ್.ಟಿ. ನಗರ, ಬೆಂಗಳೂರು.

ಶ್ರೀ ನಾಗರಾಜಾಚಾರಿ

ಕನ್ನಡ ಶಿಕ್ಷಕರು, ಸರ್ಕಾರಿ ಉರ್ದು ಪ್ರೌಢಶಾಲೆ,

ಡಾ.ಟಿ.ಸಿ.ಎಂ. ರಾಯನ್ ರಸ್ತೆ, ಬೆಂಗಳೂರು.

ಡಾ. ಬಂಗಾರಿಮಠ ಎಸ್. ವಿ.

ಮುಖ್ಯಶಿಕ್ಷಕರು, ಸರ್ಕಾರಿ ಪ್ರೌಢಶಾಲೆ,

ಪುಡಕಲಕಟ್ಟೆ, ಧಾರವಾಡ ಜಿಲ್ಲೆ.

ಶ್ರೀ ಪ್ರಕಾಶ್ ಎಸ್.

ಸಿ.ಆರ್.ಪಿ. ಕ್ಷೇತ್ರ ಸಂಪನ್ಮೂಲ ಕೇಂದ್ರ, ಮದ್ದೂರು.

ಮಂಡ್ಯ ಜಿಲ್ಲೆ.

ಶ್ರೀ ವೆಂಕಟೇಶ್ ಡಿ. ಎನ್.

ಚಿತ್ರಕಲಾ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ,

ಉರಮಾರ ಕಸ್ತೂರಿಗೆರೆ, ಮಂಡ್ಯ ದಕ್ಷಿಣ ವಲಯ.

## ಉನ್ನತ ಪರಿಶೀಲನಾ ಸಮಿತಿ

ಡಾ. ಎಚ್.ಎಸ್. ರಾಘವೇಂದ್ರರಾವ್

ನಿವೃತ್ತ ಪ್ರಾಧ್ಯಾಪಕರು, #೭, ೧೫ನೇ ಕ್ರಾಸ್, ೫ನೇ ಫೇಸ್,

ಜಿ.ಪಿ.ನಗರ, ಬೆಂಗಳೂರು-೮೮

ಡಾ. ಜಿ.ಆರ್. ತಿಪ್ಪೇಸ್ವಾಮಿ

ನಿವೃತ್ತ ಪ್ರಾಧ್ಯಾಪಕರು, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ,

ಮಾನಸ ಗಂಗೋತ್ರಿ, ಮೈಸೂರು-೬

ಡಾ. ಸೈಯದ್ ಜಮೀರ್ ಉಲ್ಲಾಖರೀಫ್

ನಿವೃತ್ತ ಪ್ರಾಂಶುಪಾಲರು, ಭಟ್ಟಳ್ಳಿ,

ಉತ್ತರ ಕನ್ನಡ ಜಿಲ್ಲೆ.

ಡಾ. ಯಲ್ಲಪ್ಪ ಹಿಮ್ಮಡಿ

ಎಸ್.ಪಿ.ಎಂ. ಕಲಾ ಮತ್ತು ವಾಣಿಜ್ಯ ಕಾಲೇಜು,

ರಾಯಚೂರು, ಬೆಳಗಾವಿ ಜಿಲ್ಲೆ.

ಡಾ. ಕಲಾವತಿ

ಸಲಹೆ ಮತ್ತು ಮಾರ್ಗದರ್ಶನ

ಶ್ರೀ ಗೋಪಾಲಕೃಷ್ಣ ಹೆಚ್.ಎನ್., ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಪಠ್ಯಪುಸ್ತಕ ಸಂಘ(೦), ಬೆಂಗಳೂರು-೮೫

ಶ್ರೀ ಎಸ್.ಜಿ.ನಾಗೇಶ್ ಉಪನಿರ್ದೇಶಕರು, ಕರ್ನಾಟಕ ಪಠ್ಯಪುಸ್ತಕ ಸಂಘ(೦), ಬೆಂಗಳೂರು-೮೫

ಕಾರ್ಯಕ್ರಮ ಸಂಯೋಜಕರು

ಶ್ರೀ ಎ. ಚಂದ್ರಶೇಖರ್ ಬಾಬು, ಹಿರಿಯ ಸಹಾಯಕ ನಿರ್ದೇಶಕರು, ಕರ್ನಾಟಕ ಪಠ್ಯಪುಸ್ತಕ ಸಂಘ(೦), ಬೆಂಗಳೂರು-೮೫

## ಪರಿಷ್ಕರಣೆ ಕುರಿತು

ಒಂದರಿಂದ ಹತ್ತನೇ ತರಗತಿಯ ಪಠ್ಯಪುಸ್ತಕಗಳ ಬಗ್ಗೆ ಪ್ರಕಟಗೊಂಡ ಸಾರ್ವಜನಿಕ ಅಭಿಪ್ರಾಯಗಳನ್ನು ಗಮನಿಸಿ ಮಾನ್ಯ ಮುಖ್ಯಮಂತ್ರಿಯವರೂ ಅರ್ಥಸಚಿವರೂ ಆಗಿರುವ ಶ್ರೀ ಸಿದ್ದರಾಮಯ್ಯನವರು ತಮ್ಮ ೨೦೧೪-೧೫ ರ ಬಜೆಟ್‌ನಲ್ಲಿ ತಜ್ಞರ ಸಮಿತಿಯನ್ನು ರಚಿಸುವ ಘೋಷಣೆ ಮಾಡಿದರು. ತಜ್ಞರು ಅನುಸರಿಸಬೇಕಾದ ಮೂಲ ಆಶಯವನ್ನು ಹೀಗೆ ಹೇಳಿದರು: “ಪಠ್ಯಪುಸ್ತಕಗಳನ್ನು ಸಾಮಾಜಿಕ ಸಾಮರಸ್ಯ, ನೈತಿಕ ಮೌಲ್ಯಗಳು, ವ್ಯಕ್ತಿತ್ವ ವಿಕಸನ, ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ, ಜಾತ್ಯತೀತತೆ ಮತ್ತು ರಾಷ್ಟ್ರೀಯ ಬದ್ಧತೆಗಳಿಗೆ ಅನುವಾಗುವಂತೆ ತಜ್ಞರ ಸಮಿತಿಯನ್ನು ಪುನರ್ ರಚಿಸಲಾಗುವುದು” ಇದು ಬಜೆಟ್ ಭಾಷಣದಲ್ಲಿ ಸಾಧರಪಡಿಸಿದ ಆಶಯ.

ಆನಂತರ ಶಿಕ್ಷಣ ಇಲಾಖೆಯು ಒಂದರಿಂದ ಹತ್ತನೇ ತರಗತಿಯವರೆಗಿನ ಪಠ್ಯಪುಸ್ತಕಗಳ ಪರಿಷ್ಕರಣೆಗಾಗಿ ೨೨ ಸಮಿತಿಗಳನ್ನು ರಚಿಸಿ ದಿನಾಂಕ: ೨೪. ೧೧. ೨೦೧೪ ರಂದು ಆದೇಶ ಹೊರಡಿಸಿತು. ಈ ಸಮಿತಿಗಳು ವಿಷಯವಾರು ಮತ್ತು ತರಗತಿವಾರು ಮಾನದಂಡಕ್ಕನುಗುಣವಾಗಿ ರಚಿತವಾದವು. ವಿವಿಧ ಪಠ್ಯವಿಷಯಗಳಿಗೆ ಸಂಬಂಧಿಸಿದ ತಜ್ಞರು, ಅಧ್ಯಾಪಕರು ಈ ಸಮಿತಿಗಳಲ್ಲಿದ್ದಾರೆ. ಈಗಾಗಲೇ ಲಿಖಿತವಾಗಿ ಬಂದಿರುವ ಅನೇಕ ಆಕ್ಷೇಪಗಳು ಮತ್ತು ವಿಶ್ಲೇಷಣೆಗಳನ್ನು ಪರಿಶೀಲಿಸಿ, ತಪ್ಪು ಒಪ್ಪುಗಳ ಬಗ್ಗೆ ನಿರ್ಣಯಿಸಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ ಹೊಣೆಹೊತ್ತ ಈ ಸಮಿತಿಗಳಿಗೆ ‘ಅಗತ್ಯವಿದ್ದಲ್ಲಿ ಪಠ್ಯವಸ್ತುವನ್ನು ಪರಿಷ್ಕರಿಸಿ ನಂತರ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ’ ಸ್ವಾತಂತ್ರ್ಯವನ್ನು ೨೪.೧೧.೨೦೧೪ ರ ಆದೇಶದಲ್ಲೇ ನೀಡಲಾಗಿತ್ತು. ಆನಂತರ ೧೯.೦೯.೨೦೧೫ ರಂದು ಹೊಸ ಆದೇಶ ಹೊರಡಿಸಿ ‘ಅಗತ್ಯವಿದ್ದಲ್ಲಿ ಪುನರ್ ರಚಿಸುವ’ ಸ್ವಾತಂತ್ರ್ಯವನ್ನು ನೀಡಲಾಯಿತು. ಹೀಗೆ ಸಮಗ್ರ ಪರಿಷ್ಕರಣೆಗೊಂಡ ಪಠ್ಯಪುಸ್ತಕಗಳನ್ನು ೨೦೧೬-೧೭ ರ ಬದಲು ೨೦೧೭-೧೮ ನೇ ಶೈಕ್ಷಣಿಕ ವರ್ಷದಲ್ಲಿ ಜಾರಿಗೊಳಿಸಲಾಗುವುದೆಂದು ಇದೇ ಆದೇಶದಲ್ಲಿ ತಿಳಿಸಲಾಯಿತು.

ಅನೇಕ ವ್ಯಕ್ತಿಗಳೂ ಸಂಘಟನೆಗಳೂ ಸ್ವಯಂಪ್ರೇರಿತರಾಗಿ ಪಠ್ಯಪುಸ್ತಕಗಳ ಮಾಹಿತಿ ದೋಷ, ಆಶಯ ದೋಷಗಳನ್ನು ಪಟ್ಟಿಮಾಡಿ ಶಿಕ್ಷಣ ಸಚಿವರಿಗೆ, ಪಠ್ಯಪುಸ್ತಕ ಸಂಘಕ್ಕೆ ಕಳುಹಿಸಿದ್ದರು. ಅವುಗಳ ಪರಿಶೀಲನೆ ಮಾಡಿದ್ದಲ್ಲದೆ, ಸಮಿತಿಗಳಾಚೆಗೆ ಅನೇಕ ಸಂವಾದಗಳನ್ನು ಏರ್ಪಡಿಸಿ ವಿಚಾರ ವಿನಿಮಯ ಮಾಡಿಕೊಂಡಿದ್ದೇವೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಅಧ್ಯಾಪಕರ ಸಂಘಗಳ ಜೊತೆ ಚರ್ಚಿಸಿದ್ದಲ್ಲದೆ ಪ್ರಶ್ನಾವಳಿ ಸಿದ್ಧಪಡಿಸಿ ಅಧ್ಯಾಪಕರಿಗೆ ಕಳಿಸಿ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ. ಅಧ್ಯಾಪಕರು, ವಿಷಯ ಪರಿವೀಕ್ಷಕರು ಮತ್ತು ಡಯಟ್ ಪ್ರಾಂಶುಪಾಲರ ಪ್ರತ್ಯೇಕ ಸಭೆಗಳನ್ನು ನಡೆಸಿ ವಿಶ್ಲೇಷಣಾತ್ಮಕ ಅಭಿಮತಗಳನ್ನು ಪಡೆಯಲಾಗಿದೆ. ವಿಜ್ಞಾನ, ಸಮಾಜವಿಜ್ಞಾನ, ಗಣಿತ, ಭಾಷೆ ಸಾಹಿತ್ಯಗಳಿಗೆ ಸಂಬಂಧಿಸಿದ ತಜ್ಞರಿಗೆ ಮೊದಲೇ ಪಠ್ಯಪುಸ್ತಕಗಳನ್ನು ಕಳುಹಿಸಿ ಆನಂತರ ಸಭೆನಡೆಸಿ ಚರ್ಚಿಸಲಾಗಿದೆ. ಮಹಿಳಾ ಸಂಘಟನೆ ಹಾಗೂ ವಿಜ್ಞಾನ ಸಂಬಂಧಿ ಸಂಸ್ಥೆಗಳನ್ನು ಆಹ್ವಾನಿಸಿ ಚಿಂತನೆ ನಡೆಸಲಾಗಿದೆ. ಹೀಗೆ ಎಲ್ಲಾ ಮೂಲಗಳಿಂದ ಪಡೆದ ಅರಿವಿನ ಆಧಾರದ ಮೇಲೆ ಪಠ್ಯಪುಸ್ತಕಗಳನ್ನು ಅಗತ್ಯವಿದ್ದುಕಡೆ ಪರಿಷ್ಕರಿಸಲಾಗಿದೆ.

ಬಹುಮುಖ್ಯವಾದ ಇನ್ನೊಂದು ಸಂಗತಿಯನ್ನು ಇಲ್ಲಿ ಹೇಳಬೇಕು. ಕೇಂದ್ರೀಯ ಶಾಲಾ (ಎನ್.ಸಿ.ಇ.ಆರ್.ಟಿ) ಪಠ್ಯಪುಸ್ತಕಗಳ ಜೊತೆ ರಾಜ್ಯದ ಪಠ್ಯಪುಸ್ತಕಗಳನ್ನು ತೌಲನಿಕವಾಗಿ ಅಧ್ಯಯನ ಮಾಡಿ ಸಲಹೆಗಳನ್ನು ನೀಡಲು ವಿಜ್ಞಾನ, ಗಣಿತ ಮತ್ತು ಸಮಾಜವಿಜ್ಞಾನಕ್ಕೆ ಸಂಬಂಧಿಸಿದಂತೆ ತಜ್ಞರ ಮೂರು

ಸಮಿತಿಗಳನ್ನು ರಚಿಸಲಾಯಿತು. ಈ ಸಮಿತಿಗಳು ನೀಡಿದ ತೌಲನಿಕ ವಿಶ್ಲೇಷಣೆ ಮತ್ತು ಸಲಹೆಗಳನುಆಧರಿಸಿ ರಾಜ್ಯ ಪಠ್ಯಪುಸ್ತಕಗಳ ಗುಣಮಟ್ಟವನ್ನು ಹೆಚ್ಚಿಸಲಾಗಿದೆ. ಕೇಂದ್ರೀಯ ಶಾಲಾ ಪಠ್ಯಪುಸ್ತಕಗಳಿಗಿಂತ ನಮ್ಮ ರಾಜ್ಯದ ಪಠ್ಯಪುಸ್ತಕಗಳ ಗುಣಮಟ್ಟ ಕಡಿಮೆಯಾಗದಂತೆ ಕಾಯ್ದುಕೊಳ್ಳಲಾಗಿದೆ. ಜೊತೆಗೆ ಆಂಧ್ರ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳ ಪಠ್ಯಪುಸ್ತಕಗಳ ಜೊತೆ ನಮ್ಮ ಪಠ್ಯಪುಸ್ತಕಗಳನ್ನು ಪರಿಶೀಲಿಸಲಾಗಿದೆ.

ಇನ್ನೊಂದು ಸ್ಪಷ್ಟನೆಯನ್ನು ನೀಡಲು ಬಯಸುತ್ತೇನೆ. ನಮ್ಮ ಸಮಿತಿಗಳು ಮಾಡಿರುವುದು ಪರಿಷ್ಕರಣೆಯೇ ಹೊರತು ಪಠ್ಯಪುಸ್ತಕಗಳ ಸಮಗ್ರ ರಚನೆಯಲ್ಲ. ಆದ್ದರಿಂದ ಈಗಾಗಲೇ ರಚಿತವಾಗಿರುವ ಪಠ್ಯಪುಸ್ತಕಗಳ ಸ್ವರೂಪಕ್ಕೆ ಎಲ್ಲಿಯೂ ಧಕ್ಕೆಯುಂಟುಮಾಡಿಲ್ಲ. ಲಿಂಗತ್ವ ಸಮಾನತೆ, ಪ್ರಾದೇಶಿಕ ಪ್ರಾತಿನಿಧ್ಯ, ರಾಷ್ಟ್ರೀಯ ಸಮಗ್ರತೆ, ಸಮಾನತೆ, ಸಾಮಾಜಿಕ ಸಾಮರಸ್ಯಗಳ ಹಿನ್ನೆಲೆಯಲ್ಲಿ ಕೆಲವು ಪರಿಷ್ಕರಣೆಗಳು ನಡೆದಿವೆ. ಹೀಗೆ ಪರಿಷ್ಕರಿಸುವಾಗ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಮತ್ತು ರಾಜ್ಯ ಪಠ್ಯಕ್ರಮ ಚೌಕಟ್ಟುಗಳನ್ನು ಮೀರಿಲ್ಲವೆಂದು ತಿಳಿಸಬಯಸುತ್ತೇನೆ: ಜೊತೆಗೆ ನಮ್ಮ ಸಂವಿಧಾನದ ಆಶಯಗಳನ್ನು ಅನುಸರಿಸಲಾಗಿದೆ. ಸಮಿತಿಗಳು ಮಾಡಿದ ಪರಿಷ್ಕರಣೆಯನ್ನು ಮತ್ತೊಮ್ಮೆ ಪರಿಶೀಲಿಸಲು ವಿಷಯವಾರು ಉನ್ನತ ಪರಿಶೀಲನ ಸಮಿತಿಗಳನ್ನು ರಚಿಸಿ ಅಭಿಪ್ರಾಯಪಡೆದು ಅಳವಡಿಸಲಾಗಿದೆ.

ಹೀಗೆ ಕ್ರಮಬದ್ಧವಾಗಿ ನಡೆದ ಕೆಲಸಕ್ಕೆ ತಮ್ಮನ್ನು ತಾವು ಸಂಪೂರ್ಣ ತೊಡಗಿಸಿಕೊಂಡ ೨೭ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರನ್ನು ಹಾಗೂ ಉನ್ನತ ಪರಿಶೀಲನಾ ಸಮಿತಿಯ ಸಮಸ್ತರನ್ನು ಕೃತಜ್ಞತೆಯಿಂದ ನೆನೆಯುತ್ತೇವೆ. ಅಂತೆಯೇ ಸಮಿತಿಗಳ ಕೆಲಸ ಸುಗಮವಾಗಿ ನಡೆಯುವಂತೆ ವ್ಯವಸ್ಥೆಮಾಡಲು ಕಾರ್ಯಕ್ರಮ ಅಧಿಕಾರಿಗಳಾಗಿ ನಿಷ್ಠೆಯಿಂದ ದುಡಿದ ಪಠ್ಯಪುಸ್ತಕ ಸಂಘದ ಎಲ್ಲಾ ಅಧಿಕಾರಿಗಳನ್ನೂ ನೆನೆಯುತ್ತೇವೆ. ಸಹಕರಿಸಿದ ಸಿಬ್ಬಂದಿಗೂ ನಮ್ಮ ವಂದನೆಗಳು. ಅಭಿಪ್ರಾಯ ನೀಡಿ ಸಹಕರಿಸಿದ ಸರ್ವ ಸಂಘಟನೆಗಳು ಮತ್ತು ತಜ್ಞರಿಗೆ ಧನ್ಯವಾದಗಳು.

(ಗೋಪಾಲಕೃಷ್ಣ ಹೆಚ್.ಎನ್)

ವ್ಯವಸ್ಥಾಪಕ ನಿರ್ದೇಶಕರು  
ಕರ್ನಾಟಕ ಪಠ್ಯಪುಸ್ತಕ ಸಂಘ (ರಿ)  
ಬೆಂಗಳೂರು-೮೫

(ಪ್ರೊ. ಬರಗೂರು ರಾಮಚಂದ್ರಪ್ಪ)

ಸರ್ವಾಧ್ಯಕ್ಷರು  
ರಾಜ್ಯ ಪಠ್ಯಪುಸ್ತಕ ಪರಿಷ್ಕರಣ ಸಮಿತಿ  
ಕರ್ನಾಟಕ ಪಠ್ಯಪುಸ್ತಕ ಸಂಘ(ರಿ)  
ಬೆಂಗಳೂರು-೮೫



## ಪರಿವಿಡಿ

ಕ್ರ. ಸಂ.	ಪಾಠದ ಹೆಸರು	ಕೃತಿಕಾರರು	ಪು. ಸಂ.
<b>ಗದ್ಯಭಾಗ</b>			
೧.	ಬುದ್ಧನ ಸಲಹೆ	ನಿರುಪಮಾ	೦೧ - ೦೮
೨.	ಕನಸು ಮತ್ತು ಸಂದೇಶ	ಎ.ಪಿ.ಜೆ. ಅಬ್ದುಲ್ ಕಲಾಂ	೦೯ - ೧೬
೩.	ಗಾಂಧೀಜಿಯ ಬಾಲ್ಯ	ಗೊರೂರು ರಾಮಸ್ವಾಮಿ ಅಯ್ಯಂಗಾರ್	೧೭ - ೨೪
೪.	ಸುಕ್ರಿ ಬೊಮ್ಮನ ಗೌಡ	ಶಾಂತಿ ನಾಯಕ	೨೫ - ೩೨
೫.	ಬ್ಲಡ್ ಗ್ರೂಪ್	ವಿಜಯಮಾಲಾ ರಂಗನಾಥ್	೩೩ - ೩೯
೬.	ಪರಿವರ್ತನೆ	ಜಿ. ಎಸ್. ಬಸವರಾಜಶಾಸ್ತ್ರಿ	೪೦ - ೪೬
೭.	ಒಂದು ಮರದ ಬೆಲೆ	ಹಾ.ಮಾ. ನಾಯಕ	೪೭ - ೫೪
೮	ಆಸನದ ಮೇಲೆ ಆಸನ	ರಾಶಿ	೫೫ - ೬೪
<b>ಪದ್ಯಭಾಗ</b>			
೧.	ಅನ್ವೇಷಣೆ	ಜಿ.ಎಸ್. ಶಿವರುದ್ರಪ್ಪ	೬೫ - ೬೮
೨.	ಹಾರಿದ ಹಕ್ಕಿಗಳು	ಆರ್.ವಿ. ಭಂಡಾರಿ	೬೯ - ೭೧
೩.	ಜ್ಯೋತಿಯೇ ಆಗು ಜಗಕಲ್ಲ	ಜನಪದಗೀತೆ	೭೨ - ೭೭
೪.	ನನ್ನ ಹಾಗೆಯೆ	ಸು. ರಂ. ಎಕ್ಕುಂಡಿ	೭೮ - ೮೩
೫.	ತೂಗಿ ತೂಗಿ ಮರಗಳೇ	ಎನ್.ಎಸ್. ಲಕ್ಷ್ಮೀನಾರಾಯಣಭಟ್ಟ	೮೪ - ೮೮
೬.	ಮಳೆ ಬರಲಿ	ಸವಿತಾ ನಾಗಭೂಷಣ	೮೯ - ೯೨
೭.	ಹಕ್ಕಿಗಳು	ಸಿದ್ದಲಿಂಗಯ್ಯ	೯೩ - ೯೭
೮.	ಗೌರವಿಸು ಜೀವನವ	ಡಿ.ವಿ.ಜಿ.	೯೮-೧೦೨

## ಸೈದ್ಧಾಂತಿಕ ವ್ಯಾಕರಣ

ಕ್ರ. ಸಂ.	ವಿಷಯ	ಪು. ಸಂ.
೧	ಕನ್ನಡ ವರ್ಣಮಾಲೆ	೦೭ - ೦೮
೨	ಗುಣಿತಾಕ್ಷರಗಳು - ಸಂಯುಕ್ತಾಕ್ಷರಗಳು	೧೬ - ೧೬
೩	ಕನ್ನಡ ಸಂಧಿಗಳು	೨೩ + ೨೪
೪	ನಾಮಪದ - ವಿಭಕ್ತಿ ಪ್ರತ್ಯಯಗಳು	೩೧ - ೩೨
೫	ತತ್ಸಮ - ತದ್ಭವಗಳು	೩೮ - ೩೯
೬	ವಚನಗಳು - ವಾಕ್ಯರಚನೆ	೪೫ - ೪೬
೭	ಲಿಂಗಗಳು	೫೩ - ೫೪
೮	ದ್ವಿರುಕ್ತಿ - ಜೋಡುನುಡಿ - ನುಡಿಗಟ್ಟು	೬೩ - ೬೪

## ರಚನೆ

೧	ಪತ್ರಲೇಖನ	೧೦೩ - ೧೦೫
೨.	ಪ್ರಬಂಧ ರಚನೆ	೧೦೬ - ೧೦೮
೩.	ಗಾದೆಗಳ ವಿಸ್ತರಣೆ	೧೦೯ - ೧೧೦

## ೧. ಬುದ್ಧನ ಸಲಹೆ

– ನಿರುಪಮಾ

ಪಾಠ ಪ್ರವೇಶ : ಮಾನವ ಒಂದು ಕಡೆ ಪ್ರಾಕೃತಿಕ ಸಂಪನ್ಮೂಲಗಳನ್ನು ಬಳಸಿಕೊಂಡು ಸುಖ, ಶಾಂತಿ ಹಾಗೂ ಸಮೃದ್ಧಿಯ ಜೀವನ ನಡೆಸಿದರೆ, ಮತ್ತೊಂದೆಡೆ ಅದೇ ಪ್ರಾಕೃತಿಕ ಸಂಪನ್ಮೂಲಗಳನ್ನು ಬಳಸಿಕೊಳ್ಳುವಾಗ ಸ್ವಾರ್ಥ, ದ್ವೇಷ ಹಾಗೂ ದುರಾಸೆಗಳನ್ನು ತುಂಬಿಕೊಂಡು ಬದುಕನ್ನು ಸರ್ವನಾಶ ಮಾಡಿಕೊಳ್ಳುತ್ತಿದ್ದಾನೆ. ಸರ್ವರಿಗೂ ಮೀಸಲಾಗಿರುವ ನೆಲ, ಜಲಗಳನ್ನು ಹಂಚಿಕೊಳ್ಳುವಾಗ ವಿವೇಕವನ್ನು ಕಳೆದುಕೊಂಡು ಯುದ್ಧಕ್ಕೆ ಸನ್ನದ್ಧನಾಗುತ್ತಾನೆ. ಯುದ್ಧಗಳಿಂದ ಅಪಾರ ಸಾವು ನೋವುಗಳು ಉಂಟಾಗಿ ಬದುಕು ನರಕವಾಗಿ ಬಿಡುತ್ತದೆ ಎಂಬ ಸತ್ಯವನ್ನು ಮರೆತುಬಿಡುತ್ತಾನೆ. ಇಂದು ಮನುಷ್ಯ ಬದುಕಲು ಗಾಳಿ, ನೀರು, ಆಹಾರ ಎಷ್ಟು ಮುಖ್ಯವೋ ಸುಖ ಶಾಂತಿ ನೆಮ್ಮದಿಗಳೂ ಅಷ್ಟೇ ಮುಖ್ಯ ಎಂಬುದನ್ನು ಎಲ್ಲರೂ ಅರಿಯಬೇಕಿದೆ. ಜೀವನದಲ್ಲಿ ಎಂತಹ ಸಮಸ್ಯೆಗಳು ಉದ್ಭವಿಸಿದರೂ ಅವುಗಳನ್ನು ವಿವೇಕದಿಂದ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸಾಧ್ಯವಿದೆ ಎಂಬ ಸಂದೇಶ 'ಬುದ್ಧನ ಸಲಹೆ' ಪಾಠದ ಮೂಲಕ ವ್ಯಕ್ತವಾಗುತ್ತದೆ.

ಬಹಳ ವರುಷಗಳ ಹಿಂದಿನ ಮಾತು. ಭಾರತದ ಉತ್ತರ ಭಾಗದಲ್ಲಿ ಕಪಿಲವಸ್ತುವೆಂಬ ನಗರವಿತ್ತು. ಅದನ್ನು ಶಾಕ್ಯರೆಂಬ ಅರಸು ಮನೆತನದವರು ಆಳುತ್ತಿದ್ದರು. ಶಾಕ್ಯರ ಅರಸ ಶುದ್ಧೋಧನನಿಗೆ ಸಿದ್ಧಾರ್ಥ ನೆಂಬ ಮಗ ಹುಟ್ಟಿದನು. ಆತ ಬೆಳೆದ ಮೇಲೆ ಸನ್ಯಾಸ ಸ್ವೀಕರಿಸಿ ಭಗವಾನ್ ಬುದ್ಧನಾದನು.

ಈಗ ನೇಪಾಳ ದೇಶದಲ್ಲಿ ಸೇರಿಹೋಗಿರುವ ಕಪಿಲವಸ್ತು ನಗರದ ಸಮೀಪದಲ್ಲಿ ಹೇಮಕೂಟ ಪರ್ವತಗಳಿವೆ. ಆ ಪರ್ವತದಲ್ಲಿ ಹುಟ್ಟಿದ ಗಂಗಾನದಿ ದಕ್ಷಿಣಕ್ಕೆ ಕಾಶೀನಗರದವರೆಗೆ ಹರಿದು ನಂತರ ಕವಲಾಗಿ ಬಂಗಾಳ ಸಮುದ್ರಕ್ಕೆ ಸೇರುತ್ತದೆ. ಆ ಕಾಲದಲ್ಲಿ ಗಂಗಾನದಿಯ ಎರಡು ಬದಿಗಳಲ್ಲಿ ಎರಡು ರಾಜ್ಯಗಳಿದ್ದವು. ಒಂದು ವತ್ತ ರಾಜ್ಯ ಇನ್ನೊಂದು ಮಗಧ ರಾಜ್ಯ. ಈ ನದಿಯಿಂದ ಎರಡೂ ರಾಜ್ಯಗಳು ಉಪಯೋಗ ಪಡೆದು ಸುಭಿಕ್ಷವಾಗಿದ್ದವು.

ಈ ಎರಡೂ ರಾಜ್ಯಗಳವರು ಆ ನದಿಯನ್ನು ತಾಯಿಯಂತೆ ಪೂಜಿಸುತ್ತಿದ್ದರು. ಆ ನದಿಯ ನೀರಿನಿಂದ ಎರಡೂ ರಾಜ್ಯಗಳ ನೆಲ ಸಸ್ಯಶ್ಯಾಮಲವಾಗಿತ್ತು. ಎತ್ತ ನೋಡಿದರೂ ಹಸಿರು ತುಂಬಿ ಬೆಳೆ ಬೆಳೆದು ಸುಭಿಕ್ಷದಿಂದ ಜನರು ಸುಖವಾಗಿದ್ದರು. ಇವರೆಲ್ಲರೂ ಗಂಗಾನದಿಯನ್ನು ತಮಗೆ ಅನ್ನ ನೀಡುವ ತಾಯಿ ಎನ್ನುತ್ತಿದ್ದರು. ಆದರೆ ಅವರಿಬ್ಬರನ್ನೂ ಕ್ರಮೇಣ ಸ್ವಾರ್ಥ ಆವರಿಸಿತು. ಈ ನದಿಯ ಮೇಲೆ ತಮ್ಮ

ಸಂಪೂರ್ಣ ಅಧಿಕಾರ ಸ್ಥಾಪಿಸಬೇಕೆಂಬ ದುರಾಸೆ ಈ ಎರಡೂ ರಾಜ್ಯಗಳ ರಾಜರಿಗೆ ಉಂಟಾಯಿತು. ದಿನ ಕಳೆದಂತೆ ಈ ಸ್ವಾರ್ಥ ಹೆಮ್ಮರವಾಗಿ ಬೆಳೆದು ಎರಡೂ ರಾಜ್ಯಗಳವರು ಯುದ್ಧಕ್ಕೆ ಸಿದ್ಧವಾಗುವ ಉತ್ಕಟ ಪರಿಸ್ಥಿತಿ ಉಂಟಾಯಿತು.

ಅವರು ಯುದ್ಧಕ್ಕೆ ನಿಂತಾಗ ಬುದ್ಧ ಭಗವಾನ್ ಅಲ್ಲಿಗೆ ಬಂದ. ಆತ ಯುದ್ಧಕ್ಕೆ ಸಿದ್ಧವಾದ ಎರಡೂ ಕಡೆಯ ಸೈನ್ಯಗಳನ್ನು ನೋಡಿ ಅವುಗಳ ನಡುವೆ ನಿಂತುಕೊಂಡ. ಬುದ್ಧದೇವನನ್ನು ನೋಡಿ ಎರಡೂ ಕಡೆಯವರು ಸ್ವಲ್ಪ ಹಿಂದಕ್ಕೆ ಸರಿದರು.

ಬುದ್ಧದೇವನು ಇಬ್ಬರೂ ರಾಜ-ಮಂತ್ರಿಗಳನ್ನು ಹಾಗೂ ಇತರ ಅಧಿಕಾರಿಗಳನ್ನು ತನ್ನ ಬಳಿಗೆ ಕರೆದು ಎಲ್ಲರಿಗೂ ಕೇಳಿಸುವಂತೆ ಗಟ್ಟಿಯಾಗಿ ಕೇಳಿದ.

“ನೀವು ಯುದ್ಧ ಮಾಡಲು ಏಕೆ ಸಿದ್ಧರಾಗಿದ್ದೀರಿ?”

“ನಮ್ಮ ಜೀವನಾಧಾರವಾದ ಗಂಗಾನದಿಯ ನೀರಿಗಾಗಿ” - ಅವರೆಲ್ಲರೂ ಒಕ್ಕೊರಲಿನಿಂದ ಉತ್ತರವಿತ್ತರು.

“ನದಿಯ ನೀರು, ಮಾನವ ರಕ್ತ ಇವೆರಡರಲ್ಲಿ ಯಾವುದು ಹೆಚ್ಚು ಬೆಲೆಯುಳ್ಳದ್ದು?”



“ಮನುಷ್ಯನ ರಕ್ತ ನದಿ ನೀರಿಗಿಂತ ತುಂಬ ಬೆಲೆಯುಳ್ಳದ್ದು” ಎರಡೂ ಕಡೆಯವರಿಂದ ಉತ್ತರ ಬಂತು.

“ಹಾಗಾದರೆ ನೀವು ಕಡಿಮೆ ಬೆಲೆ ಇರುವ ನೀರಿಗಾಗಿ ಅದಕ್ಕಿಂತಲೂ ಅಮೂಲ್ಯವಾದ ರಕ್ತವನ್ನು ಹರಿಸಲು ಏಕೆ ಸಿದ್ಧರಾಗಿದ್ದೀರಿ?” ಎಂದು ಬುದ್ಧ ಪುನಃ ಪ್ರಶ್ನಿಸಿದ.

“ನಮ್ಮ ಜೀವಗಳಿಗೆ ಈ ಗಂಗಾನದಿಯ ನೀರು ತುಂಬಾ ಅವಶ್ಯಕವಲ್ಲವೇ?” ಎಂದು ಎರಡೂ ಕಡೆಯವರು ಕೇಳಿದರು.

“ನೀವು ಜೀವಿಸಬೇಕೆಂದಿದ್ದೀರಲ್ಲವೇ? ಮತ್ತೆ ಸಾಯಲೇಕೆ ಸಿದ್ಧರಾಗಿದ್ದೀರಿ?” ಎಂದು ಕೇಳಿದ ಬುದ್ಧ.

ಎರಡೂ ರಾಜ್ಯದ ಮಂತ್ರಿಗಳು ಹೀಗೆ ಹೇಳಿದರು:

“ಸ್ವಾಮಿ ! ಎರಡೂ ರಾಜ್ಯಗಳ ನಡುವೆ ದ್ವೇಷ ಅಸೂಯೆಗಳಿಂದ ಪರಿಸ್ಥಿತಿ ವಿಷಮಿಸಿದೆ. ಇದಕ್ಕೆ ಪರಿಹಾರವೇ ಇಲ್ಲ. ಈಗ ಯುದ್ಧದ ಹೊರತು ಬೇರೆ ದಾರಿಯಿಲ್ಲ.”

ಬುದ್ಧದೇವ ನಕ್ಕು - “ನೀವು ದ್ವೇಷದಿಂದ ದ್ವೇಷವನ್ನು ಜಯಿಸಲು ಹೋದರೆ ಕೊನೆಗೆ ನಿಮಗೆ ಉಳಿಯುವುದು ಈರ್ಷ್ಯೆಯೇ. ಇವುಗಳಿಂದ ಜೀವಿಗಳಿಗೆ ದುಃಖವೇ ಹೊರತು ಸುಖವಲ್ಲ. ಈಗ ಸುಖವಾಗಿರುವ ನೀವು ದುಃಖ ತಂದುಕೊಳ್ಳುವ ಮಾರ್ಗ ಇದು” ಎಂದಾಗ ಎರಡೂ ಕಡೆಯ ರಾಜರು ತೆಪ್ಪಗಾದರು. ಅವರು ಕೇಳಿದರು :

“ಹಾಗಾದರೆ ಏನು ಮಾಡಬೇಕೆನ್ನುತ್ತೀರಿ ಭಗವಾನ್?”

“ಮನುಷ್ಯ ಸುಖವಾಗಿ ಜೀವಿಸಲು ನೀರು, ಗಾಳಿ, ಆಹಾರ ಎಲ್ಲವೂ ಮುಖ್ಯವಾದಂತೆ ಶಾಂತಿಯೂ ಅಷ್ಟೇ ಮುಖ್ಯ. ಯುದ್ಧದಿಂದ ಶಾಂತಿ ನಾಶವಾಗುತ್ತದೆ. ನೀವೇ ಕೈಯಾರೆ ನಿಮ್ಮ ಸುಖ ನಾಶ ಮಾಡಿಕೊಳ್ಳುವುದನ್ನು ಬಿಟ್ಟು ವಿವೇಕ ತಂದುಕೊಂಡು ಸುಖವಾಗಿರಿ. ಪ್ರಕೃತಿ ಜೀವಿಗಳಿಗೆ ವರವೇ ಹೊರತು ಶಾಪವಲ್ಲ. ಆ ವರವನ್ನು ಸರ್ವಮಾನವರೂ ಸಮಾನವಾಗಿ ಹಂಚಿಕೊಂಡಾಗ ಎಲ್ಲರಿಗೂ ಸುಖ ಶಾಂತಿ ಸಿಗುತ್ತದೆ” ಎಂದು ಬುದ್ಧದೇವ ಬೋಧಿಸಿದ. ಎರಡೂ ಕಡೆಯ ರಾಜರಿಗೆ ಈ ಸಲಹೆ ಸತ್ಯವೆನಿಸಿತು. ಎಲ್ಲರೂ ಬುದ್ಧದೇವನಿಗೆ ನಮಸ್ಕರಿಸಿ ಯುದ್ಧ ಬೇಡವೆಂದು ತಮ್ಮ ತಮ್ಮ ಊರಿಗೆ ಹೊರಟರು. ಅಂದಿನಿಂದ ಆ ಎರಡೂ ರಾಜ್ಯದ ಜನರು ಸ್ನೇಹದಿಂದ ಸುಖವಾಗಿದ್ದರು.

\* \* \* \*

## ಕೃತಿಕಾರರ ಪರಿಚಯ :

ಡಾ. ನಿರುಪಮಾ ಅವರು ೧೯೩೩ ರಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿಯಲ್ಲಿ ಜನಿಸಿದರು. ಸಂಸ್ಕೃತ, ತೆಲುಗು, ಕನ್ನಡ, ಇಂಗ್ಲಿಷ್, ಹಿಂದಿ, ಬಂಗಾಲಿ ಭಾಷೆಗಳನ್ನು ಚೆನ್ನಾಗಿ ಬಲ್ಲ ಇವರು ವಿವಿಧ ಭಾಷೆಗಳ ಉತ್ತಮ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಅವುಗಳಲ್ಲಿ ಪ್ರಮುಖ ಕೃತಿಗಳೆಂದರೆ 'ಅಮೃತಕಲಶ', 'ಪರಿತ್ಯಕ್ತೆ', 'ಭುವನ ವಿಜಯ' ಇವು ಕಾದಂಬರಿಗಳು. 'ಭಾರತೀಯ ನಾರಿ ನಡೆದು ಬಂದ ದಾರಿ', 'ಭಾವಮುಖಿ' ಇವು ಸಂಕಲನ ಕೃತಿಗಳು. 'ರಣಹದ್ದು', 'ಅಧಿಕಾರಿಗಳ ಅವಾಂತ್ರ' ಇವು ನಾಟಕಗಳು, 'ಮಕ್ಕಳ ಸಾಹಿತ್ಯ-೨೫', 'ಕರ್ನಾಟಕದ ಕವಯಿತ್ರಿಗಳು' ಇನ್ನು ಮುಂತಾದವು.



ಇವರಿಗೆ ಯೂನಿಸೆಫ್ ಮಕ್ಕಳ ಸಾಹಿತ್ಯ ಶಾಸ್ತ್ರಜ್ಞ ಸಂಸ್ಥೆಯ "ಸದೋದಿತಾ" ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಅನುಪಮಾ ಪ್ರಶಸ್ತಿ, ಸಾಹಿತ್ಯ ಶಿರೋಮಣಿ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿಗಳು ಲಭಿಸಿವೆ. 'ಬುದ್ಧನ ಸಲಹೆ' ಕಥೆಯನ್ನು 'ಶತಮಾನದ ಮಕ್ಕಳ ಸಾಹಿತ್ಯ' ಪುಸ್ತಕದಿಂದ ಆಯ್ದುಕೊಳ್ಳಲಾಗಿದೆ.

## ಅಭ್ಯಾಸ

### I. ಪದಗಳ ಅರ್ಥ ತಿಳಿಯಿರಿ :

ಅಮೂಲ್ಯ - ಬೆಲೆಕಟ್ಟಲಾಗದ

ಈರ್ಷ್ಯೆ - ಅಸೂಯೆ; ಹೊಟ್ಟೆಕಿಚ್ಚು.

ಕವಲು - ಭಿನ್ನತೆ; ಎರಡು ಭಾಗ.

ತೆಪ್ಪಾಗು - ಸುಮ್ಮನಾಗು; ಏನೂ ತಿಳಿಯದಾಗು.

ದ್ವೇಷ - ಹಗೆತನ; ವೈರತ್ವ.

ವರ - ಅನುಗ್ರಹ; ಶ್ರೇಷ್ಠ.

ಸಲಹೆ - ಬುದ್ಧಿವಾದ; ಮಾರ್ಗದರ್ಶನ.

ಸ್ವಾರ್ಥ - ಸ್ವಪ್ರಯೋಜನ; ಸ್ವಹಿತ; ತನಗಾಗಿ.

ಅಸೂಯೆ - ಹೊಟ್ಟೆಕಿಚ್ಚು

ಉತ್ಕಟ - ಅಧಿಕ; ಪ್ರಬಲವಾದ.

ತೆಪ್ಪಗೆ - ಸುಮ್ಮನೆ; ಮಾತಿಲ್ಲದೆ.

ದುರಾಸೆ - ಅತಿ ಆಸೆ; ಕೆಟ್ಟ ಬಯಕೆ.

ನೆರೆಹೊರೆ - ಸುತ್ತಮುತ್ತ

ವಿಷಮಿಸು - ನಂಜಾಗು; ವಿಕೋಪಕ್ಕೆ ತಿರುಗು.

ಸುಭಿಕ್ಷೆ - ಒಳ್ಳೆಯ ಕಾಲ; ಸಮೃದ್ಧಿ.

## II. ಪ್ರಶ್ನೆಗಳು :

ಅ) ಬಿಟ್ಟ ಸ್ಥಳಗಳನ್ನು ಸೂಕ್ತ ಪದದಿಂದ ಭರ್ತಿ ಮಾಡಿರಿ.

೧. ಸಿದ್ಧಾರ್ಥನ ತಂದೆಯ ಹೆಸರು \_\_\_\_\_

೨. ವತ್ಸ ಮತ್ತು ಮಗಧ ರಾಜ್ಯಗಳ ನಡುವೆ ಹರಿಯುವ ನದಿ \_\_\_\_\_

೩. ವತ್ಸ ಮತ್ತು ಮಗಧ ರಾಜ್ಯಗಳ ನಡುವೆ ಶಾಂತಿ ನೆಲೆಸುವಂತೆ ಮಾಡಿದವರು \_\_\_\_\_

೪. 'ಬುದ್ಧನ ಸಲಹೆ' ಪಾಠದ ಆಕರ ಕೃತಿ \_\_\_\_\_

ಆ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ಗಂಗಾನದಿ ಎಲ್ಲಿ ಹುಟ್ಟಿ ಯಾವ ಸಮುದ್ರವನ್ನು ಸೇರುತ್ತದೆ?

೨. ಬುದ್ಧನ ಪ್ರಕಾರ ನದಿ ನೀರಿಗಿಂತ ಹೆಚ್ಚು ಬೆಲೆಯುಳ್ಳದ್ದು ಯಾವುದು? ಏಕೆ?

೩. ಬುದ್ಧ ದೇವನು ಹೇಳುವಂತೆ ಜೀವನದಲ್ಲಿ ಸುಖ ಶಾಂತಿ ಸಿಗಬೇಕಾದರೆ ಏನು ಮಾಡಬೇಕು?

೪. ವತ್ಸ ಮತ್ತು ಮಗಧ ರಾಜ್ಯದವರು ಯುದ್ಧವನ್ನು ಏಕೆ ನಿಲ್ಲಿಸಿದರು?

ಇ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ವತ್ಸ ಮತ್ತು ಮಗಧ ರಾಜ್ಯದ ಜನರು ಗಂಗಾ ನದಿಯನ್ನು ತಾಯಿಯಂತೆ ಏಕೆ ಪೂಜಿಸುತ್ತಿದ್ದರು?

೨. ವತ್ಸ ಮತ್ತು ಮಗಧ ರಾಜ್ಯಗಳ ನಡುವೆ ದ್ವೇಷ ಏಕೆ ಹೆಚ್ಚಾಯಿತು?

೩. ಬುದ್ಧನು ಹೇಳುವಂತೆ ದ್ವೇಷ ದುಃಖವನ್ನು ಹೇಗೆ ಹೆಚ್ಚಿಸುತ್ತದೆ?

೪. ವತ್ಸ ಮತ್ತು ಮಗಧ ರಾಜ್ಯದವರಿಗೆ ಸುಖಶಾಂತಿಯ ಮಹತ್ವವನ್ನು ಬುದ್ಧನು ಹೇಗೆ ಬೋಧಿಸಿದನು?

೫. ಬುದ್ಧ ದೇವನು ವತ್ಸ ಮತ್ತು ಮಗಧ ರಾಜ್ಯಗಳ ನಡುವಿನ ಯುದ್ಧವನ್ನು ಏಕೆ ತಪ್ಪಿಸಿದನು?

ಈ) ಕೆಳಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೧. ವತ್ಸ ಮತ್ತು ಮಗಧ ರಾಜ್ಯಗಳು ಯುದ್ಧ ಮರೆತು ಶಾಂತಿಯಿಂದ ನೆಲೆಸಿದುದು ಹೇಗೆ?

೨. ಬದುಕಿನಲ್ಲಿ ಸುಖ ಶಾಂತಿ ನೆಮ್ಮದಿಗಳನ್ನು ಕಂಡುಕೊಳ್ಳುವುದು ಹೇಗೆ? ಚರ್ಚಿಸಿ.

ಉ) ಸಂದರ್ಭದೊಡನೆ ವಿವರಿಸಿರಿ.

೧. 'ಮನುಷ್ಯನ ರಕ್ತ ನದಿ ನೀರಿಗಿಂತ ಬೆಲೆಯುಳ್ಳದ್ದು.'

೨. 'ನೀವು ಜೀವಿಸಬೇಕೆಂದಿದ್ದೀರಲ್ಲವೆ? ಮತ್ತೆ ಸಾಯಲೇಕೆ ಸಿದ್ಧರಾಗಿದ್ದೀರಿ?'

೩. 'ಪ್ರಕೃತಿ ಜೀವಿಗಳಿಗೆ ವರವೇ ಹೊರತು ಶಾಪವಲ್ಲ.'

### III. ಭಾಷಾಭ್ಯಾಸ :

ಅ) ಸ್ವರಾಕ್ಷರಗಳಿಂದ ಆರಂಭಗೊಳ್ಳುವ ಪದಗಳನ್ನು 'ಬುದ್ಧನ ಸಲಹೆ' ಪಾಠದಿಂದ ಆಯ್ದು ಅವುಗಳನ್ನು ಅಕಾರಾದಿಯಾಗಿ ಜೋಡಿಸಿ ಬರೆಯಿರಿ.

ಉದಾ : ಅದನ್ನು  
ಅರಸು  
ಉತ್ತರ

ಆ) 'ಬುದ್ಧನ ಸಲಹೆ' ಪಾಠದಲ್ಲಿ ಅನುಸ್ವಾರ ವಿಸರ್ಗಗಳಿಂದ ಕೂಡಿರುವ ಪದಗಳನ್ನು ಆಯ್ದು ಬರೆಯಿರಿ.  
ಉದಾ : ಗಂಗಾ, ಒಂದು, ದುಃಖ, ಪುನಃ.....

ಇ) ಪ್ರಸ್ತುತ ಪಾಠದಲ್ಲಿ ಸ, ಶ, ಷ ಅಕ್ಷರಗಳಿರುವ ಪದಗಳನ್ನು ಪಟ್ಟಿಮಾಡಿ ಅವುಗಳ ಸ್ಪಷ್ಟ ಉಚ್ಚಾರಣೆಯನ್ನು ಅಭ್ಯಾಸ ಮಾಡಿರಿ.

ಉದಾ : ಸಸ್ಯಶ್ಯಾಮಲೆ, ಸನ್ಯಾಸ, ದೇಶ, ಸುಖ, ಶಾಂತಿ, ಈರ್ಷ್ಯೆ.

ಈ) ಕೆಳಗಿನ ಪದಗಳಿಗೆ ವಿರುದ್ಧಾರ್ಥ ಬರೆಯಿರಿ.

ಮೌಲ್ಯ, ಸುಖ, ವರ, ಸತ್ಯ, ಪವಿತ್ರ, ಸ್ವಾರ್ಥ.

ಉ) ಕೆಳಗಿನ ಪದಗಳನ್ನು ಸ್ವಂತ ವಾಕ್ಯದಲ್ಲಿ ಉಪಯೋಗಿಸಿರಿ.

ಹಿಂಜರಿಕೆ, ವಿವೇಕ, ಸ್ವಾರ್ಥ, ಸುಖಶಾಂತಿ, ಸುಭಿಕ್ಷೆ, ಸಸ್ಯಶ್ಯಾಮಲ.

ಊ) ಈ ಕೆಳಗಿನ ಹೇಳಿಕೆಯ ಮೇಲೆ ತರಗತಿಯಲ್ಲಿ ಚರ್ಚೆ ನಡೆಸಿರಿ.

೧. ದ್ವೇಷದಿಂದ ದ್ವೇಷವನ್ನು ಜಯಿಸಲು ಹೋದರೆ ಕೊನೆಗೆ ಉಳಿಯುವುದು ಈರ್ಷ್ಯೆಯೇ.

೨. ಯುದ್ಧದಿಂದ ಶಾಂತಿ ನಾಶವಾಗುತ್ತದೆ.

೩. ಮನುಷ್ಯನ ರಕ್ತ ನದಿ ನೀರಿಗಿಂತ ಬೆಲೆಯುಳ್ಳದ್ದು.

೪. ಪ್ರಕೃತಿ ಜೀವಿಗಳಿಗೆ ವರವೇ ಹೊರತು ಶಾಪವಲ್ಲ.



#### IV. ಸೈದ್ಧಾಂತಿಕ ವ್ಯಾಕರಣ :

ಕನ್ನಡ ವರ್ಣಮಾಲೆಯಲ್ಲಿ ಒಟ್ಟು ೪೯ ಅಕ್ಷರಗಳಿವೆ. ಅವುಗಳಲ್ಲಿ ಮೂರು ಭಾಗಗಳಿವೆ.

- ೧. ಸ್ವರಗಳು - ೧೩
  - ೨. ಯೋಗವಾಹಗಳು - ೦೨
  - ೩. ವ್ಯಂಜನಗಳು - ೩೪
- ಒಟ್ಟು - ೪೯

#### ೧. ಸ್ವರಗಳು : (೧೩)

ಸರಳವಾಗಿ, ಸ್ವತಂತ್ರವಾಗಿ, ಸಹಜವಾಗಿ ಉಚ್ಚರಿಸಲು ಬರುವ ಅಕ್ಷರಗಳೇ ಸ್ವರಗಳು. ಕನ್ನಡದಲ್ಲಿ ಒಟ್ಟು ೧೩ ಸ್ವರಾಕ್ಷರಗಳಿವೆ. ಅವುಗಳನ್ನು ಈ ಕೆಳಗಿನಂತೆ ಎರಡು ಭಾಗಗಳಾಗಿ ವಿಂಗಡಿಸಿದೆ.

**ಹ್ರಸ್ವಸ್ವರ (೬) -** ಒಂದು ಮಾತ್ರಾಕಾಲದಲ್ಲಿ ಉಚ್ಚರಿಸುವ ಅಕ್ಷರಗಳನ್ನು ಹ್ರಸ್ವ ಸ್ವರಗಳು ಎನ್ನುತ್ತೇವೆ.  
ಉದಾ : ಅ, ಇ, ಉ, ಋ, ಎ, ಒ.

**ದೀರ್ಘಸ್ವರ (೭) -** ಎರಡು ಮಾತ್ರಾಕಾಲದಲ್ಲಿ ಉಚ್ಚರಿಸುವ ಅಕ್ಷರಗಳನ್ನು ದೀರ್ಘ ಸ್ವರಗಳು ಎನ್ನುತ್ತೇವೆ.  
ಉದಾ : ಆ, ಈ, ಊ, ಐ, ಓ, ಔ.

#### ೨. ಯೋಗವಾಹಗಳು : (೨)

ಸ್ವರಗಳ ಸಂಬಂಧ ಪಡೆದು ಉಚ್ಚರಿಸಲ್ಪಡುವ ಅಕ್ಷರಗಳು. ಇವು ಕನ್ನಡದಲ್ಲಿ ಎರಡು ಇವೆ.  
ಉದಾ : ಠ (ಅನುಸ್ವಾರ) ಃ (ವಿಸರ್ಗ)

#### ೩. ವ್ಯಂಜನಗಳು : (೩೪)

ಸ್ವರಗಳ ಸಹಾಯದಿಂದ ಉಚ್ಚರಿಸುವ ಅಕ್ಷರಗಳೇ ವ್ಯಂಜನಗಳು. ಇವುಗಳಲ್ಲಿ ಎರಡು ಪ್ರಕಾರಗಳಿವೆ. ಅವುಗಳೆಂದರೆ,

- ೧. ವರ್ಗೀಯ ವ್ಯಂಜನಗಳು (೨೫)
- ೨. ಅವರ್ಗೀಯ ವ್ಯಂಜನಗಳು (೯)

ವರ್ಗೀಯ ವ್ಯಂಜನಗಳಲ್ಲಿ ಮೂರು ವಿಭಾಗಗಳಿವೆ :

೧) ಅಲ್ಪಪ್ರಾಣ ಅಕ್ಷರಗಳು : ಕಡಿಮೆ ಉಸಿರಿನಿಂದ ಉಚ್ಚರಿಸುವ ಅಕ್ಷರಗಳು

ಕ್, ಚ್, ಟ್, ತ್, ಪ್ ಹಾಗೂ ಗ್, ಜ್, ಡ್, ದ್, ಬ್

(ಪ್ರತಿ ವರ್ಗದಲ್ಲಿ ಒಂದು ಮತ್ತು ಮೂರನೆಯ ಅಕ್ಷರಗಳು) = ೧೦

೨) ಮಹಾಪ್ರಾಣ ಅಕ್ಷರಗಳು : ಹೆಚ್ಚು ಉಸಿರಿನಿಂದ ಉಚ್ಚರಿಸುವ ಅಕ್ಷರಗಳು

ಖ್, ಛ್, ಠ್, ಡ್, ಘ್ ಹಾಗೂ ಫ್, ರ್, ಧ್, ಧ್, ಭ್

(ಪ್ರತಿ ವರ್ಗದಲ್ಲಿ ಎರಡು ಮತ್ತು ನಾಲ್ಕನೆಯ ಅಕ್ಷರಗಳು) = ೧೦

೩) ಅನುನಾಸಿಕ ಅಕ್ಷರಗಳು : ಮೂಗಿನ ಸಹಾಯದಿಂದ ಉಚ್ಚರಿಸುವ ಅಕ್ಷರಗಳು

ಙ, ಞ, ಣ, ನ, ಮ

(ಪ್ರತಿ ವರ್ಗದ ಐದನೆಯ ಅಕ್ಷರಗಳು) = ೦೫

ಅವರ್ಗೀಯ ವ್ಯಂಜನಗಳು : ಒಂದು ನಿರ್ದಿಷ್ಟ ವರ್ಗಕ್ಕೆ ಸೇರಿಸಲು ಸಾಧ್ಯವಾಗದ ವ್ಯಂಜನಗಳೇ ಅವರ್ಗೀಯ ವ್ಯಂಜನಗಳು.

ಯ್, ರ್, ಲ್, ವ್, ಶ್, ಷ್, ಸ್, ಹ್, ಳ್

= ೦೯

V. ಚಟುವಟಿಕೆಗಳು :

೧. 'ಬುದ್ಧನ ಸಲಹೆ' ಪಾಠವನ್ನು ರೂಪಕವಾಗಿ ತರಗತಿಯಲ್ಲಿ ಅಭಿನಯಿಸಿರಿ.

೨. ಪ್ರಚಲಿತ ಯಾವುದಾದರೊಂದು ಸಮಸ್ಯೆಗೆ ಶಾಂತಿ ಹಾಗೂ ತಾಳ್ಮೆಯಿಂದ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬುದನ್ನು ಚರ್ಚೆಯ ಮೂಲಕ ತೀರ್ಮಾನಿಸಿ.

## ೨. ಕನಸು ಮತ್ತು ಸಂದೇಶ

ಮೂಲ: ಎ.ಪಿ.ಜೆ. ಅಬ್ದುಲ್ ಕಲಾಂ

ಕನ್ನಡಕ್ಕೆ: ಜಯಕೃಷ್ಣ ಟಿ.ಎನ್.

**ಪಾಠ ಪ್ರವೇಶ :** ಉತ್ತಮ ಬಾಳ್ವೆ ನಡೆಸುವ ಕನಸು ಹಾಗೂ ಅದನ್ನು ಸಾಕಾರಗೊಳಿಸುವ ಅಂತಃಶಕ್ತಿ, ಸಾಮರ್ಥ್ಯ ಎಲ್ಲರಲ್ಲೂ ಇರುತ್ತದೆ. ನಮ್ಮ ಮನಸ್ಸು ಜಾಗೃತವಸ್ಥೆ ಹಾಗೂ ನಿद्रಾವಸ್ಥೆಯಲ್ಲೂ ಬಳ್ಳಿಯ ಕೆಲಸಗಳಿಗೆ ತುಡಿಯುತ್ತಿರುತ್ತದೆ. ಭಾರತೀಯರಲ್ಲಿ ಪ್ರತಿಭೆ ಇದೆ, ಮೇಧಾಶಕ್ತಿ ಇದೆ, ಸಂಪನ್ಮೂಲಗಳಿವೆ. ಆದರೂ ಭಾರತವೇಕೆ ಇನ್ನೂ ಅಭಿವೃದ್ಧಿ ಸಾಧಿಸಿಲ್ಲ? ನಾವು ಎಲ್ಲಿ ತಪ್ಪಿದ್ದೇವೆ? ನಮ್ಮಲ್ಲಿರುವ ಕೊರತೆಗಳೇನು? ಇವು ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆಗಳು. ಅದಕ್ಕಾಗಿ ನಮ್ಮ ರಾಷ್ಟ್ರಪತಿಯಾಗಿದ್ದ ಅಬ್ದುಲ್ ಕಲಾಂ ಅವರು “ಕನಸುಗಳನ್ನು ಕಾಣಿರಿ, ಕನಸುಗಳು ಭೂತ, ಭವಿಷ್ಯ ಹಾಗೂ ವರ್ತಮಾನದ ಅನುಭವಗಳನ್ನು ಕಟ್ಟಿಕೊಡುತ್ತವೆ. ಜೊತೆಗೆ ನಮ್ಮ ಬದುಕಿಗೆ ಸ್ಫೂರ್ತಿಯ ಸಂದೇಶಗಳಾಗಿರುತ್ತವೆ” ಎಂದಿದ್ದಾರೆ. ಕಲಾಂ ಅವರು ಕಂಡ ಕನಸುಗಳಲ್ಲಿ ಭಾರತದ ಭವಿಷ್ಯವಿದೆ, ಮನುಕುಲದ ಪ್ರೀತಿ ಇದೆ. ಮಾನವ ಕುಲವನ್ನು ಕಟ್ಟಬೇಕಾಗಿರುವುದು ಪ್ರೀತಿಯ ನೆಲೆಗಟ್ಟಿನ ಮೇಲೆ. “ಶಾಂತಿ ನೆಮ್ಮದಿಯ ಸಾಮ್ರಾಜ್ಯ ನಿರ್ಮಾಣವೇ ನಿಜವಾದ ಗೆಲುವು” ಎನ್ನುವ ದಿವ್ಯ ಸಂದೇಶವನ್ನು ಕಲಾಂ ನೀಡಿದ್ದಾರೆ.

**“ಕನಸು ಕಾಣಿರಿ, ಕನಸು ಕಾಣಿರಿ, ಕನಸು ಕಾಣಿರಿ  
ಕನಸುಗಳು ಯೋಚನೆಗಳ ರೂಪ ತಳೆಯುತ್ತವೆ  
ಆ ಯೋಚನೆಗಳು ಕಾರ್ಯರೂಪಕ್ಕಿಳಿಯುತ್ತವೆ”**

ಅದು ೨೦೦೧ ರ ಸೆಪ್ಟೆಂಬರ್ ೩೦. ನಾನು ಜಾರ್ಖಂಡ್ ರಾಜ್ಯದ ರಾಂಚಿಯಿಂದ ಬೊಕಾರೋಗೆ ಪಯಣಿಸುತ್ತಿದ್ದೆ. ನನ್ನನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಇನ್ನೇನು ಭೂಸ್ಪರ್ಶ ಮಾಡಬೇಕೆನ್ನುವಷ್ಟರಲ್ಲಿ ಭಾರೀ ಸದ್ದಿನೊಂದಿಗೆ ನೆಲಕ್ಕವ್ವಳಿಸಿತು. ಅದರ ಎಂಜಿನ್‌ನಲ್ಲಿ ಏನೋ ದೋಷ ಕಾಣಿಸಿಕೊಂಡಿತ್ತು.

ನಾವು ನಿಜಕ್ಕೂ ಅದೃಷ್ಟ ಮಾಡಿರಬೇಕು! ಎಲ್ಲರೂ ಪವಾಡಸದೃಶ ರೀತಿಯಲ್ಲಿ ಬದುಕಿ ಉಳಿದಿದ್ದೆವು! ಅಂದು ದೇವರಿಗೆ ನಾವು ಎಷ್ಟು ಕೃತಜ್ಞತೆ ಹೇಳಿದವೋ!


ಆ ಅನಿರೀಕ್ಷಿತ ಆಘಾತದ ನಡುವೆಯೂ ನಾನು ನನ್ನ ನಿಗದಿತ ಕಾರ್ಯಕ್ರಮವನ್ನು ಮುಂದುವರಿಸಿದೆ. ಮೊದಲೇ ನಿಗದಿಯಾದಂತೆ ಬೊಕಾರೋದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದೆ.

ಆದರೆ, ವೈದ್ಯರು ಬಿಡಬೇಕಲ್ಲ! ನನ್ನಲ್ಲಿ ಇನ್ನೂ ಮನೆ ಮಾಡಿದಂತಿದ್ದ ಆಘಾತ, ಉದ್ದೇಗವನ್ನು ನಿವಾರಿಸಲು ಔಷಧಿಯೊಂದನ್ನು ತೆಗೆದುಕೊಳ್ಳುವಂತೆ ವೈದ್ಯರ ತಂಡವೊಂದು ನನ್ನನ್ನು ಒತ್ತಾಯಿಸಿತು. ಸಾಮಾನ್ಯವಾಗಿ ರಾತ್ರಿ ಒಂದು ಗಂಟೆಗಿಂತ ಮೊದಲು ನಾನು ನಿದ್ರಿಸಿದವನೇ ಅಲ್ಲ. ಆದರೆ, ಆ ಔಷಧಿಯ ಪ್ರಭಾವದಿಂದಲೋ ಏನೋ - ಆ ರಾತ್ರಿ ಕೆಲಗಂಟೆ ಮೊದಲೇ ನಾನು ನಿದ್ರೆಗೆ ಜಾರಿಹೋಗಿದ್ದೆ. ಬೆಳಗ್ಗೆ ಸಾಮಾನ್ಯವಾಗಿ ಆರು ಗಂಟೆಗೇ ಎಳುತ್ತಿದ್ದವನು ಅಂದು ಎಳುವಾಗ ಎಂಟು ದಾಟಿತ್ತು!

ಅದೇನೇ ಇರಲಿ, ಅದು ಸವಿನಿದ್ಧೆಯಂತೂ ಆಗಿರಲಿಲ್ಲ! ಮಧ್ಯೆ ಮಧ್ಯೆ ಎಚ್ಚರಗೊಳ್ಳುತ್ತಿದ್ದೆ. ಏನೇನೋ ಯೋಚನೆಗಳು ಸುಳಿದಾಡುತ್ತಿದ್ದವು. ಆ ದೇವರ ಸೃಷ್ಟಿಯಲ್ಲಿ ಅತ್ಯಂತ ಶ್ರೇಷ್ಠವಾದುದೆನ್ನಲಾದ ಮಾನವ ಕುಲ ಏಕೆ ಇಷ್ಟೊಂದು ವಿಭಜಿತವಾಗಿದೆ? ಇಷ್ಟೊಂದು ಹಿಂಸಾಚಾರಗಳಲ್ಲಿ ಏಕೆ ತೊಡಗಿಸಿಕೊಳ್ಳುತ್ತಿದೆ?..... ಹೀಗೆ ಏನೇನೋ ಯೋಚನೆಗಳು.

ಅಷ್ಟರಲ್ಲಿ, ಐವರು ಮಹಾ ಮೇಧಾವಿಗಳು ಏನನ್ನೋ ಮಾತನಾಡುತ್ತಿರುವಂತೆ ಭಾಸವಾಯಿತು. ನನ್ನ ಅತ್ಯಂತ ಮೆಚ್ಚಿನ ಮಹಾಪುರುಷರು ಅವರು. ನಾನು ಆರಾಧಿಸುವಂಥವರು. ಅವರ ಮಾತುಗಳಲ್ಲಿ ನಾನು ಒಂದು ಉತ್ತರಕ್ಕಾಗಿ ಹುಡುಕಾಡಿದೆ.

ಒಂದು ಕನಸಿಗಿಂತ ಎಷ್ಟೋ ಹೆಚ್ಚು ಸ್ಪುಟವಾದ ಆ ಅನುಭವದಲ್ಲಿ, ನಾನು ನನ್ನನ್ನು ಒಂದು ಮರುಭೂಮಿಯಲ್ಲಿ ಕಂಡೆ! ನನ್ನ ಸುತ್ತ ಎತ್ತ ನೋಡಿದರೂ ಬರೀ ಮರಳು! ಮೈಲಿ-ಮೈಲಿಗಟ್ಟಲೆ ಮರಳು, ದೂರ ದಿಗಂತದವರೆಗೂ! ಆಗಸದಲ್ಲಿ ಪೂರ್ಣಚಂದ್ರ, ಮರಳುಗಾಡಿನುದ್ದಕ್ಕೂ ಹಾಲು ಬೆಳದಿಂಗಳು!



ಆ ಐವರು ಮಹಾಪುರುಷರು - ಮಹಾತ್ಮಾ ಗಾಂಧಿ, ಆಲ್ಬರ್ಟ್ ಐನ್‌ಸ್ಟೀನ್, ಚಕ್ರವರ್ತಿ ಅಶೋಕ, ಅಬ್ರಹಾಂ ಲಿಂಕನ್ ಮತ್ತು ಖಲೀಫ ಉಮರ್ ಎಂದುಬದುರಾಗಿ ಸುತ್ತುವುದು ನಿಂತಿದ್ದರು. ಸುಯ್ಯೆಂದು ಬೀಸುತ್ತಿದ್ದ ಹಿತವಾದ ಗಾಳಿಗೆ ಅವರ ದಿರಿಸುಗಳೆಲ್ಲ ಓಲಾಡುತ್ತಿದ್ದವು.

ಘನಗಾಂಭೀರ್ಯದ ಸಾಕಾರಮೂರ್ತಿ ಚಕ್ರವರ್ತಿ ಅಶೋಕನ ಪಕ್ಕದಲ್ಲೇ ನಿಂತಿದ್ದೆ ನಾನು! ಅವನೆದುರು ನಾನು ತೀರಾ ಕುಬ್ಜನಾದಂತೆ ಅನ್ನಿಸಿತು. ಅಶೋಕ ಎರಡು ಬಗೆಯ ಬದುಕು ಸಾಗಿಸಿದವನು. ಒಂದು ನಿರ್ದಯಿ ಆಕ್ರಮಣಕಾರನಾಗಿ ಹಾಗೂ ಇನ್ನೊಂದು ದಯಾಮಯಿ ಆಡಳಿತಗಾರನಾಗಿ. ನನ್ನ ಬಳಿ ನಿಂತಿದ್ದ ಅಶೋಕ ಆಗ ತಾನೇ ದಿಗ್ವಿಜಯ ಸಾಧಿಸಿ ಮರಳಿ ಬಂದಂತಿದ್ದ. ಆದರೆ ಆ ವಿಜಯಕ್ಕೆ ಭಾರೀ ಬೆಲೆ ತೆತ್ತಿದ್ದ! ಜಯಕ್ಕಾಗಿ ಸಹಸ್ರಾರು ಜನರ ಆಹುತಿ ಪಡೆದಿದ್ದ! ಆ ಕಳಿಂಗ ಸಮರವು ಕಡಿಮೆಯೆಂದರೂ ಮೂರು ಲಕ್ಷ ಜನರ ಬಲಿ ತೆಗೆದುಕೊಂಡಿತ್ತು. ಅಷ್ಟೇ ಸಂಖ್ಯೆಯ ಜನ ತಮ್ಮ ಅಂಗಾಂಗಗಳನ್ನು ಕಳೆದುಕೊಂಡಿದ್ದರು. ಆ ಮರಳುಗಾಡಿನಲ್ಲಿ ಎಲ್ಲರೂ ಚಕ್ರವರ್ತಿ ಅಶೋಕನನ್ನೇ ದಿಟ್ಟಿಸಿ ನೋಡುತ್ತಿದ್ದರು. ಅಷ್ಟರಲ್ಲಿ, ಅಶೋಕ ಮಂಡಿಯೂರಿ ಕುಳಿತು ಯುದ್ಧ ಕವಚ ಮತ್ತು ಕಿರೀಟವನ್ನು ಕಳಚಿಟ್ಟ. ಆತನ ಮುಖ ಯಾಕೋ ಕಳೆಗುದಿತ್ತು. ಅಸಂಖ್ಯ ಜನರ ಸಾವುನೋವಿನಿಂದ ಆತ ಚಿಂತಿತನಾದಂತೆ ಕಂಡುಬರುತ್ತಿತ್ತು.

ಚಕ್ರವರ್ತಿ ಅಶೋಕ ಹಾಗೆಯೇ ಕುಳಿತು ಆಗಸದತ್ತ ನೋಟ ಬೀರಿದ. ಮಂದಪ್ರಕಾಶ ಬೀರುತ್ತಿದ್ದ ಪ್ರಶಾಂತ ಪೂರ್ಣಚಂದ್ರನನ್ನು ಕಂಡ. ತಾಯಿ ಧರಣಿಯ ಮೇಲೆ ದೇವರ ಕೃಪಾದೃಷ್ಟಿ ಹರಿಯುತ್ತಿದ್ದುದನ್ನು ಕಂಡ. ಕೆಳಗೆ ನೋಡಿದರೆ, ತಾನು ಸೃಷ್ಟಿಸಿದ ಬೀಭತ್ಸ ದೃಶ್ಯ! ಎಲ್ಲೆಲ್ಲೂ ರಕ್ತದ ಕೋಡಿ! ತನ್ನ ಕೃತ್ಯವನ್ನು ನೆನೆನೆದು ಚಕ್ರವರ್ತಿ ಅಶೋಕ ಅಸಾಧ್ಯ ಯಾತನೆಪಟ್ಟ.

ರಮ್ಯ ಮನೋಹರ ಮತ್ತು ಬೀಭತ್ಸ ದೃಶ್ಯಗಳ ಸಮಾಗಮದ ಆ ಕ್ಷಣದಲ್ಲಿ - ಅಶೋಕನ ಕೃತ್ಯದ ಬಗ್ಗೆ ಸ್ವತಃ ನಿಸರ್ಗವೇ ಅಸಹನೆ ವ್ಯಕ್ತಪಡಿಸುತ್ತಿರುವಂತೆ ಕಂಡುಬಂದ ಆ ಕ್ಷಣದಲ್ಲಿ - 'ಅಹಿಂಸಾ ಧರ್ಮ'ದ ಉದಯವಾಯಿತು. ಚಕ್ರವರ್ತಿ ಅಶೋಕ ದೇವರ ಆದೇಶವನ್ನು ಶಿರಸಾವಹಿಸಿದ, 'ಅಹಿಂಸಾ ಪರಮೋ ಧರ್ಮಃ' ಸಿದ್ಧಾಂತದ ಮೂಲಕ ಮಾನವ-ಮಾನವ ನಡುವಣ ಪ್ರೀತಿಯ ಮಹತ್ವವನ್ನು ಸಾರಲು ಉದ್ಯುಕ್ತನಾದ.

ನಾನು ನಿಂತಲ್ಲೇ ಒಂದು ಕ್ಷಣ ಗಂಭೀರವಾಗಿ ಯೋಚಿಸಿದೆ. ಆ ಕಳಿಂಗ ಯುದ್ಧವಾದರೂ ಯಾಕಾಯಿತು? ಮಹಾತ್ಮಾ ಗಾಂಧಿ, ಅಬ್ರಹಾಂ ಲಿಂಕನ್ ಮತ್ತು ಅವರಂಥ ಅನೇಕ ಮಹಾಪುರುಷರ ಹತ್ಯೆಯಾದರೂ ಯಾಕಾಯಿತು? ಆ ದೇವರು ತನ್ನ ಸೃಷ್ಟಿಯಲ್ಲಿ ಏನಾದರೂ ತಪ್ಪೆಸಗಿರುವನೇ? ಅಥವಾ ಎರಡನೇ ಸೃಷ್ಟಿಗಾಗಿ ಈ ಮಾನವ ಕುಲದ ನಾಶ ಅನಿವಾರ್ಯವೇ?

ಹಿತವಾದ ಆ ನೀರವತೆಯ ಮಧ್ಯೆ ಮಹಾತ್ಮಾ ಗಾಂಧಿ ಮಾತನಾಡತೊಡಗುತ್ತಾರೆ- 'ಸ್ನೇಹಿತರೆ, ನಮಗೆ ಕೇಳಬರುತ್ತಿರುವ ದಿವ್ಯ ಸಂದೇಶವು ಆ ಸೃಷ್ಟಿಕರ್ತನದು. ಇಲ್ಲಿ ನೆರೆದ ನಾವೆಲ್ಲರೂ ಭೂಗ್ರಹಕ್ಕೆ


ಸೇರಿದವರಾಗಿರುವುದರಿಂದ ಇಡೀ ಮಾನವ ಕುಲಕ್ಕೆ ನಾವು ಆ ಸಂದೇಶವನ್ನು ತಲುಪಿಸಬೇಕಾಗಿದೆ. ನಾನಾ ಜಾತಿ-ಜನಾಂಗ, ಮತ-ಧರ್ಮ ಹಾಗೂ ಭಾಷೆಗಳ ಜನರು ಶಾಂತಿ ನೆಮ್ಮದಿಯಿಂದ, ಏಳಿಗೆ ಸಾಧಿಸುತ್ತಾ ಹೇಗೆ ಬಾಳಬಹುದು ಎಂಬುದನ್ನು ನಾವು ತಿಳಿಸಿಕೊಡಬೇಕಾಗಿದೆ. ಆ ದೇವರು ನಮ್ಮೆಲ್ಲರಿಗೂ ವಿಶಿಷ್ಟವಾದುದೇನನ್ನೋ ದಯಪಾಲಿಸಿದ್ದಾನೆ. ಅದನ್ನು ನಾವು ನಮ್ಮ ಸತ್ಕಾರ್ಯಗಳು ಹಾಗೂ ಶ್ರಮದ ಮೂಲಕ ಮಾನವಕುಲಕ್ಕೆ ತಲುಪಿಸಿದ್ದು ಆಗಿದೆ. ಆದರೆ, ಅದು ಪರಿಣಾಮ ಬೀರಿದೆಯೇ? ಅದಕ್ಕಾಗಿ ಯಾವುದಾದರೂ ದಿವ್ಯ ಸಂದೇಶ ಅಥವಾ ತತ್ವ ಇದೆಯೇ? ದೈವಿಕ ಸೌಂದರ್ಯವು ಮಾನವನ ಹೃದಯವನ್ನು ಪ್ರವೇಶಿಸುವಂತಾಗಬೇಕು. ಇದು ಸಾಧ್ಯವೇ?

ಆಗ ಅಶೋಕ “ಗೆಳೆಯರೇ, ಒಂದು ವಿಷಯವನ್ನಂತೂ ನಾನೀಗ ಚೆನ್ನಾಗಿ ಅರ್ಥ ಮಾಡಿಕೊಂಡಿರುವೆ. ಜಯ ಎಂಬುದು ಸಾವುನೋವು ಉಂಟುಮಾಡುವುದರಲ್ಲಿಲ್ಲ. ಶಾಂತಿ ನೆಮ್ಮದಿಯ ಸಾಮ್ರಾಜ್ಯ ನಿರ್ಮಾಣವೇ ನಿಜವಾದ ಗೆಲುವು” ಎಂದು ಹೇಳುತ್ತಾನೆ.

\* \* \* \*

## ಕೃತಿಕಾರರ ಪರಿಚಯ :

ಎ.ಪಿ.ಜೆ. ಅಬ್ದುಲ್ ಕಲಾಂ ಅವರು ತಮಿಳುನಾಡಿನ ರಾಮೇಶ್ವರದಲ್ಲಿ ದಿನಾಂಕ ೧೫ ನೇ ಅಕ್ಟೋಬರ್ ೧೯೩೧ ರಂದು ಜನಿಸಿದರು. ಇವರ ಪೂರ್ಣ ಹೆಸರು ಅವುಲ್ ಫಕೀರ್ ಜೈನುಲಬ್ದೀನ್ ಅಬ್ದುಲ್ ಕಲಾಂ. ಕಲಾಂ ಅವರು ಮದ್ರಾಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಏರೋನಾಟಿಕಲ್ ಎಂಜಿನಿಯರಿಂಗ್ ಪದವಿ ಪಡೆದ ಬಳಿಕ ಇಸ್ಲೋ ಮತ್ತು ಡಿ.ಆರ್.ಡಿ.ಒ.ದಲ್ಲಿ ಕಾರ್ಯನಿರ್ವಹಿಸಿದರು. ನಂತರ ಭಾರತದ ೧೧ ನೇ ರಾಷ್ಟ್ರಪತಿಯಾಗಿ ೨೨ ನೇ ಜುಲೈ ೨೦೦೨ ರಂದು ಆಯ್ಕೆಯಾದರು. ಸರಳತೆ, ಪ್ರಾಮಾಣಿಕತೆ ಮತ್ತು ಮೇಧಾವಿತನದಿಂದ ನಡೆದುಕೊಂಡು ರಾಷ್ಟ್ರಪತಿ ಹುದ್ದೆಯ ಘನತೆಯನ್ನು ಹೆಚ್ಚಿಸಿದರು.



ಲೇಖಕರಾಗಿದ್ದ ಕಲಾಂ ಅವರು ‘ವಿಂಗ್ಸ್ ಆಫ್ ಫೈರ್’ (ಆತ್ಮಕಥೆ), ‘ಇಂಡಿಯಾ ಮೈ ಡ್ರೀಮ್’ ‘ಇಂಡಿಯಾ ೨೦೨೦’, ‘ಮೈ ಜರ್ನಿ’, ‘ಟಾರ್ಗಟ್ ತ್ರಿ ಬಿಲಿಯನ್’, ‘ಟರ್ನಿಂಗ್ ಪಾಯಿಂಟ್’, ‘ಇಗ್ನೈಟಿಡ್ ಮೈಂಡ್’, ‘ದಿ ಲೈಫ್ ಟೈಮ್ ಮುಂತಾದ ಕೃತಿಗಳನ್ನು ಬರೆದಿದ್ದಾರೆ. ಇವು ಭಾರತದ ಹಲವು ಭಾಷೆಗಳಿಗೆ ತರ್ಜುಮೆಗೊಂಡಿವೆ. ಕಲಾಂ ಅವರ ಸೇವೆಗೆ ಪದ್ಮಭೂಷಣ, ಪದ್ಮವಿಭೂಷಣ ಹಾಗೂ ದೇಶದ ಅತ್ಯುನ್ನತ ‘ಭಾರತ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸುಮಾರು ೩೦ ವಿಶ್ವವಿದ್ಯಾನಿಲಯಗಳು ಕಲಾಂ ಅವರಿಗೆ ಗೌರವ ಡಾಕ್ಟರೇಟ್ ನೀಡಿವೆ. ಇವರು ದಿನಾಂಕ ೨೭ ಜುಲೈ ೨೦೧೫ ರಂದು ಉಪನ್ಯಾಸ ನೀಡುತ್ತಿರುವ ಸಂದರ್ಭದಲ್ಲಿ ಹೃದಯಾಘಾತದಿಂದ ಅಸುನೀಗಿದರು.

ಪ್ರಸ್ತುತ ಗದ್ಯಭಾಗವನ್ನು ಎ.ಪಿ.ಜೆ ಅಬ್ದುಲ್ ಕಲಾಂ ಅವರ ‘ಪ್ರಜ್ವಲಿತ ದೀಪಗಳು’ ಪುಸ್ತಕದಿಂದ ಆಯ್ದುಕೊಳ್ಳಲಾಗಿದೆ. ಈ ಪುಸ್ತಕವನ್ನು ಜಯಕೃಷ್ಣ ಟಿ.ಎನ್. ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.

ಅನುವಾದಕರ ಪರಿಚಯ :

ಶ್ರೀ ಜಯಕೃಷ್ಣ ಟಿ. ಎನ್. ಅವರು ಪತ್ರಕರ್ತರಾಗಿದ್ದು, ಡೇಲ್ ಕಾರ್ನಿಂಗಿ ಅವರ 'ಚಿಂತೆ ಬಿಡಿ: ಹೊಸ ಬದುಕು ಆರಂಭಿಸಿ', 'ಸಮರ್ಥ ನಾಯಕ ನೀವೂ ಆಗಬಲ್ಲಿರಿ!' ಹಾಗೂ ನೆಪೋಲಿಯನ್ ಹಿಲ್ ಅವರ 'ಸಿರಿತನಕ್ಕೆ ಹದಿಮೂರೇ ಹೆಜ್ಜೆ' ಮುಂತಾದ ಅನುವಾದಿತ ಕೃತಿಗಳ ಮೂಲಕ ಕನ್ನಡಿಗರಿಗೆ ಚಿರಪರಿಚಿತರಾಗಿದ್ದಾರೆ.

ಟಿಪ್ಪಣಿಗಳು :

ಅಶೋಕ ಚಕ್ರವರ್ತಿ : (ಕ್ರಿ.ಪೂ. ೩೦೪ - ಕ್ರಿ.ಪೂ. ೨೩೨) ಪ್ರಾಚೀನ ಭಾರತವನ್ನು ಆಳಿದ ಮೌರ್ಯ ಸಾಮ್ರಾಜ್ಯದ ಚಕ್ರವರ್ತಿ. ಅಶೋಕನು ಸದಾ ಯುದ್ಧದಲ್ಲಿ ತೊಡಗಿರುತ್ತಿದ್ದನು. ಈತನು ಕಳಿಂಗದ ಮೇಲೆ ನಡೆಸಿದ ಯುದ್ಧವೇ ಕೊನೆಯದಾಯಿತು. ಕಳಿಂಗ ಯುದ್ಧದ ನಂತರ ಅಶೋಕನು ನಗರ ಪ್ರದಕ್ಷಿಣೆಗೆಂದು ಹೊರಟು ಎಲ್ಲೆಲ್ಲೂ ಸುಟ್ಟು ಹೋದ ಮನೆಗಳನ್ನು, ಚೆಲ್ಲಾಪಿಲ್ಲಿಯಾಗಿ ಬಿದ್ದ ಹೆಣಗಳನ್ನು, ದುಃಖಿತಪ್ರರನ್ನು ನೋಡಿದನು. ಇದರಿಂದ ಅವನ ಮನಸ್ಸು ಮರುಗಿತು. ಕೊನೆಗೆ ಯುದ್ಧವನ್ನು ತ್ಯಜಿಸಿ, ಬೌದ್ಧಧರ್ಮವನ್ನು ಸ್ವೀಕರಿಸುವ ಮೂಲಕ ಶಾಂತಿ ಪ್ರಿಯನಾದನು.

ಅಲ್ಬರ್ಟ್ ಐನ್‌ಸ್ಟೀನ್ (೧೮೭೯-೧೯೫೫): ಜಗತ್ತಿನ ಶ್ರೇಷ್ಠ ವಿಜ್ಞಾನಿಯಾದ ಈತ ಜರ್ಮನಿಯ ಉಲ್ಮ್ ಎಂಬಲ್ಲಿ ಜನಿಸಿದನು. ಪರಮಾಣು ಬಾಂಬಿನ ಸಂಶೋಧನೆಗೆ ಮೂಲಕಾರಣವಾದ 'ಸಾಪೇಕ್ಷತಾ ಸಿದ್ಧಾಂತ'ವನ್ನು ಕಂಡುಹಿಡಿದು ಭೌತಶಾಸ್ತ್ರದಲ್ಲಿ ಕ್ರಾಂತಿಕಾರಕ ಅಲೆಯನ್ನು ಎಬ್ಬಿಸಿದನು. ಎರಡನೇ ಜಾಗತಿಕ ಯುದ್ಧದಲ್ಲಿ ಪರಮಾಣು ಬಾಂಬು ಉಂಟುಮಾಡಿದ ಅನಾಹುತ ಕಂಡು ದುಃಖಿತಪ್ರರಾಗಿ ತಮ್ಮ ಜೀವಿತದ ಕೊನೆಯವರೆಗೆ ಶಾಂತಿ ಸ್ಥಾಪನೆಗಾಗಿ ಶ್ರಮಿಸತೊಡಗಿದರು.

ಅಬ್ರಹಾಂ ಲಿಂಕನ್ (೧೮೦೯-೧೮೬೫): ಅಮೇರಿಕಾದಲ್ಲಿ ಶಾಪವಾಗಿದ್ದ ಗುಲಾಮಗಿರಿಯನ್ನು ವರ್ಣಭೇದ ನೀತಿಯನ್ನು ತೊಲಗಿಸಲು ಹೋರಾಡಿದ ಧೀರೋದ್ಧತ ನಾಯಕ. ಸಾಮಾನ್ಯ ಕುಟುಂಬದಲ್ಲಿ ಜನಿಸಿ, ಗೆಲೆಯಿಂದ ಪುಸ್ತಕಗಳನ್ನು ಎರವಲಾಗಿ ಪಡೆದು, ಬೀದಿ ದೀಪದ ಬೆಳಕಿನಲ್ಲಿ ಓದಿದವರು. ಇವರು ಅಮೇರಿಕಾದ ರಿಪಬ್ಲಿಕ್‌ನ್ ಚಳುವಳಿಯಲ್ಲಿ ಧುಮುಕಿ ಅಮೇರಿಕಾದ ಅಧ್ಯಕ್ಷರಾಗಿ ಆಯ್ಕೆಯಾದರು. ಗುಲಾಮಗಿರಿಯನ್ನು ಕಿತ್ತೊಗೆದ ಇವರನ್ನು ಹತ್ಯೆ ಮಾಡಲಾಯಿತು.

ಖಿಲೀಫ ಉಮರ್ - ಪೈಗಂಬರ್ ಬಳಿಕ ನೇಮಕಗೊಂಡ ಅರಬ್ಬರ ಆಧ್ಯಾತ್ಮಿಕ ಮತ್ತು ರಾಜಕೀಯ ನಾಯಕ. ಈತನನ್ನು 'ಖಿಲೀಫ' ಎಂದೂ ಕರೆಯಲಾಗುತ್ತದೆ.

I. ಪದಗಳ ಅರ್ಥ ತಿಳಿಯಿರಿ :

ಆಘಾತ - ಪೆಟ್ಟು; ಕೇಡು.

ಆಹುತಿ - ಬಲಿ

ಕುಬ್ಜ - ಕುಳ್ಳ; ಸಣ್ಣವ.

ಕೃತ್ಯ - ಕೆಲಸ

ದಿರಿಸು - ಉಡುಪು

ಧರಣಿ - ಭೂಮಿ

ನೀರವತೆ - ಮೌನ; ನಿಶ್ಯಬ್ದ.

ಬೀಭತ್ಸ - ಜುಗುಪ್ಸೆ; ಅಸಹ್ಯ.

ಮರುಭೂಮಿ - ಮರಳು ತುಂಬಿದ ಭೂಮಿ.

ವಿಭಜಿತ - ಬೇರೆಯಾದ; ವಿಂಗಡಿಸಿದ.

ಆರಾಧಿಸು - ಪೂಜಿಸು; ಸ್ಮರಿಸು.

ಉದ್ಯುಕ್ತ - ಪ್ರಯತ್ನಿಸು; ಸಿದ್ಧವಾಗು.

ಕೃತಜ್ಞತೆ - ಉಪಕಾರ ಸ್ಮರಣೆ

ದಿಗಂತ - ಕ್ಷಿತಿಜ

ದಿಗ್ವಿಜಯ - ರಾಜ್ಯಗಳನ್ನು ಜಯಿಸುವುದು.

ನಿರ್ದಯಿ - ಕ್ರೂರಿ; ದಯೆ ಇಲ್ಲದವ.

ಪವಾಡಸದೃಶ - ಆಶ್ಚರ್ಯಕರ ರೀತಿಯಲ್ಲಿ

ಭಾಸವಾಗು - ಕಾಣು; ತೋರು.

ಮೇಧಾವಿ - ಬುದ್ಧಿವಂತ.

II. ಪ್ರಶ್ನೆಗಳು :

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ಕಲಾಂ ಅವರು ಸಾಮಾನ್ಯವಾಗಿ ನಿತ್ಯ ಎಷ್ಟು ಗಂಟೆಗೆ ಮಲಗಿ, ಎಷ್ಟು ಗಂಟೆಗೆ ಎಳುತ್ತಿದ್ದರು?
೨. ಕಲಾಂ ಅವರು ಕನಸಿನಲ್ಲಿ ಕಂಡ ಪ್ರದೇಶ ಯಾವುದು?
೩. ಕಲಾಂ ಅವರು ಕನಸಿನಲ್ಲಿ ಕಂಡ ಐವರು ಮಹಾಪುರುಷರು ಯಾರು?
೪. ಅಶೋಕನು ಪ್ರತಿಪಾದಿಸಿದ ಧರ್ಮ ಯಾವುದು?
೫. ಅಶೋಕನ ಪ್ರಕಾರ ನಿಜವಾದ ಗೆಲುವು ಯಾವುದು?

ಆ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಕಲಾಂ ಅವರು ರಾಂಚಿಯಿಂದ ಬೊಕಾರೋಗೆ ವಿಮಾನದಲ್ಲಿ ತೆರಳುವಾಗ ಯಾವ ದುರ್ಘಟನೆ ನಡೆಯಿತು?
೨. ಕಲಾಂ ಅವರಿಗೆ ನಿದ್ರೆಯಲ್ಲಿ ಯಾವ ಯಾವ ಯೋಚನೆಗಳು ಸುಳಿದಾಡಿದವು?
೩. ಕಲಾಂ ಅವರು ಕನಸಿನಲ್ಲಿ ಕಂಡ ಪ್ರದೇಶ ಯಾವ ರೀತಿ ಇತ್ತು?
೪. ಅಶೋಕನು ನಡೆಸಿದ ಎರಡು ಬಗೆಯ ಬದುಕು ಯಾವುವು?
೫. ಕಳಿಂಗ ಯುದ್ಧದ ಪರಿಣಾಮವೇನು?



೬. ಕಲಾಂ ಅವರಿಗೆ ಕನಸಿನಲ್ಲಿ ಅಶೋಕನು ಕಂಡದ್ದು ಹೇಗೆ?
೭. ಯುದ್ಧ ಹಾಗೂ ಹತ್ಯೆಯ ಬಗೆಗೆ ಕಲಾಂ ಅವರನ್ನು ಕಾಡಿದ ಪ್ರಶ್ನೆಗಳಾವುವು?
೮. ಕಲಾಂ ಅವರ ಕನಸಿನಲ್ಲಿ ಅಶೋಕನು ಯಾವ ಸಂದೇಶ ನೀಡಿದನು?
೯. ಕನಸಿನ ಬಗ್ಗೆ ಕಲಾಂ ಅವರ ಸಂದೇಶವೇನು?

ಇ) ಕೆಳಗಿನ ಪ್ರಶ್ನೆಗಳಿಗೆ ಏಳು-ಎಂಟು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಅಶೋಕನಲ್ಲಿ ಅಹಿಂಸಾ ಧರ್ಮ ಹೇಗೆ ಉದಯಿಸಿತು?
೨. ಕಲಾಂ ಅವರ ಕನಸಿನಲ್ಲಿ ಮಹಾತ್ಮಾ ಗಾಂಧೀಜಿ ಏನೆಂದು ಮಾತನಾಡಿದರು?
೩. ಮಾನವನ ತನುಮನಗಳಲ್ಲಿ ಸುಖ ಸಂತೋಷ ಅರಳಲು ಏನು ಮಾಡಬೇಕು?

ಈ) ಸಂದರ್ಭದೊಡನೆ ವಿವರಿಸಿರಿ.

೧. ನಾವು ನಿಜಕ್ಕೂ ಅದೃಷ್ಟ ಮಾಡಿರಬೇಕು!
೨. ನನ್ನ ಅತ್ಯಂತ ಮೆಚ್ಚಿನ ಮಹಾ ಪುರುಷರು ಅವರು, ನಾನು ಆರಾಧಿಸುವಂಥವರು.
೩. ಅಹಿಂಸಾ ಧರ್ಮದ ಉದಯವಾಯಿತು.
೪. ಶಾಂತಿ ನೆಮ್ಮದಿಯ ಸಾಮ್ರಾಜ್ಯ ನಿರ್ಮಾಣವೇ ನಿಜವಾದ ಗೆಲುವು.

III. ಭಾಷಾಭ್ಯಾಸ :

ಅ) ಕೆಳಗಿನ ಪದಗಳನ್ನು ಸ್ವಂತ ವಾಕ್ಯದಲ್ಲಿ ಬರೆಯಿರಿ.

ದಿಟ್ಟಿಸು, ಪವಾಡಸದೃಶ, ಕೃಪಾದೃಷ್ಟಿ, ಸವಿನಿದ್ಧೆ, ಅಹಿಂಸೆ, ಶಿರಸಾವಹಿಸಿ, ಸತ್ಕಾರ್ಯ.

ಆ) ಕೆಳಗಿನ ಪದಗಳಿಗೆ ತತ್ಸಮ-ತದ್ಭವಗಳನ್ನು ಬರೆಯಿರಿ.

ಸಹಸ್ರ, ದಿಟ್ಟಿ, ಸೃಷ್ಟಿ, ಕ್ಷಣ, ಧರ್ಮ, ಪಯಣ, ಆಗಸ, ಯುದ್ಧ.

ಇ) ಕೆಳಗಿನ ಪದಗಳಿಗೆ ವಿರುದ್ಧಾರ್ಥಕ ಬರೆಯಿರಿ.

ಕೃತಜ್ಞತೆ, ದಯೆ, ಸತ್ಕಾರ್ಯ, ಅನಿರೀಕ್ಷಿತ, ಅದೃಷ್ಟ, ಹಿಂಸೆ, ಅಸಹನೆ.

ಈ) ಕೆಳಗಿನ ಪದಗಳನ್ನು ಬಿಡಿಸಿ ಬರೆಯಿರಿ.

ನೆಲಕೃಪ್ಪಳಿಸು, ಅಂಗಾಂಗ, ದಿಗಂತ, ಅತ್ಯಂತ, ದಿಗ್ವಿಜಯ, ಕಳೆಗುಂದು.

ಉ) ಕೆಳಗಿನ ಪದಗಳಿಗೆ ಸಮನಾರ್ಥಕ ಪದಗಳನ್ನು ಬರೆಯಿರಿ.

ಯುದ್ಧ, ಭೂಮಿ, ಆರಾಧಿಸು, ಯಾತನೆ.

#### IV. ಸೈದ್ಧಾಂತಿಕ ವ್ಯಾಕರಣ :

೧. ಗುಣಿತಾಕ್ಷರಗಳು : ವ್ಯಂಜನಗಳಿಗೆ ಸ್ವರಾಕ್ಷರಗಳು ಸೇರಿ ಆಗುವ ಅಕ್ಷರಗಳೆ ಗುಣಿತಾಕ್ಷರಗಳು.

ಉದಾ :	ವ್ಯಂಜನ	+	ಸ್ವರ	=	ಗುಣಿತಾಕ್ಷರ
	ಕ	+	ಅ	=	ಕ
	ಚ	+	ಆ	=	ಚಾ
	ಟ	+	ಇ	=	ಟಿ
	ತ್	+	ಈ	=	ತೀ

ಈ ರೀತಿ ಎಲ್ಲಾ ವ್ಯಂಜನಗಳಿಗೂ ಎಲ್ಲಾ ಸ್ವರಗಳನ್ನು ಸೇರಿಸಿ ಗುಣಿತಾಕ್ಷರಗಳನ್ನು ಮಾಡಬಹುದು. ನೀವು ಕಾಗುಣಿತವನ್ನು ಬರೆದು ಅಭ್ಯಾಸ ಮಾಡಿರಿ, ಜೊತೆಗೆ ಗುಣಿತಾಕ್ಷರಗಳಲ್ಲಿರುವ ವ್ಯಂಜನ ಹಾಗೂ ಸ್ವರಾಕ್ಷರಗಳನ್ನು ಬಿಡಿಸಿ ಬರೆಯಿರಿ.

೨. ಸಂಯುಕ್ತಾಕ್ಷರಗಳು : ಎರಡು ಅಥವಾ ಎರಡಕ್ಕಿಂತ ಹೆಚ್ಚು ವ್ಯಂಜನಗಳಿಗೆ ಒಂದು ಸ್ವರ ಸೇರಿ ಆಗುವ ಅಕ್ಷರವನ್ನು ಸಂಯುಕ್ತಾಕ್ಷರ ಅಥವಾ ಒತ್ತಕ್ಷರ ಎಂದು ಕರೆಯಲಾಗುತ್ತದೆ. ಇವುಗಳಲ್ಲಿ ಸಜಾತಿಯ ಸಂಯುಕ್ತಾಕ್ಷರ ಹಾಗೂ ವಿಜಾತಿಯ ಸಂಯುಕ್ತಾಕ್ಷರಗಳೆಂದು ಎರಡು ವಿಧಗಳಿವೆ.

೧. ಸಜಾತಿಯ ಸಂಯುಕ್ತಾಕ್ಷರ : ಒಂದೇ ಜಾತಿಯ (ಮೂಲದ) ಎರಡು ವ್ಯಂಜನಗಳೊಂದಿಗೆ ಒಂದು ಸ್ವರ ಸೇರಿದಾಗ ಸಜಾತಿಯ ಸಂಯುಕ್ತಾಕ್ಷರ ಉಂಟಾಗುತ್ತದೆ.  
ಉದಾ : ಅಮೃ, ಅಣ್ಣ, ಕಲ್ಲು, ಮಣ್ಣು, ಕನ್ನಡ, ಸದ್ದು.

೨. ವಿಜಾತಿಯ ಸಂಯುಕ್ತಾಕ್ಷರ : ಬೇರೆ ಜಾತಿಯ ಎರಡು ಅಥವಾ ಎರಡಕ್ಕಿಂತ ಹೆಚ್ಚು ವ್ಯಂಜನಗಳ ಜತೆಯಲ್ಲಿ ಒಂದು ಸ್ವರ ಸೇರಿದಾಗ ವಿಜಾತಿಯ ಸಂಯುಕ್ತಾಕ್ಷರ ಉಂಟಾಗುತ್ತದೆ.  
ಉದಾ : ಶಾಸ್ತ್ರ, ಸ್ತ್ರೀ, ಅಕ್ಷರ, ವಿದ್ಯೆ, ಕಷ್ಟ, ತ್ರಿಶೂಲ.

#### V. ಚಟುವಟಿಕೆಗಳು :

೧. ನೀವು ಕಂಡ ಕನಸನ್ನು ವಿವರಿಸಿ ಬರೆಯಿರಿ.

೨. ಕಲಾಂ ಅವರ ಕನ್ನಡ ಅನುವಾದದ ಕೃತಿಗಳನ್ನು ಓದಿರಿ.

೩. 'ಕನಸುಗಳು ಭವಿಷ್ಯದ ದಿಕ್ಕಾಗಿ' ಈ ವಿಷಯದ ಮೇಲೆ ಚರ್ಚೆ ನಡೆಸಿರಿ.

## ೩. ಗಾಂಧೀಜಿಯ ಬಾಲ್ಯ


ಮೂಲ: ಗಾಂಧೀಜಿ

ಕನ್ನಡಕ್ಕೆ: ಗೊರೂರು ರಾಮಸ್ವಾಮಿ ಅಯ್ಯಂಗಾರ್

ಪಾಠ ಪ್ರವೇಶ : ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಆತನ ಬಾಲ್ಯ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿ ಜೀವನದಲ್ಲಿ ನೋಡಿದ್ದು, ಕೇಳಿದ್ದು, ಕಲಿತದ್ದು, ಇಟ್ಟುಕೊಂಡ ಆದರ್ಶ, ಪಡೆದ ಪ್ರೇರಣೆ ಇವು ಆತನ ಜೀವನದುದ್ದಕ್ಕೂ ಪ್ರಭಾವ ಬೀರುತ್ತವೆ. ಹೀಗಾಗಿಯೇ ಗಾಂಧೀಜಿ ತಮ್ಮ ವಿದ್ಯಾರ್ಥಿ ದೆಸೆಯಲ್ಲಿದ್ದಾಗ ಶಾಲೆಯಲ್ಲಿ ನಡೆದ ಒಂದು ಘಟನೆ ಹಾಗೂ ನೋಡಿದ ಎರಡು ನಾಟಕಗಳು ಸತ್ಯದ ದಾರಿಯಲ್ಲಿ ನಡೆಯುವಂತೆ ಅವರನ್ನು ಪ್ರೇರೇಪಿಸಿದವು. ಶ್ರವಣಕುಮಾರ ಹಾಗೂ ಹರಿಶ್ಚಂದ್ರರ ಆದರ್ಶದ ನೆರಳಿನಲ್ಲಿಯೇ ಬಾಳಿ, ಬದುಕು ರೂಪಿಸಿಕೊಂಡ ಗಾಂಧೀಜಿ ದೇಶಕ್ಕೆ ಆಸ್ತಿಯಾದರು. ಇಡೀ ಜಗತ್ತಿಗೆ ಬೆಳಕಾದರು. ಗಾಂಧೀಜಿಯವರಂತೆ ಶಿವಾಜಿ, ಭಗತ್‌ಸಿಂಗ್, ಚಂದ್ರಶೇಖರ್ ಅಜಾದ್, ಲಾಲ್ ಬಹದ್ದೂರ್ ಶಾಸ್ತ್ರಿ, ಸ್ವಾಮಿ ವಿವೇಕಾನಂದ ಮುಂತಾದ ವ್ಯಕ್ತಿಗಳು ತಮ್ಮ ಬಾಲ್ಯದಲ್ಲಿ ಅನುಸರಿಸಿದ ಆದರ್ಶಗಳಿಂದಲೇ ಮಹಾತ್ಮರಾದರು. ನಾವೂ ಅವರಂತೆ ಸತ್ಯ ಮಾರ್ಗದಲ್ಲಿ ನಡೆಯುವುದಕ್ಕೆ ಈ ಪಾಠ ಪ್ರೇರಣೆ ನೀಡುತ್ತದೆ.

ನಮ್ಮ ತಂದೆ ಪೋರಬಂದರನ್ನು ಬಿಟ್ಟು ರಾಜಕೋಟಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ ನನ್ನನ್ನು ಪ್ರಾಥಮಿಕ ಶಾಲೆಗೆ ಸೇರಿಸಿದರು. ಆ ದಿನಗಳಲ್ಲಿ ನನಗೆ ಬೋಧಿಸಿದ ಉಪಾಧ್ಯಾಯರ ಹೆಸರುಗಳು ಮೊದಲಾದ ವಿವರಗಳೆಲ್ಲ ನನಗೆ ಚೆನ್ನಾಗಿ ನೆನಪಿದೆ. ಪೋರಬಂದರಿನಲ್ಲಿ ಇದ್ದಂತೆಯೇ ಇಲ್ಲಿಯೂ ನನ್ನ ವಿದ್ಯಾಭ್ಯಾಸದ ವಿಷಯದಲ್ಲಿ ಹೇಳಬೇಕಾದ ಹೆಚ್ಚಿನದೇನೂ ಇಲ್ಲ. ನಾನು ಸಾಮಾನ್ಯ ಯೋಗ್ಯತೆಯುಳ್ಳ ವಿದ್ಯಾರ್ಥಿಯಾಗಿದ್ದೆನು. ಆ ಪಾಠಶಾಲೆಗೆ ಸಮೀಪದಲ್ಲಿದ್ದ ಮತ್ತೊಂದು ಶಾಲೆ ಮುಗಿಸಿ ಮುಂದೆ ಪ್ರೌಢಶಾಲೆಯನ್ನು ಮುಟ್ಟುವ ವೇಳೆಗೆ ನನಗೆ ಹನ್ನೆರಡು ವರ್ಷ ತುಂಬಿತ್ತು. ಆ ಕಾಲದಲ್ಲಿ ನಾನು ಶಿಕ್ಷಕರಿಗಾಗಲಿ ಸ್ನೇಹಿತರಿಗಾಗಲಿ ಎಂದೂ ಸುಳ್ಳು ಹೇಳಿದ ನೆನಪಿಲ್ಲ. ನಾನು ಬಹಳ ನಾಚಿಕೆಯ ಸ್ವಭಾವದವನಾಗಿದ್ದೆನು. ಯಾರ ಜತೆಗೂ ಸೇರುತ್ತಿರಲಿಲ್ಲ. ನನ್ನ ಪುಸ್ತಕ, ಪಾಠಗಳು ಇವೇ ನನ್ನ ಮಿತ್ರರು. ಗಂಟೆ ಹೊಡೆಯುವ ಹೊತ್ತಿಗೆ ಶಾಲೆಗೆ ಹೋಗುವುದು, ಶಾಲೆ ಮುಗಿಯುತ್ತಲೇ ಮನೆಗೆ ಓಡುವುದು, ಇದು ನನ್ನ ದಿನನಿತ್ಯದ ಅಭ್ಯಾಸವಾಗಿತ್ತು. ನಾನು ನಿಜವಾಗಿಯೂ ಓಡಿಯೇ ಮನೆ ಸೇರುತ್ತಿದ್ದೆ. ಏಕೆಂದರೆ ನನಗೆ ಯಾರೊಂದಿಗೂ ಮಾತನಾಡುವ ಧೈರ್ಯವಿರಲಿಲ್ಲ. ಯಾರಾದರೂ ನನ್ನನ್ನು ಕುಚೋದ್ಯ ಮಾಡುವರೋ ಎಂಬ ಭಯ ನನಗಿತ್ತು.

ಪ್ರೌಢಶಾಲೆಯ ಮೊದಲನೆಯ ವರ್ಷದ ಪರೀಕ್ಷೆಯ ವೇಳೆಯಲ್ಲಿ ನಡೆದ ಘಟನೆಯೊಂದನ್ನು ಹೇಳಬೇಕು. ಇನ್‌ಸ್ಟ್ರಕ್ಟರ್ ಮಿ. ಗ್ರೇಲ್ ಪರಿಶೀಲನೆಗಾಗಿ ಶಾಲೆಗೆ ಬಂದಿದ್ದರು. ಅವರು ಮೊದಲನೆಯ ತರಗತಿಯ ವಿದ್ಯಾರ್ಥಿಗಳಿಗೆ ಐದು ಪದಗಳನ್ನು ಬರೆಯಲು ಕೊಟ್ಟರು. ಅವುಗಳ ಪೈಕಿ ಕೆಟಲ್ (Kettle) ಎಂಬ ಪದವೂ ಒಂದು. ನಾನು ಅದನ್ನು ತಪ್ಪಾಗಿ ಬರೆದೆ. ನಮ್ಮ ಉಪಾಧ್ಯಾಯರು ತಮ್ಮ ಪಾದರಕ್ಷೆಯ ತುದಿಯಿಂದ ನನ್ನನ್ನು ಎಚ್ಚರಿಸಲು ಪ್ರಯತ್ನಿಸಿದರು. ನಾನು ಆ ಸೂಚನೆಯಂತೆ ನಡೆಯಲಿಲ್ಲ. ಮುಂದಿನ ಹುಡುಗನ ಸ್ಲೇಟನ್ನು ನೋಡಿಕೊಂಡು ನನ್ನ ತಪ್ಪನ್ನು ತಿದ್ದಿಕೊಳ್ಳಬೇಕೆಂಬುದು ನಮ್ಮ ಉಪಾಧ್ಯಾಯರ ಉದ್ದೇಶ. ಅದು ನನಗೆ ಒಪ್ಪಿಗೆಯಾಗಲಿಲ್ಲ. ಏಕೆಂದರೆ ನಾವು ಕಾಪಿ ಮಾಡದಂತೆ ನೋಡಿಕೊಳ್ಳುವುದೇ ಉಪಾಧ್ಯಾಯರ ಕೆಲಸವೆಂದು ನಾನು ತಿಳಿದಿದ್ದೆ. ಇದರ ಪರಿಣಾಮವಾಗಿ ನನ್ನನ್ನು ಹೊರತು ಉಳಿದ ಹುಡುಗರೆಲ್ಲ ಐದೂ ಪದಗಳನ್ನೂ ಸರಿಯಾಗಿ ಬರೆದಿದ್ದರು. ನಾನೊಬ್ಬನೇ ದಡ್ಡ. ಇದಾದ ಮೇಲೆ, ಉಪಾಧ್ಯಾಯರು ನನ್ನ ಮೂರ್ಖತನವನ್ನು ನನಗೆ ತೋರಿಸುವುದಕ್ಕೆ ಪ್ರಯತ್ನಪಟ್ಟರು. ಅದರಿಂದ ಅವರಿಗೆ ವೃಥಾ ಶ್ರಮವಾಯಿತೇ ಹೊರತು ಕಾಪಿ ಮಾಡುವ ಕಲೆ ನನಗೆ ಕೊನೆಗೂ ಬರಲೇ ಇಲ್ಲ. ಇಷ್ಟಾದರೂ ಉಪಾಧ್ಯಾಯರಲ್ಲಿ ನನಗಿದ್ದ ಗೌರವ ಕಿಂಚಿತ್ತೂ ಕಡಿಮೆಯಾಗಲಿಲ್ಲ. ಏಕೆಂದರೆ ಹಿರಿಯರ ದೋಷಗಳನ್ನು ಎಣಿಸದಿರುವುದು ನನ್ನ ಸ್ವಾಭಾವಿಕ ಗುಣವಾಗಿತ್ತು. ಅನಂತರ ಆ ಉಪಾಧ್ಯಾಯರ ಇತರ ದೋಷಗಳೂ ನನಗೆ ತಿಳಿದುಬಂದವು. ಆದರೆ ಅವರಲ್ಲಿ ನನ್ನ ಆದರಭಾವ ಕಡಿಮೆಯಾಗಲಿಲ್ಲ. ಹಿರಿಯರ ಆಣತಿಯನ್ನು ಪಾಲಿಸುವುದು ನಮ್ಮ ಕರ್ತವ್ಯ. ಅವರ ಕಾರ್ಯವನ್ನು ಪರೀಕ್ಷಿಸುವುದಲ್ಲ ಎಂಬುದನ್ನು ನಾನು ಅರಿತಿದ್ದೆ.



ಇದೇ ಸಮಯದಲ್ಲಿ ನಡೆದ ಮತ್ತೆರಡು ಸಂಗತಿಗಳು ಯಾವಾಗಲೂ ನನ್ನ ನೆನಪಿನಲ್ಲಿ ಉಳಿದಿವೆ. ಪಠ್ಯಪುಸ್ತಕಗಳನ್ನು ಹೊರತು ಬೇರೆ ಏನನ್ನೂ ಓದುವುದು ಸಾಧಾರಣವಾಗಿ ನನಗೆ ಸೇರುತ್ತಿರಲಿಲ್ಲ. ನಿತ್ಯದ ಪಾಠಗಳನ್ನಂತೂ ಓದಲೇಬೇಕಾಗಿತ್ತು. ಉಪಾಧ್ಯಾಯರು ನನ್ನನ್ನು ಗದರಿಸುವುದು ನನಗೆ ಇಷ್ಟವಿರಲಿಲ್ಲ. ಅವರಿಗೆ ಮೋಸ ಮಾಡಲು ನನಗೆ ಇಷ್ಟವಿರಲಿಲ್ಲ. ಆದುದರಿಂದ ಪಾಠವನ್ನೇನೋ ಓದುತ್ತಿದ್ದೆ. ಆದರೆ ಪಾಠದಲ್ಲಿ ಮನಸ್ಸು ಇರುತ್ತಿರಲಿಲ್ಲ. ಹೀಗೆ ಪಾಠಗಳನ್ನೇ ಸರಿಯಾಗಿ ಓದುತ್ತಿರಲಿಲ್ಲವೆಂದ ಮೇಲೆ, ಇನ್ನು ಇತರ ಹೆಚ್ಚಿನ ವ್ಯಾಸಂಗದ ಪ್ರಶ್ನೆ ಎಲ್ಲಿ ಬಂತು? ಆದರೆ ಹೇಗೋ ನಮ್ಮ ತಂದೆ ಕೊಂಡುಕೊಂಡು ಬಂದಿದ್ದ ಒಂದು ಪುಸ್ತಕ ನನ್ನ ಕಣ್ಣಿಗೆ ಬಿತ್ತು. ಅದರ ಹೆಸರು 'ಶ್ರವಣನ ಪಿತೃಭಕ್ತಿ' ನಾಟಕ. ಅದನ್ನು ನಾನು ಅತ್ಯಂತ ಆಸಕ್ತಿಯಿಂದ ಓದಿದೆ. ಅದೇ ಸಮಯದಲ್ಲಿ ಸಂಚಾರಿ ಬೊಂಬೆ ಪ್ರದರ್ಶಕರು ನಮ್ಮ ಊರಿಗೆ ಬಂದರು. ಅವರು ನನಗೆ ತೋರಿಸಿದ ಒಂದು ಚಿತ್ರ, ಶ್ರವಣ ತನ್ನ ಕುರುಡು ತಂದೆತಾಯಿಯರನ್ನು ಅಡ್ಡೆಯಲ್ಲಿ ಕೂರಿಸಿಕೊಂಡು, ಅದನ್ನು ಹೆಗಲಿನ ಮೇಲೆ ಹೊತ್ತುಕೊಂಡು ಯಾತ್ರೆಗಾಗಿ ಹೋಗುತ್ತಿದ್ದ ಚಿತ್ರ. ಆ ಪುಸ್ತಕ, ಆ ದೃಶ್ಯ ಎರಡೂ ನನ್ನ ಅಂತರಂಗದಲ್ಲಿ ಶಾಶ್ವತವಾಗಿ ಅಂಕಿತವಾದವು. "ಇಗೋ ಇಲ್ಲಿ ನಿನಗೊಂದು ಆದರ್ಶವಿದೆ. ಅದನ್ನು ಅನುಸರಿಸು" ಎಂದು ನನಗೆ ನಾನೇ ಹೇಳಿಕೊಂಡೆ. ಶ್ರವಣ ಮರಣ ಹೊಂದಲು, ಅವನ ಮಾತಾಪಿತೃಗಳ ಆರ್ತವಿಲಾಪ ನನ್ನ ಕಿವಿಗೆ ಈಗಲೂ ಕೇಳುವಂತಿದೆ. ಆ ರಾಗ, ನನ್ನ ಹೃದಯವನ್ನು ಕರಗಿಸಿತು. ನಮ್ಮ ತಂದೆ ತಂದುಕೊಟ್ಟಿದ್ದ ರಾಗಮಾಲಿಕೆಯಲ್ಲಿ ಅದನ್ನು ಬಾರಿಸಲು ಕಲಿತೆ.

ಮತ್ತೊಂದು ನಾಟಕಕ್ಕೆ ಸಂಬಂಧಿಸಿದಂತೆ ಇದೇ ಬಗೆಯ ಪ್ರಸಂಗ ನಡೆಯಿತು. ಆ ಕಾಲದಲ್ಲಿ ಒಂದು ನಾಟಕ ಮಂಡಳಿಯವರು ಪ್ರದರ್ಶಿಸುತ್ತಿದ್ದ ನಾಟಕವೊಂದನ್ನು ನೋಡಲು ನಮ್ಮ ತಂದೆಯವರು ನನಗೆ ಅನುಮತಿ ಕೊಟ್ಟಿದ್ದರು. ಅದು ಹರಿಶ್ಚಂದ್ರ ನಾಟಕ. ಅದು ನನ್ನ ಮನಸ್ಸನ್ನು ಸೂರೆಗೊಂಡಿತು. ಅದನ್ನು ಎಷ್ಟು ನೋಡಿದರೂ ನನಗೆ ತೃಪ್ತಿಯೇ ಆಗಲಿಲ್ಲ. ಆದರೆ ಎಷ್ಟು ಸಲ ನೋಡಲು ಅನುಮತಿ ಕೊಟ್ಟಾರು? ಅದರ ಹುಚ್ಚು ನನ್ನನ್ನು ಹಗಲೂ ರಾತ್ರಿ ಬಿಡಲೇ ಇಲ್ಲ. ಲೆಕ್ಕವಿಲ್ಲದಷ್ಟು ಸಲ ನಾನೇ ಹರಿಶ್ಚಂದ್ರನಾಗಿ ಆ ನಾಟಕವನ್ನು ಅಭಿನಯಿಸಿಕೊಂಡೆ. ಎಲ್ಲರೂ ಏಕೆ ಹರಿಶ್ಚಂದ್ರನಂತೆ ಸತ್ಯಸಂಧರಾಗಿರಬಾರದು? ಇದೇ ಹಗಲೂ ರಾತ್ರಿ ನನ್ನನ್ನು ನಾನೇ ಕೇಳಿಕೊಳ್ಳುತ್ತಿದ್ದ ಪ್ರಶ್ನೆ. ಸತ್ಯವನ್ನು ಅನುಸರಿಸಬೇಕು. ಹರಿಶ್ಚಂದ್ರ ಸತ್ಯಕ್ಕಾಗಿ ಪಟ್ಟ ಕ್ಲೇಶವನ್ನೆಲ್ಲ, ಆಪತ್ತುಗಳನ್ನೆಲ್ಲ ನಾನೂ ಪಡಬೇಕು. ಇದೊಂದೇ ನನ್ನ ಮನಸ್ಸಿನಲ್ಲಿ ಸ್ಫೂರ್ತಿ ತುಂಬಿದ ಆದರ್ಶ. ಹರಿಶ್ಚಂದ್ರನ ಕಥೆಯನ್ನು ನಾನು ಅಕ್ಷರಶಃ ನಂಬಿದೆನು. ನೆನಪು ಮಾಡಿಕೊಂಡು ಪದೇಪದೇ ಅಳುತ್ತಿದ್ದೆ. ಹರಿಶ್ಚಂದ್ರ ಐತಿಹಾಸಿಕ ವ್ಯಕ್ತಿ ಆಗಿರಲಾರ ಎಂಬುದು, ಇಂದು ನನ್ನ ಬುದ್ಧಿಗೆ ಗೋಚರಿಸುತ್ತಿದೆ. ಆದರೆ ನನ್ನ ಮಟ್ಟಿಗೆ ಹರಿಶ್ಚಂದ್ರ, ಶ್ರವಣ ಇಬ್ಬರೂ ಜೀವಂತ ವ್ಯಕ್ತಿಗಳು. ಆ ನಾಟಕಗಳನ್ನು ಓದಿದರೆ ಮತ್ತೆ ಮೊದಲಿನಂತೆ ನಾನು ಕಣ್ಣೀರು ಹಾಕದೆ ಇರಲಾರೆನೆಂಬುದು ನನ್ನ ನಂಬಿಕೆ.

\* \* \* \*

## ಕೃತಿಕಾರರ ಪರಿಚಯ :


೧. ಮಹಾತ್ಮಾ ಗಾಂಧೀಜಿ : (ಮೂಲ ಲೇಖಕರು)



ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಪೂರ್ಣ ಹೆಸರು 'ಮೋಹನದಾಸ ಕರಮಚಂದ ಗಾಂಧಿ'. ತಂದೆ ಹೆಸರು ಕರಮಚಂದ ಗಾಂಧಿ, ತಾಯಿ ಹೆಸರು ಪುತಲಿಬಾಯಿ. ಇವರು ೧೮೬೯ ನೇ ಅಕ್ಟೋಬರ್ ೦೨ ರಂದು ಗುಜರಾತಿನ ಪೋರಬಂದರಿನಲ್ಲಿ ಜನಿಸಿದರು. ತಮ್ಮ ಬದುಕಿನ ಅನುಭವಗಳನ್ನು ಹಾಗೂ ಪ್ರಯೋಗಗಳನ್ನು ಕುರಿತು ಅವರೇ ಬರೆದ 'ಮೈ ಎಕ್ಸ್‌ಪಿರಿಮೆಂಟ್ ವಿಥ್ ಟ್ರೂತ್' ಜಗತ್ತಿನ ಹಲವು ಭಾಷೆಗಳಿಗೆ ಭಾಷಾಂತರಗೊಂಡಿದೆ. ಗಾಂಧೀಜಿಯವರ ಈ ಆತ್ಮಕಥೆಯನ್ನು ಗೊರೂರು ರಾಮಸ್ವಾಮಿ ಅಯ್ಯಂಗಾರರು ಕನ್ನಡಕ್ಕೆ ಭಾಷಾಂತರಿಸಿದ್ದಾರೆ.

೨. ಗೊರೂರು ರಾಮಸ್ವಾಮಿ ಅಯ್ಯಂಗಾರ್ : (ಅನುವಾದಕರು)

ಗೊರೂರು ರಾಮಸ್ವಾಮಿ ಅಯ್ಯಂಗಾರರು ಹಾಸನ ಜಿಲ್ಲೆಯ ಗೊರೂರು ಗ್ರಾಮದವರು. ಇವರು ೧೯೦೪ ನೇ ಜುಲೈ ೦೪ ರಂದು ಜನಿಸಿದರು. ಇವರು ಹೊಸಗನ್ನಡ ಸಾಹಿತ್ಯದಲ್ಲಿ ಕಥೆ, ಕಾದಂಬರಿ, ಪ್ರಬಂಧ, ಜೀವನಚರಿತ್ರೆ, ಪ್ರವಾಸ ಕಥೆ, ಅನುವಾದ ಮುಂತಾದ ವಿವಿಧ ಪ್ರಕಾರಗಳಲ್ಲಿ ೬೦ ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಅವರ ಕೃತಿಗಳಲ್ಲಿ ಗ್ರಾಮೀಣ ಸಂಸ್ಕೃತಿ ಹಾಗೂ ಗಾಂಧೀ ಚಿಂತನೆಗಳನ್ನು ಕಾಣಬಹುದು.



'ಸ್ವಾತಂತ್ರ್ಯವೇ ಧರ್ಮ', 'ಹೇಮಾವತಿಯ ತೀರದಲ್ಲಿ ಮತ್ತು ಇತರ ಪ್ರಬಂಧಗಳು', 'ಹಳ್ಳಿಯ ಹಾಡು', 'ಮೆರವಣಿಗೆ', 'ನಮ್ಮ ಊರಿನ ರಸಿಕರು', 'ಗರುಡಗಂಬದ ದಾಸಯ್ಯ' ಮುಂತಾದವು ಅವರು ರಚಿಸಿದ ಪ್ರಮುಖ ಕೃತಿಗಳು. ಇವರು ೨೮ ನೇ ಸೆಪ್ಟೆಂಬರ್ ೧೯೯೧ ರಂದು ನಿಧನರಾದರು.

ಪ್ರಸ್ತುತ ಗದ್ಯಭಾಗವನ್ನು ಗೊರೂರು ರಾಮಸ್ವಾಮಿ ಅಯ್ಯಂಗಾರರು ಅನುವಾದಿಸಿರುವ ಮೋ. ಕ. ಗಾಂಧಿ ಅವರ 'ನನ್ನ ಸತ್ಯಾನ್ವೇಷಣೆ' ಕೃತಿಯಿಂದ ಆಯ್ದುಕೊಳ್ಳಲಾಗಿದೆ.

I. ಪದಗಳ ಅರ್ಥ ತಿಳಿಯಿರಿ :

ಅಂಕಿತ - ಗುರುತು

ಅಡ್ಡ - ಹೆಗಲ ಮೇಲೆ ಹೊರುವುದಕ್ಕಾಗಿ ತಕ್ಕಡಿಯಂತೆ ಮಾಡಿರುವ ಬಿದಿರ ದಬ್ಬೆಯ ಸಾಧನ.

ಅಕ್ಷರಶಃ - ಪ್ರತಿಯೊಂದು ವಿವರದಲ್ಲೂ

ಆದರ - ಗೌರವ; ಪ್ರೀತಿ.

ಆಣತಿ - ಆಜ್ಞೆ

ಆರ್ತ - ಕಷ್ಟಕ್ಕೆ ಸಿಲುಕಿದ; ದುಃಖಿತ.

ಕಲೆ - ನೈಪುಣ್ಯತೆ

ಕಾಪಿ - ನಕಲು; ಕದ್ದು ಬರೆಯುವುದು

ಕಿಂಚಿತ್ತೂ - ಸ್ವಲ್ಪವೂ; ಕೊಂಚವೂ

ಕುಚೋದ್ಯ - ಕಿಡಿಗೇಡಿತನ; ಅಪಹಾಸ್ಯ.

ಕೆಟಲ್ - ಕಾಫಿ ಸಂಗ್ರಹಿಸಿಡುವ ಸಾಧನ.

ಕ್ಷೇಶ - ದುಃಖ; ನೋವು.

ಗದರಿಸು (ಕಿ) - ಅಬ್ಬರಿಸು

ಪಾದರಕ್ಷೆ - ಚಪ್ಪಲಿ

ಪಿತ್ಯ - ತಂದೆ

ಪೈಕಿ (ಅ) - ಸಂಬಂಧದಲ್ಲಿ

ರಾಗಮಾಲಿಕೆ - ಸಂಗೀತ ಸಾಧನ

ವಿಲಾಪ - ಅಳುವಿಕೆ

ವೃಥಾ - ನಿಷ್ಕಾರಣವಾಗಿ; ವ್ಯರ್ಥವಾಗಿ.

ಸತ್ಯಸಂಧ - ನಿಜವನ್ನು ನುಡಿಯುವವನು

ಸೂರೆ - ಕೊಳ್ಳೆ; ಲೂಟಿ.

II. ಪ್ರಶ್ನೆಗಳು :

ಅ) ಬಿಟ್ಟ ಸ್ಥಳಗಳನ್ನು ಸೂಕ್ತ ಪದಗಳಿಂದ ಭರ್ತಿಮಾಡಿರಿ.

೧. ಮಹಾತ್ಮ ಗಾಂಧೀಜಿಯವರ ಆತ್ಮಕಥೆಯ ಹೆಸರು \_\_\_\_\_
೨. ಗಾಂಧೀಜಿಯವರು ಪರೀಕ್ಷೆಯಲ್ಲಿ ತಪ್ಪಾಗಿ ಬರೆದ ಪದ \_\_\_\_\_
೩. ಗಾಂಧೀಜಿಯವರು ಬಾಲ್ಯದಲ್ಲಿ ಓದಿದ ಮೊದಲ ಪುಸ್ತಕ \_\_\_\_\_
೪. ಬಾಲ್ಯದಲ್ಲಿ ಗಾಂಧೀಜಿಯವರ ಮೇಲೆ ಪ್ರಭಾವ ಬೀರಿದ ನಾಟಕದ ಹೆಸರು \_\_\_\_\_

ಆ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ಗಾಂಧೀಜಿಯವರಿಗೆ ಪರೀಕ್ಷೆಯಲ್ಲಿ ಕಾಪಿ ಮಾಡುವಂತೆ ಉಪಾಧ್ಯಾಯರು ಏಕೆ ಸೂಚಿಸಿದರು?
೨. ಉಪಾಧ್ಯಾಯರು ಸೂಚಿಸಿದರೂ ಗಾಂಧೀಜಿ ಪರೀಕ್ಷೆಯಲ್ಲಿ ಕಾಪಿ ಮಾಡಲಿಲ್ಲ ಏಕೆ?
೩. ಉಪಾಧ್ಯಾಯರು ವಿದ್ಯಾರ್ಥಿಗಳಿಗೆ ಕಾಪಿ ಮಾಡಲು ಸೂಚಿಸುವುದು ಸರಿಯಲ್ಲ ಏಕೆ?

೪. ಗಾಂಧೀಜಿಯವರಿಗೆ ಕಾಪಿ ಮಾಡಲು ಹೇಳಿದ ಉಪಾಧ್ಯಾಯರ ಮೇಲೆ ಗೌರವ ಏಕೆ ಕಡಿಮೆ ಆಗಲಿಲ್ಲ?

೫. ಗಾಂಧೀಜಿಯವರಿಗೆ ಬಾಲ್ಯದಲ್ಲಿ ಪ್ರಭಾವ ಬೀರಿದ ಇಬ್ಬರು ವ್ಯಕ್ತಿಗಳಾರು?

ಇ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಗಾಂಧೀಜಿಯವರ ಬಾಲ್ಯದಲ್ಲಿದ್ದ ಸ್ವಭಾವಗಳಾವುವು?

೨. ಗಾಂಧೀಜಿಯವರಿಗೆ ಪರೀಕ್ಷೆಯಲ್ಲಿ ಕಾಪಿ ಮಾಡುವಂತೆ ಉಪಾಧ್ಯಾಯರು ಯಾವ ರೀತಿ ಸೂಚಿಸಿದರು?

೩. ಶ್ರವಣ ಪಿತೃಭಕ್ತಿ ನಾಟಕದಲ್ಲಿನ ಯಾವ ಅಂಶ ಗಾಂಧೀಜಿಯವರ ಮೇಲೆ ಪ್ರಭಾವ ಬೀರಿತು?

೪. ಹರಿಶ್ಚಂದ್ರ ನಾಟಕ ಗಾಂಧೀಜಿಯವರ ಮನಸ್ಸಿನಲ್ಲಿ ಯಾವ ರೀತಿಯ ಸ್ಫೂರ್ತಿ ತುಂಬಿತು?

ಈ) ಕೆಳಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಗಾಂಧೀಜಿಯವರು ಪ್ರೌಢಶಾಲೆಯಲ್ಲಿ ಓದುತ್ತಿರುವಾಗ ಪರೀಕ್ಷಾ ಕೊಠಡಿಯಲ್ಲಿ ಯಾವ ಘಟನೆ ನಡೆಯಿತು?

೨. ಗಾಂಧೀಜಿಯವರಿಗೆ ಬಾಲ್ಯದಲ್ಲಿ ಶ್ರವಣನ ಪಿತೃಭಕ್ತಿ ಹಾಗೂ ಸತ್ಯ ಹರಿಶ್ಚಂದ್ರ ನಾಟಕಗಳು ಯಾವ ರೀತಿ ಪ್ರಭಾವ ಬೀರಿದವು?

ಉ) ಸಂದರ್ಭದೊಡನೆ ವಿವರಿಸಿರಿ.

೧. ಹಿರಿಯರ ಆಣತಿಯನ್ನು ಪಾಲಿಸುವುದು ನಮ್ಮ ಕರ್ತವ್ಯ.

೨. ಇಗೋ ಇಲ್ಲಿ ನಿನಗೊಂದು ಆದರ್ಶವಿದೆ. ಅದನ್ನು ಅನುಸರಿಸು.

೩. ಎಲ್ಲರೂ ಏಕೆ ಹರಿಶ್ಚಂದ್ರನಂತೆ ಸತ್ಯಸಂಧರಾಗಿರಬಾರದು?

### III. ಭಾಷಾಭ್ಯಾಸ :

ಅ) ಕೆಳಗಿನ ಪದಗಳನ್ನು ಸ್ವಂತ ವಾಕ್ಯದಲ್ಲಿ ಬರೆಯಿರಿ.

ಅಕ್ಷರಶಃ, ಸೂರೆಗೊಳ್ಳು, ಸ್ಫೂರ್ತಿ, ಆದರ್ಶ, ಕರ್ತವ್ಯ.

ಆ) ಕೆಳಗಿನ ಪದಗಳಿಗೆ ವಿರುದ್ಧಾರ್ಥಕಗಳನ್ನು ಬರೆಯಿರಿ.

ಸತ್ಯ, ಹಗಲು, ಯೋಗ್ಯ, ದಡ್ಡ, ಪ್ರಶ್ನೆ, ಆಸಕ್ತಿ.



ಇ) ಕೆಲಗಿನ ಪದಗಳನ್ನು ಬಿಡಿಸಿ ಬರೆಯಿರಿ.

ನ್ಯಾಯಾಲಯ, ವಿದ್ಯಾಭ್ಯಾಸ, ವಿದ್ಯಾರ್ಥಿ, ಮತ್ತೊಂದು, ಶಾಲೆಯನ್ನು.

ಈ) ಕೆಲಗಿನ ಪದಗಳಿಗೆ ತತ್ಸಮ-ತದ್ಭವ ರೂಪ ಬರೆಯಿರಿ.

ಅಕ್ಷರ, ದೃಶ್ಯ, ಪುಸ್ತಕ, ವರ್ಷ, ನಿತ್ಯ, ಕಥೆ.

#### IV. ಸೈದ್ಧಾಂತಿಕ ವ್ಯಾಕರಣ :

ಸಂಧಿಗಳು :

ಎರಡು ಅಕ್ಷರಗಳು ಪರಸ್ಪರ ಕಾಲ ವಿಳಂಬವಾಗದಂತೆ ಅರ್ಥಕ್ಕೆ ಅನುಸಾರವಾಗಿ ಸೇರುವುದನ್ನು 'ಸಂಧಿ' ಎಂದು ಕರೆಯಲಾಗುತ್ತದೆ.

ಕನ್ನಡ ಸಂಧಿಗಳು :

ಸಂಧಿ ಆಗುವ ಎರಡು ಪದಗಳು ಕನ್ನಡ, ಇಲ್ಲವೇ ಒಂದು ಕನ್ನಡ ಮತ್ತೊಂದು ಸಂಸ್ಕೃತವಾಗಿದ್ದರೆ ಅದನ್ನು 'ಕನ್ನಡ ಸಂಧಿ' ಎಂದು ಕರೆಯಲಾಗುತ್ತದೆ. ಕನ್ನಡ ಸಂಧಿಯಲ್ಲಿ ಮೂರು ವಿಧಗಳಿವೆ.

೧. ಲೋಪಸಂಧಿ : ಎರಡು ಸ್ವರಾಕ್ಷರಗಳ ನಡುವೆ ಸಂಧಿ ಕಾರ್ಯ ನಡೆಯುವಾಗ ಪೂರ್ವ ಪದದ ಅಂತ್ಯದಲ್ಲಿರುವ ಸ್ವರವು ಅರ್ಥ ಕೆಡದಿರುವ ಸಂದರ್ಭದಲ್ಲಿ ಇಲ್ಲವಾಗುವುದನ್ನು 'ಲೋಪಸಂಧಿ' ಎಂದು ಕರೆಯಲಾಗುತ್ತದೆ.

ಉದಾ :	ಪೂರ್ವಪದ	+	ಉತ್ತರಪದ	=	ಸಂಧಿಪದ
	ಮಾತು	+	ಇಲ್ಲ	=	ಮಾತಿಲ್ಲ
	ಬೇರೆ	+	ಒಬ್ಬ	=	ಬೇರೊಬ್ಬ
	ನಿನಗೆ	+	ಅಲ್ಲದೆ	=	ನಿನಗಲ್ಲದೆ

೨. ಆಗಮ ಸಂಧಿ : ಲೋಪ ಸಂಧಿ ಮಾಡಿದರೆ ಅರ್ಥ ಕೆಡುವಂತಿದ್ದರೆ, ಆ ಎರಡು ಸ್ವರಗಳ ನಡುವೆ 'ಯ' ಇಲ್ಲವೆ 'ವ' ಅಕ್ಷರವನ್ನು ಹೊಸದಾಗಿ ಸೇರಿಸಿ ಸಂಧಿ ಮಾಡಿದರೆ ಅದನ್ನು 'ಆಗಮ ಸಂಧಿ' ಎಂದು ಕರೆಯುತ್ತಾರೆ.

'ಯ' ಅಕ್ಷರ ಬಂದಲ್ಲಿ ಯಕಾರಾಗಮ ಸಂಧಿ ಎಂತಲೂ, 'ವ' ಅಕ್ಷರ ಬಂದಲ್ಲಿ ವಕಾರಾಗಮ ಸಂಧಿ ಎಂತಲೂ ಎರಡು ವಿಧಗಳನ್ನು ಗುರುತಿಸಲಾಗುತ್ತದೆ.

ಉದಾ :	ಪೂರ್ವಪದ	+	ಉತ್ತರಪದ	=	ಸಂಧಿಪದ
	ಗುರು	+	ಅನ್ನು	=	ಗುರುವನ್ನು
	ಪಿತೃ	+	ಅನ್ನು	=	ಪಿತೃವನ್ನು
	ಕೈ	+	ಅಲ್ಲಿ	=	ಕೈಯಲ್ಲಿ
	ಶಾಲೆ	+	ಇಂದ	=	ಶಾಲೆಯಿಂದ

೩. ಆದೇಶ ಸಂಧಿ : ಎರಡು ಅಕ್ಷರಗಳ ನಡುವೆ ಸಂಧಿಕಾರ್ಯ ನಡೆಯುವಾಗ ಉತ್ತರ ಪದದ ಆದಿಯಲ್ಲಿರುವ 'ಕ' 'ತ' 'ಪ' ವ್ಯಂಜನಗಳಿಗೆ ಕ್ರಮವಾಗಿ 'ಗ್' 'ದ್' 'ಬ್' ವ್ಯಂಜನಗಳು ಬದಲಿಯಾಗಿ ಬರುವುದನ್ನು 'ಆದೇಶ ಸಂಧಿ' ಎಂದು ಕರೆಯಲಾಗುತ್ತದೆ.

ಉದಾ :	ಪೂರ್ವಪದ	+	ಉತ್ತರಪದ	=	ಸಂಧಿಪದ
	ಮಳೆ	+	ಕಾಲ	=	ಮಳೆಗಾಲ
	ಬೆಟ್ಟ	+	ತಾವರೆ	=	ಬೆಟ್ಟದಾವರೆ
	ಹೂ	+	ಪುಟ್ಟಿ	=	ಹೂಬುಟ್ಟಿ

## V. ಚಟುವಟಿಕೆಗಳು :

೧. ಶ್ರವಣನ ಪಿತೃಭಕ್ತಿ ಹಾಗೂ ಸತ್ಯ ಹರಿಶ್ಚಂದ್ರ ಪುಸ್ತಕಗಳನ್ನು ಕೊಂಡು ಓದಿರಿ.
೨. ಗಾಂಧೀಜಿಯವರ ಆತ್ಮಚರಿತ್ರೆಯನ್ನು ಗ್ರಂಥಾಲಯದಿಂದ ಪಡೆದು ಓದಿರಿ.
೩. ಬಾಲ್ಯದಲ್ಲಿ ನೆಮ್ಮ ಮನಸ್ಸಿನ ಮೇಲೆ ಪ್ರಭಾವ ಬೀರಿದ ಪುಸ್ತಕ ಹಾಗೂ ಘಟನೆಗಳನ್ನು ಬರೆದಿಡಿ.



## ೪. ಸುಕ್ರಿ ಬೊಮ್ಮನ ಗೌಡ

- ಶಾಂತಿ ನಾಯಕ

**ಪಾಠ ಪ್ರವೇಶ :** ನಮ್ಮ ಜನಪದರು ಓದು ಬರಹ ಕಲಿಯದವರು. ಆದರೆ ಅವರಲ್ಲಿರುವ ವಿದ್ವತ್ತು, ಭಾಷಾ ಪ್ರಾಥಮಿಕ, ಲೋಕ ಜ್ಞಾನ, ನೆನಪಿನ ಶಕ್ತಿ, ಎಂಥವರನ್ನೂ ಬೆರಗುಗೊಳಿಸುತ್ತದೆ. ಅವರಿಗೆ ತಿಳಿಯದಿರುವ ವಿಚಾರಗಳೇ ಇಲ್ಲ. ಪರಿಸರದಲ್ಲಿರುವ ಬೆಟ್ಟಗುಡ್ಡ, ಮರಗಿಡ, ಪ್ರಾಣಿಪಕ್ಷಿ, ನದಿ, ಮಳೆ ಎಲ್ಲವೂ ಅವರಿಗೆ ಆಪ್ತವಾಗಿದ್ದವು. ಆಧುನಿಕತೆಯ ಪ್ರಭಾವ ಹೆಚ್ಚಾದಂತೆಲ್ಲಾ ಜಾನಪದ ಸಂಸ್ಕೃತಿ ಮರೆಯಾಗಲಾರಂಭಿಸಿತು. ಇದಕ್ಕೆ ಅಪವಾದವೆಂಬಂತೆ ಕೆಲವು ಭಾಗದಲ್ಲಿ ಜಾನಪದ ಕಲೆ ಸಂಸ್ಕೃತಿಗಳನ್ನು ಮೈಗೂಡಿಸಿಕೊಂಡಿರುವ ಜನಪದರು ಈಗಲೂ ಇದ್ದಾರೆ. ಅವರುಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಬುಡಕಟ್ಟು ಜನಾಂಗಕ್ಕೆ ಸೇರಿದ 'ಸುಕ್ರಿ ಬೊಮ್ಮನಗೌಡ' ಅಪರೂಪದ ಜಾನಪದ ಮಹಿಳೆ. ತಮ್ಮ ಜನಾಂಗದ ಒಟ್ಟು ಸಂಸ್ಕೃತಿಯನ್ನು ಈಗಲೂ ಜೀವಂತವಾಗಿ ಉಳಿಸಿಕೊಂಡಿದ್ದಾರೆ. ಜೊತೆಗೆ ಸಮಾಜದ ಒಳಿತಿಗೆ ಹೋರಾಡುತ್ತ, ಸರ್ಕಾರದ ಒಳಗಣ್ಣನ್ನು ತೆರೆಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಬದುಕು ಇಂದಿನವರಿಗೆ ಆದರ್ಶವಾಗಬೇಕು, ಜೊತೆಗೆ ಅಕ್ಷರ ಕಲಿತವರು ಜಾನಪದ ಸಂಸ್ಕೃತಿಯನ್ನು ದಾಖಲಿಸುವ, ಉಳಿಸುವ ಪ್ರಯತ್ನ ಮಾಡಬೇಕೆಂಬ ಆಶಯವೂ ಇಲ್ಲಿದೆ.

ಸುಕ್ರಿಯ ಪೂರ್ವಜರು ಬೇಸಾಯಗಾರರು. ರಾಗಿ ಇವರ ಪ್ರಮುಖ ಆಹಾರ. ಉತ್ತರ ಕನ್ನಡ ಜಿಲ್ಲೆಯಲ್ಲಿ ನೆಲೆ ನಿಂತ ಪ್ರಾರಂಭದ ದಿನಗಳಲ್ಲಿ ತಮ್ಮ ಹೊಟ್ಟೆಪಾಡಿಗಾಗಿ ಇವರು ಕುಂಬರಿ ಬೇಸಾಯವನ್ನು ಅವಲಂಬಿಸಿಕೊಂಡರು. ಸುಮಾರು ೧೦೦ ವರ್ಷಗಳ ಹಿಂದೆ ಇಲ್ಲಿ ದೇವಿ ಮತ್ತು ಸುಬ್ಬ ಎಂಬ ದಂಪತಿಗಳು ನೆಲೆಸಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳು, ನಾಲ್ವರು ಗಂಡು ಮಕ್ಕಳು, ಸುಕ್ರಿ ಇವರಲ್ಲಿ ನಾಲ್ಕನೆಯವರಾಗಿ ೧೯೪೨ ರಲ್ಲಿ ಜನಿಸಿದರು.

**ಜಾನಪದದ ಗಣಿ :**

ಸುಕ್ರಿಯ ಅಕ್ಕ ಮತ್ತು ತಾಯಿ ಉತ್ತಮ ಹಾಡುಗಾರರಾಗಿದ್ದರು. ಅಪ್ಪ ಗುಮಟೆ ವಾದ್ಯಗಾರಿಕೆಯನ್ನು ಸುಗ್ಗಿ ನೃತ್ಯಗಾರಿಕೆಯನ್ನು ಬಲ್ಲವರಾಗಿದ್ದರು. ಸುಕ್ರಿಯೂ ಶಾಲೆ ಕಲಿತವಳಲ್ಲ. ಚಿಕ್ಕವಳಿರುವಾಗ ತನ್ನ ಕೇರಿಯ ಮಕ್ಕಳ ಜೊತೆಗೆ ಸಗಣೆ ತರಲು ಹೋಗುತ್ತಿದ್ದಳು. ಸಗಣೆ ಹೆಕ್ಕಿ ಸುತ್ತಾಗದ ಈ ಮಕ್ಕಳು ತಮ್ಮ ಸಗಣೆ ಬುಟ್ಟಿಗಳನ್ನು ಗದ್ದೆ ಬಯಲಿನಲ್ಲಿಟ್ಟು ಗದ್ದೆ ಬಯಲನ್ನು ಕ್ರೀಡಾಂಗಣವನ್ನಾಗಿಸಿಕೊಳ್ಳುತ್ತಿದ್ದರು. ಅಟ್ಟಿ ಆಟ; ಕಣ್ಣುಟ್ಟಾಟ; ಹುಳ್ಳಿ ಮಂಡದ ಆಟಗಳಿಗೆ ಈ ಬಯಲುಗಳೇ ಜನಪದ ಆಟಗಳ ತರಬೇತಿ ಶಾಲೆಗಳಾದವು. ಇಲ್ಲಿಯೇ ಸುಕ್ರಿ ಹೆಣ್ಣುಮಕ್ಕಳ ಜೊತೆ ತಾರ್ಲೆ ಕುಣಿದರು. ಗೊಬ್ಬರಹಾಕಿ ಹಾಳೆ ಕೊಚ್ಚಿ

ಹೂಡಿ ಬೀಜಬಿತ್ತಲು ಅಣಿ ಮಾಡಿಕೊಂಡಿರುವಾಗ ಮಳೆರಾಯ ಬೆದೆಬಂದ ಭೂಮಿಗೆ ನೀರು ಹನಿಸದೆ ಮೋಡಗಟ್ಟಿ ಮುನಿಸಿನಲ್ಲಿರುತ್ತಾನೆ. ಆಗ ಮಳೆರಾಯನನ್ನು ಒಲಿಸಿಕೊಳ್ಳಲು ಆಯಾ ಊರಿನ ಹೆಂಗಸರು ಪುರಸೊತ್ತು ಆದ ದಿನ ತಮ್ಮೊಳಗೆ ಮಾತಾಡಿಕೊಂಡು ಕತ್ತಲೆಯಾದ ಬಳಿಕ ಬಯಲಿಗಳಿಯುತ್ತಾರೆ; ಹಾಡುತ್ತ ಕುಣಿಯುತ್ತಾರೆ.

ಚಣ್ಣಮೊಳೆ ಹೊಯ್ಯಲೆ ಚಣ್ಣ ಕೆರೆ ತುಂಬಲೆ  
ಕಯಡಿಗಳೆಲ್ಲ ಹಯನಾಗಲೆ  
ದೊಡ್ಡಾ ಮೊಳೆ ಹೋಯ್ಯಲೆ ದೊಡ್ಡ ಕೆರೆ ತುಂಬಲೆ  
ಗವಿಯಗಳೆಲ್ಲ ಹಯನಾಗಲೆ  
ಹೊಯ್ಯೆಹೊಯ್ಯೆ ಮೊಳಿಯೆ ನಮ್ಮೂರಿಗೆ  
ನಮ್ಮೂರ ಮಕ್ಕಿ ಕತ್ತಿ ಹೊದೊ  
ನಮ್ಮೂರ ಗದ್ದೆ ಸುಟ್ಟಿ ಹೊದೊ  
ಹೊಯ್ಯೆ ಹೊಯ್ಯೆ



ಇಂಥ ಹಾಡುಗಳು ಕಾಡಿನ ಜೀವಿಗಳೊಂದಿಗಿನ ಹಾಲಕ್ಕಿ ಒಕ್ಕಲ ಹಳೆಯ ಸಂಬಂಧಕ್ಕೆ ಸಾಕ್ಷಿಯಾಗಿವೆ. ಕಾಡಿನ ಜೀವಿಗಳಿಗೆ ನೀರಿಲ್ಲ ಮಳೆರಾಯ ಬೇಗ ಬಾ, ಮಳೆ ತಾ ಎಂದು ಹಾರೈಸುವ ಹಾಡೇ ತಾರ್ಲೆ. ಈ ಹಾಡಿನಲ್ಲಿ ಬೆಳತನಕ ಹಾಡಬಲ್ಲ ಸಾಹಿತ್ಯವಿದೆ. ಜನ ಜೀವನದ ಚಿತ್ರವಿದೆ. ಕೇಳುಗರಿಲ್ಲ ದಾಖಲಿಸುವವರಿಲ್ಲ.

### ಕಾಡಿನ ಸಸ್ಯಜ್ಞಾನ :

ಸುಕ್ರಿ ಪ್ರಾಣಿ, ಪಕ್ಷಿ ಮುಂತಾದ ಚರಜೀವಿಗಳ, ಸಸ್ಯಾದಿ ಅಚರ ಜೀವವೈವಿಧ್ಯದ ಜ್ಞಾನ ನಿಧಿ. ಅಪ್ಪ ಬೆಟ್ಟದಲ್ಲಿರುವ ಒಡೆಯನ ಗದ್ದೆಯನ್ನು ಹೂಡಲು ಹೋಗುತ್ತಿದ್ದಾಗ ತಾಯಿ ಹಾಗೂ ಮನೆಯ ಸದಸ್ಯರು ಕೃಷಿ ಕೆಲಸಕ್ಕೆ ಹೊರಡುತ್ತಿದ್ದರು. ಸುಕ್ರಿ ತನ್ನ ಸುಮಾರು ಹತ್ತನೆಯ ವರ್ಷಕ್ಕೆ ಇವರ ಜೊತೆಗೆ ಕೃಷಿ ಕೆಲಸಕ್ಕೆ ಹೋಗುತ್ತಿದ್ದರು. ಸೊಂಟಕ್ಕೆ ತಾಡಿದ ಚಿಕ್ಕ ಸುಳಿಮುಟ್ಟಿ ; ಈ ಮುಟ್ಟಿಯಲ್ಲೊಂದು ಚಿಕ್ಕ ಹಲ್ಲತ್ತಿ ಇವರ ಜೊತೆಯಲ್ಲಿರುತ್ತಿತ್ತು. ಬೆಟ್ಟದಲ್ಲಿ ನಡೆಯುವಾಗ, ಹಾದಿಯ ಇಕ್ಕಲಗಳಲ್ಲಿಯ ಮರಗಿಡಗಳು ಇವರಿಗೆ ಆಪ್ತವಾದವು. ಚಿರಕಲ, ಹಳ್ಳಿರಿ, ಪೆಪೆ, ಸಗಡೆ, ಹಪ್ಪಗಡೆ, ಕುಚುಮಾಲೆ, ಏಕನಾಯಕ, ಅಡಕೋಳಿ ಮುಂತಾದ ಸೊಪ್ಪುಗಳ ಜ್ಞಾನ ಇವರಿಗಾಯಿತು. ದೊಡ್ಡವರಾದ ಮೇಲೆ ಸೌದೆ ತರುವ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಆಗ ಮರಮುಟ್ಟುಗಳ ಇನ್ನಷ್ಟು ಜ್ಞಾನ ಇವರ ಮಡಿಲು ತುಂಬಿದವು. ಸುಕ್ರಿಯವರ ಜೊತೆ ಕಾಡಿನಲ್ಲಿ ನಡೆಯುವುದೊಂದು ಅಪೂರ್ವ ಅನುಭವ. ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಔಷಧಶಾಸ್ತ್ರ

ಮುಂತಾದ ಜನಪದ ಶಾಸ್ತ್ರಗಳ ಭಂಡಾರವೇ ನಮ್ಮ ಜೊತೆ ನಡೆಯುತ್ತಿದ್ದಂತೆ ಅನಿಸುತ್ತದೆ. ಸುಕ್ರಿ ಪ್ರತಿ ಗಿಡಕ್ಕೂ ತನ್ನ ಪರಿಸರದ ಕನ್ನಡ ಜನಪದ ಹೆಸರುಗಳನ್ನು ಹೇಳುತ್ತ ಆಯಾ ಸಸ್ಯಗಳನ್ನು ತೋರಿಸುತ್ತ ಸಾಗುತ್ತಾರೆ. ಇವರ ಈ ಸಸ್ಯ ಜ್ಞಾನ ನಿಧಿಯನ್ನು ಅಕ್ಷರಕ್ಕಿಳಿಸಿದರೆ ಹಲವು ಗ್ರಂಥಗಳು ಸಿದ್ಧವಾಗಬಹುದು.

ಸುಕ್ರಿ ಸಾಮಾನ್ಯ ಹುಲ್ಲುಕಡ್ಡಿಗಳ ಬಗ್ಗೆಯೂ ಚೆನ್ನಾಗಿ ಬಲ್ಲರು. ಒಮ್ಮೆ ನನ್ನ ಜೊತೆ ಬಯಲಿನಲ್ಲಿ ನಡೆಯುತ್ತಿದ್ದಾಗ ಸುಕ್ರಿ ಒಂದು ಜಾತಿಯ ಹುಲ್ಲಿನ ಉದ್ದದೇಟಿನ ಹತ್ತಾರು ಹೂ ತೆನೆಗಳನ್ನು ಕೊಯ್ದುಕೊಂಡು 'ಕಟ್ಟಾಡೆ ಕುಟ್ಟಾಡೆ ಕಟ್ಟಿದೆ ಚೂಡಾಡೆ' ಎಂದು ಮತ್ತೆಮತ್ತೆ ಹೇಳತೊಡಗಿದರು, "ಇದೇನು ಒಗಟಾ ಹೇಳು ಮತ್ತೆ" ಎನ್ನುತ್ತಾ ನಾನು ಬರೆದುಕೊಳ್ಳಲೆಂದು ಪೆನ್ನೆತ್ತಿಕೊಂಡರೆ ಸುಕ್ರಿ ಮತ್ತೆ ಅದೇ ಹಾಡು "ಕಟ್ಟಾಡೇ ಕುಟ್ಟಾಡೆ ಕಟ್ಟಿದೆ ಚೂಡಾಡೇ" ಎಂದು ಹೇಳುತ್ತ ನನ್ನ ಮುಖನೋಡಿ ನಗುವರು. ಆಗ ನನ್ನ ತಲೆಯ ಟ್ಯೂಬ್‌ಲೈಟ್ ಹೊತ್ತಿಕೊಳ್ಳುತ್ತದೆ, ಈ ಹುಲ್ಲಿಗೆ ಇಷ್ಟುದ್ದದ ಇಂಥಾ ಹೆಸರಾ? ಎಂದು ಪ್ರಶ್ನಿಸುತ್ತೇನೆ. ಹೌದು ಇದಕ್ಕೆ ಇಷ್ಟು ಉದ್ದದ ಹೆಸರಿದೆ ಎಂದು ತಿಳಿಸಿ, ಹೆಸರನ್ನು ಒಂದೊಂದಾಗಿ ವಿವರಿಸಿ ಹೇಳುತ್ತಾರೆ. ಇವರೊಬ್ಬ ನಾಡವೈದ್ಯರೂ ಅಹುದು. ಮೂಲವ್ಯಾಧಿ, ಅರಿಶಿನ ಗುಂಡಗೆ, ಬಂಜೆತನಗಳಿಗೆ ಉತ್ತಮ ಔಷಧ ನೀಡಬಲ್ಲರು.

### ಚಳುವಳಿಗಳು :

ಸುಕ್ರಿ ರೈತರ ಜೊತೆ ಕಾಲ್ನಡಿಗೆಯಲ್ಲಿಯೇ ಕಾರವಾರಕ್ಕೆ ಹೋಗಿ ಚಳುವಳಿ ನಡೆಸಿದರು. ಸಮಾಜಕ್ಕೆ ಒಳಿತಾಗುವ ಎಲ್ಲ ಚಳುವಳಿಗಳಲ್ಲಿ ಅಗ್ರ ಪಂಕ್ತಿಯಲ್ಲಿ ನಿಂತರು. ಕೋಟೆಬಾವಿ ಚಳುವಳಿ, ಬುಡಕಟ್ಟು ಜಿಲ್ಲಾ ಚಳುವಳಿ, ಸಾಕ್ಷರತಾ ಆಂದೋಲನ, ಮದ್ಯಪಾನ ವಿರೋಧಿ ಚಳುವಳಿಗಳಲ್ಲಿ ಸುಕ್ರಿಯವರ ಕಲಾ ತಂಡ ಪಾಲ್ಗೊಂಡಿರುತ್ತಿತ್ತು. ಓದು-ಬರಹ ಅರಿಯದವರಾದರೂ ಸಾಮಾಜಿಕ ಕೆಡಕು ಯಾವುದು, ಒಳಿತು ಯಾವುದು ಎಂಬುದರ ಅರಿವುಳ್ಳವರು. ಸಮಾಜಕ್ಕೆ ಒಳಿತಾಗುವ ಚಳುವಳಿಗಳಲ್ಲಿ ಭಾಗವಹಿಸಿ ಜೊತೆಯ ಹೋರಾಟಗಾರರಿಗೆ ಪ್ರೋತ್ಸಾಹ ನೀಡುವಲ್ಲಿ ಸುಕ್ರಿಯದು ಎತ್ತಿದ ಕೈ. ಇವರು ಕೊರಳ ತುಂಬ ಅಂಕೋಲೆಯ ಪರಂಪರಾಗತ ಶೈಲಿಯಲ್ಲಿ ಮಣಿಸರಗಳನ್ನು ಧರಿಸಿ ಅಲ್ಲಿಯ ಹಾಲಕ್ಕೆ ಒಕ್ಕಲ ಗೇಟ್ಟಿ ಶೈಲಿಯಲ್ಲಿ ಸೀರೆಯುಟ್ಟು ಮುಂಚೂಣಿಯಲ್ಲಿದ್ದಾರೆಂದರೆ ಚಳುವಳಿಕಾರರಿಗೆ ಆನೆಬಲ ಬರುತ್ತದೆ.

### ಸನ್ಮಾನ ಪ್ರಶಸ್ತಿಗಳು :

ನಾಡಿನ ಬಹುದೊಡ್ಡ ಪ್ರಶಸ್ತಿಗಳಾದ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಜಾನಪದ ಶ್ರೀ ಪ್ರಶಸ್ತಿ ಸುಕ್ರಿಯವರ ಮುಡಿಗೇರಿದವು. ರಾಜ್ಯಮಟ್ಟದ ಸಂಘ ಸಂಸ್ಥೆಗಳಲ್ಲದೆ ಜಿಲ್ಲೆ ಹಾಗೂ ಸ್ಥಳೀಯ ಸಂಘಸಂಸ್ಥೆಗಳು ಸುಕ್ರಿಯನ್ನು ಸನ್ಮಾನಿಸಿ ಗೌರವಿಸಿವೆ. ಇವರಿಗೆ ದೊರೆತ ಸನ್ಮಾನ ಪ್ರಶಸ್ತಿಗಳ ಸಂಖ್ಯೆ ಸುಮಾರು ಅರ್ಧಶತಕ ದಾಟಿವೆ. ನಾಡಿನ ಅತ್ಯುನ್ನತ ನಾಡೋಜ

ಪ್ರಶಸ್ತಿಯು ೨೦೦೭ ರಲ್ಲಿ ಒದಗಿ ಬಂದಾಗ, ಜಾನಪದಕ್ಕೆ ಹೊಸ ಗರಿ ಮೂಡಿತು. ನಾಡಿನ ಪತ್ರಿಕೆಗಳು ಇವರ ಹೋರಾಟ ಮತ್ತು ಸಾಧನೆಯನ್ನು ಕುರಿತು ಬರೆದವು.

ಸುಕ್ರಿ ಬೆಟ್ಟದ ಸೆರಗಿನ ನಾಡಿನಲ್ಲಿ ಈಗ ವಾಸವಾಗಿದ್ದರೂ, ಬಾಲ್ಯದಿಂದಲೇ ಇವರಿಗೆ ಕಾಡಿನೊಂದಿಗೆ ನಿತ್ಯ ನಿರಂತರ ಸಂಬಂಧ. ಪೂರ್ವದಲ್ಲಿ ಬೆಳಗಾಗುವ ಹಲವು ತಾಸು ಮುನ್ನವೇ ಇವರು ತನ್ನ ಜೊತೆಗಾರರ ಜೊತೆ ಕಾಡಿಗೆ ಹೊರಟರೆ ತಿರುಗಿ ಬರುವುದು ಹೊತ್ತು ಪಶ್ಚಿಮಕ್ಕೆ ತಿರುಗುವ ಸಮಯದಲ್ಲಿ. ಬಿತ್ತನೆ ಸಂದರ್ಭದಲ್ಲಿ ಕಾಡಿನಲ್ಲಿಯೇ ಸಂಜೆಯನ್ನು ಕಳೆಯುವುದೂ ಉಂಟು. ಇವರ ಪೂರ್ವಜರು ಕಾಡಿನಲ್ಲಿ ನೆಲೆಸಿ ಪಡೆದ ಅನುಭವವೂ ಪರಂಪರಾಗತವಾಗಿ ಇವರ ಬಳಿಗೆ ಬಂದಿದೆ. ಇವರು ಇದನ್ನು ಬಿಟ್ಟು ಬಿಸಾಡದೆ ಹಿಡಿದಿಟ್ಟುಕೊಂಡಿದ್ದಾರೆ. ಇದು ಇವರ ವಿಶೇಷ ಗುಣ.

\* \* \* \*

### ಕೃತಿಕಾರರ ಪರಿಚಯ :

ಶಾಂತಿ ನಾಯಕ ಅವರು ೧೯೪೩ ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಬೇಲೇಕೇರಿಯಲ್ಲಿ ಜನಿಸಿದರು. ಇವರು ಶಿಕ್ಷಕ ವೃತ್ತಿಯಿಂದ ನಿವೃತ್ತರಾಗಿದ್ದು, ಸುಮಾರು ೫೦ ವರ್ಷಗಳಿಂದ ಜಾನಪದ ಕ್ಷೇತ್ರದಲ್ಲಿ ಸಕ್ರಿಯವಾಗಿ ದುಡಿಯುತ್ತಿದ್ದಾರೆ.



ಜಾನಪದಕ್ಕೆ ಸಂಬಂಧಿಸಿದಂತೆ ೨೫ ಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. 'ಉತ್ತರ ಕನ್ನಡ ಜಿಲ್ಲೆಯ ಜನಪದ ಆಟಗಳು', 'ಉತ್ತರಕನ್ನಡ ಜಿಲ್ಲೆಯ ಹವ್ಯಕರ ಕಥೆಗಳು', 'ಜಾಣೆ ಕನ್ನಡವ ತಿಳಿದ್ವೇಳೆ', 'ಜಾನಪದ ಸುಧಾ ಸಂಚಯ', 'ಕಾಗಕ್ಕೆ ಗುಬ್ಬಕ್ಕೆ', 'ಜಾನಪದ ವೈದ್ಯಕೀಯ ಅಡುಗೆಗಳು', 'ರಂಗೋಲಿ', 'ಕುಡಿತ ನಿಮಗೆಷ್ಟು ಹಿತ', 'ಬೆಣ್ಣೆ ಇಟ್ಟುಕೊಂಡು ತುಪ್ಪಕ್ಕೆ ಹುಡುಕುವುದೇ', 'ದೇವಕಿ ಓದಿದಳು', 'ಜೀವ ಉಳಿಸುವ ಮರಗಳು', 'ಸುಕ್ರಿ ಬೊಮ್ಮನಗೌಡ' - ಇವು ಅವರ ಪ್ರಮುಖ ಕೃತಿಗಳಾಗಿವೆ. ಇವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ, ಜಾನಪದ ತಜ್ಞೆ, ಮಲ್ಲಿಕಾ ಪ್ರಶಸ್ತಿ, ಪದ್ಮಭೂಷಣ ಡಾ.ಸರೋಜಾದೇವಿ ಸಾಹಿತ್ಯ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ಹಲವು ಗೌರವಗಳೂ ಲಭಿಸಿವೆ. ಪ್ರಸ್ತುತ ಪಾಠವನ್ನು ಇವರ 'ಸುಕ್ರಿ ಬೊಮ್ಮನಗೌಡ' ಎಂಬ ಕೃತಿಯಿಂದ ಆಯ್ದುಕೊಳ್ಳಲಾಗಿದೆ.

### ಟಿಪ್ಪಣಿಗಳು :

೧. ತಾರ್ಲೆ ಕುಣಿತ : ಮಳೆ ಬಾರದಿದ್ದಾಗ ಹಾಲಕ್ಕೆ ಒಕ್ಕಲಗಿತ್ತಿಯರು ಮಳೆಗಾಗಿ ದೇವರನ್ನು ಪ್ರಾರ್ಥಿಸುವ ವಿಶಿಷ್ಟ ನರ್ತನ.

೨. ಕುಂಬರಿ ಬೇಸಾಯ : ಕಾಡು ಕಡಿದು, ನೆಲವನ್ನು ಬೆಂಕಿಯಿಂದ ಸುಟ್ಟು ಬೇಸಾಯ ಮಾಡುವ ಪದ್ಧತಿ. ಕುಂಬರಿ ಬೇಸಾಯದಿಂದಾಗಿ ಕಾಡು ನಾಶವಾಗುತ್ತದೆಯೆಂದು ೧೮೮೫ ರ ಹೊತ್ತಿಗೆ ಬ್ರಿಟೀಷರು ಈ ಪದ್ಧತಿಯನ್ನು ಪ್ರತಿಬಂಧಿಸಿದರು. ಆದರೂ ಸುಕ್ರಿಯ ಇತ್ತೀಚಿನ ಕಾಲಮಾನದವರೆಗೂ ಈ ಬೇಸಾಯ ಜೀವ ಹಿಡಿದುಕೊಂಡಿತ್ತು.

## ಅಭ್ಯಾಸ

### I. ಪದಗಳ ಅರ್ಥ ತಿಳಿಯಿರಿ :

ಅಚರ - ಸ್ಥಿರ; ಅಚಲ.

ಒಕ್ಕಲ - ಮನೆತನ; ಬೇಸಾಯ.

ಗಣಿ - ಆಶ್ರಯಸ್ಥಾನ

ಚಣ್ಣಮೊಳೆ - ಜೋರಾದ ಮಳೆ

ಪರಂಪರಾಗತ - ಹಿಂದಿನವರಿಂದ ಬಂದಿರುವ

ಬಂಜೆತನ - ಮಕ್ಕಳಾಗದಿರುವುದು

ಬುಡಕಟ್ಟು - ಮೂಲ ಜನಾಂಗ

ಮುಂಚೂಣಿ - ಮುಂದಾಳತ್ವ; ನಾಯಕತ್ವ

ಸುಗ್ಗಿ - ಧಾನ್ಯಗಳ ಕೊಯ್ಲಿನ ಕಾಲ

ಹಯನಾಗು - ಸಮೃದ್ಧವಾಗು

ಹಾಳೆ - ಗದ್ದೆಯ ಸೀಳು

ಹೊಟ್ಟೆಪಾಡು - ಜೀವನೋಪಾಯ

ಅಣಿ - ಸಿದ್ಧತೆ

ಗದ್ದೆ - ಜಮೀನು; ಬೇಸಾಯದ ಭೂಮಿ.

ಗವಿಯಗಳೆಲ್ಲ - ಕಾಡಿನ ಜೀವಿಗಳೆಲ್ಲ

ಚರ - ಚಲಿಸು

ಪೂರ್ವಜರು - ವಂಶದ ಹಿರಿಯರು.

ಬೆದೆ - ಬಿತ್ತನೆಗೆ ಹದವಾದ ಕಾಲ.

ಮಕ್ಕಿಕತ್ತಿ - ಬೆಳೆ ಬೆಳೆದಿರುವ ಎತ್ತರದ ಭೂಮಿ.

ಸವ್ವೆ - ಉರುವಲು ಕಟ್ಟಿಗೆ

ಹನಿಸದೆ - ಬೀಳದೆ

ಹಲ್ಲತ್ತಿ - ಹಲ್ಲುಗಳಿರುವ ಕತ್ತಿ

ಹೆಕ್ಕಿ - ಆರಿಸು

ಹೊಯ್ಯಲೆ - ಸುರಿಯುವುದು

### II. ಪ್ರಶ್ನೆಗಳು :

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ಸುಕ್ರಿಯ ತಂದೆ ತಾಯಿಗಳ ಹೆಸರೇನು?

೨. ಸುಕ್ರಿಯ ತಂದೆಯಲ್ಲಿದ್ದ ಜಾನಪದ ಕಲೆಗಳಾವುವು?

೩. ಲೇಖಕರಿಗೆ ಸುಕ್ರಿ ಪರಿಚಯಿಸಿದ ಉದ್ದದ ಹೆಸರಿನ ಹುಲ್ಲು ಯಾವುದು?

೪. ಸುಕ್ರಿಯವರಿಗೆ ದೊರೆತ ನಾಡಿನ ಅತ್ಯುನ್ನತ ಪ್ರಶಸ್ತಿ ಯಾವುದು?

೫. ಸುಕ್ರಿಯವರಲ್ಲಿ ಕಾಣಬರುವ ವಿಶೇಷ ಗುಣ ಯಾವುದು?

೬. ಸುಕ್ರಿ ಯಾವ ಒಕ್ಕಲು ಜನಾಂಗಕ್ಕೆ ಸೇರಿದ ಮಹಿಳೆ?

ಆ) ಕೆಲಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಸುಕ್ರಿ ಬಾಲ್ಯದಲ್ಲಿ ಜನಪದ ಆಟಗಳನ್ನು ಹೇಗೆ ಕಲಿತಳು?
೨. ತಾರ್ಲೆ ಕುಣಿತದ ವಿಶೇಷವೇನು?
೩. ಸುಕ್ರಿಯವರಿಗೆ ಯಾವ ಯಾವ ಸೊಪ್ಪುಗಳ ಜ್ಞಾನವಿದೆ?
೪. ಸುಕ್ರಿಯವರು ಪಾಲ್ಕೊಂಡ ಚಳುವಳಿಗಳಾವುವು?
೫. ಸುಕ್ರಿಯವರ ವೇಷಭೂಷಣಗಳು ಹೇಗಿರುತ್ತವೆ?
೬. ಸುಕ್ರಿಯವರಿಗೆ ದೊರೆತ ಪ್ರಶಸ್ತಿಗಳಾವುವು?

ಇ) ಕೆಲಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಸುಕ್ರಿಯವರು ಜಾನಪದದ ಗಣಿ ಆದುದು ಹೇಗೆ?
೨. ಸುಕ್ರಿಗೆ ಕಾಡಿನ ಸಸ್ಯಜ್ಞಾನ ಹೇಗೆ ದೊರೆಯಿತು?
೩. ಸುಕ್ರಿ ಬೊಮ್ಮನಗೌಡ ಸಾಮಾಜಿಕ ಕಳಕಳಿ ಹೊಂದಿರುವ ಮಹಿಳೆ ಎಂಬುದನ್ನು ಹೇಗೆ ಹೇಳಬಹುದು?

ಈ) ಸಂದರ್ಭದೊಡನೆ ವಿವರಿಸಿರಿ.

೧. ಈ ಬಯಲುಗಳೇ ಜನಪದ ಆಟಗಳ ತರಬೇತಿ ಶಾಲೆಗಳಾದವು.
೨. ಜನಪದ ಶಾಸ್ತ್ರಗಳ ಭಂಡಾರವೇ ನಮ್ಮ ಜೊತೆ ನಡೆಯುತ್ತಿದ್ದಂತೆ ಅನಿಸುತ್ತದೆ.
೩. 'ಕಟ್ಟಾಡೆ ಕುಟ್ಟಾಡೆ ಕಟ್ಟಿದೆ ಚೂಡಾಡೆ'
೪. ಚಳುವಳಿಗಾರರಿಗೆ ಆನೆಬಲ ಬರುತ್ತದೆ.

III. ಭಾಷಾಭ್ಯಾಸ :

ಅ) ಕೆಲಗಿನ ಪದಗಳನ್ನು ಬಿಡಿಸಿ ಬರೆಯಿರಿ.

ಸುಸ್ತಾಗದ, ಕ್ರೀಡಾಂಗಣ, ಕಣ್ಕಟ್ಟಾಟ, ಹಲ್ಲತ್ತಿ, ಕಾಲ್ಕಡಿಗಿ, ಅತ್ಯುನ್ನತ.

ಆ) ಕೆಲಗಿನ ಪದಗಳಿಗೆ ವಿರುದ್ಧಾರ್ಥ ಬರೆಯಿರಿ.

ಚರ, ಜ್ಞಾನ, ಕೆಡಕು, ಸನ್ಮಾನ.



ಇ) ಕೆಳಗಿನ ಪದಗಳನ್ನು ಸ್ವಂತ ವಾಕ್ಯದಲ್ಲಿ ಬರೆಯಿರಿ.

ಹೊಟ್ಟೆಪಾಡು, ಆಪ್ತವಾಗು, ಅಪೂರ್ವ ಅನುಭವ, ಜ್ಞಾನ ನಿಧಿ, ಪರಂಪರಾಗತ, ಆನೆಬಲ.

ಈ) ಕೆಳಗಿನ ಪದಗಳಿಗೆ ತತ್ಸಮ-ತದ್ಭವಗಳನ್ನು ಬರೆಯಿರಿ.

ಸಾಲೆ, ಜ್ಞಾನ, ಅಕ್ಷರ, ಮುಖ, ಪಕ್ಷಿ.

ಉ) ಕೆಳಗಿನ ಮಾದರಿಯಂತೆ ಹತ್ತು ಪದಗಳನ್ನು ಬರೆಯಿರಿ.

ಮಾದರಿ : ಹಾಡು + ಗಾರ = ಹಾಡುಗಾರ

ನೃತ್ಯ + ಗಾರ = ನೃತ್ಯಗಾರ

IV. ಸೈದ್ಧಾಂತಿಕ ವ್ಯಾಕರಣ :

ನಾಮಪದ

(ನಾಮಪದ-ನಾಮಪ್ರಕೃತಿ-ನಾಮ ವಿಭಕ್ತಿ ಪ್ರತ್ಯಯ)

ಶಾಲೆಯು ಶಾಲೆಯನ್ನು, ಶಾಲೆಯಿಂದ, ಶಾಲೆಗೆ, ಶಾಲೆಯದೇಸೆಯಿಂದ, ಶಾಲೆಯು, ಶಾಲೆಯಲ್ಲಿ - ಈ ಎಲ್ಲಾ ಪದಗಳು ನಾಮಪದಗಳು. ಇವುಗಳಲ್ಲಿ 'ಶಾಲೆ' ಎಂಬುದು ಮೂಲರೂಪ. ನಾಮಪದದ ಮೂಲ ರೂಪವನ್ನು 'ನಾಮಪ್ರಕೃತಿ' ಎನ್ನುತ್ತೇವೆ. ನಾಮ ಪದದ ಮೂಲರೂಪದೊಂದಿಗೆ ಸೇರಿರುವ - ಉ, ಅನ್ನು, ಇಂದ, ಗೆ, ದೇಸೆಯಿಂದ, ಅ, ಅಲ್ಲಿ - ಇವು ವಿಭಕ್ತಿ ಪ್ರತ್ಯಯಗಳು. ಹೀಗೆ ನಾಮಪ್ರಕೃತಿಗಳಿಗೆ ವಿಭಕ್ತಿ ಪ್ರತ್ಯಯಗಳು ಸೇರಿದ ರೂಪವನ್ನು 'ನಾಮಪದ' ಎಂದು ಕರೆಯುತ್ತೇವೆ.

ನಾಮಪ್ರಕೃತಿ	+	ಪ್ರತ್ಯಯ	= ನಾಮಪದ
ಮನೆ	+	ಅನ್ನು	= ಮನೆಯನ್ನು
ರಾಮ	+	ಅನ್ನು	= ರಾಮನನ್ನು

ಒಂದು ವಸ್ತು, ಒಬ್ಬ ವ್ಯಕ್ತಿ, ಒಂದು ಸ್ಥಳದ ಹೆಸರಾಗಿರಬಹುದು ಅಥವಾ ಒಂದು ಗುಂಪನ್ನು ಸೂಚಿಸುವ ಪದವಾಗಿರಬಹುದು ಅಥವಾ ಗುಣ, ಸ್ವಭಾವ, ಸಂಖ್ಯೆ, ಸ್ಥಾನ, ಅಳತೆ, ತೂಕ ಇತ್ಯಾದಿಗಳನ್ನು ಸೂಚಿಸುವ ಪದಗಳಾಗಿರಬಹುದು. ಅವುಗಳನ್ನು ನಾಮಪದಗಳೆಂದು ಕರೆಯುತ್ತೇವೆ.

## ನಾಮಪದದ ವಿಧಗಳು :

೧. ವಸ್ತುವಾಚಕ ಅಥವಾ ನಾಮವಾಚಕ	೨. ಗುಣವಾಚಕ	೩. ಸಂಖ್ಯಾವಾಚಕ
೪. ಸಂಖ್ಯೇಯ ವಾಚಕ	೫. ಭಾವನಾಮಗಳು	೬. ಪರಿಮಾಣವಾಚಕ
೭. ಪ್ರಕಾರವಾಚಕ	೮. ದಿಗ್ವಾಚಕ	೯. ಸರ್ವನಾಮಗಳು

## ವಿಭಕ್ತಿಗಳು ಪ್ರತ್ಯಯಗಳು :

‘ಭೀಮನು ತನ್ನ ಬಲಗಾಲಿನಿಂದ ಚೆಂಡನ್ನು ಒದೆದನು’ ಈ ವಾಕ್ಯವು - ಭೀಮ, ತಾನು, ಬಲಗಾಲು, ಚೆಂಡು - ಹೀಗೆ ಕೇವಲ ನಾಮಪ್ರಕೃತಿಗಳನ್ನೇ ಹೇಳಿ ಒದೆದನು ಎಂದಿದ್ದರೆ ಅರ್ಥವಾಗುತ್ತಿರಲಿಲ್ಲ.

‘ಭೀಮ, ತಾನು, ಬಲಗಾಲು, ಚೆಂಡು’ ಈ ನಾಲ್ಕು ಪ್ರಕೃತಿಗಳಿಗೆ ಪರಸ್ಪರ ವಾಕ್ಯದಲ್ಲಿ ಒಂದು ಸಂಬಂಧವಿದೆ. ಈ ಸಂಬಂಧವನ್ನು ವಿಭಕ್ತಿ ಪ್ರತ್ಯಯಗಳು ಉಂಟುಮಾಡುತ್ತವೆ. ಈ ರೀತಿ ನಾಮಪ್ರಕೃತಿಗೆ ಸೇರುವ ಪ್ರತ್ಯಯಗಳನ್ನು ‘ವಿಭಕ್ತಿ ಪ್ರತ್ಯಯಗಳು’ ಎನ್ನುತ್ತಾರೆ.

ವಿಭಕ್ತಿಯ ಹೆಸರು	ನಾಮಪ್ರಕೃತಿ	ವಿಭಕ್ತಿ ಪ್ರತ್ಯಯ	ನಾಮಪದ
ಪ್ರಥಮಾ ವಿಭಕ್ತಿ	ಮರ	ಉ	ಮರವು
ದ್ವಿತೀಯಾ ವಿಭಕ್ತಿ	ಮರ	ಅನ್ನು	ಮರವನ್ನು
ತೃತೀಯಾ ವಿಭಕ್ತಿ	ಮರ	ಇಂದ	ಮರದಿಂದ
ಚತುರ್ಥೀ ವಿಭಕ್ತಿ	ಮರ	ಕೆ, ಗೆ, ಇಗೆ	ಮರಕ್ಕೆ
ಪಂಚಮೀ ವಿಭಕ್ತಿ	ಮರ	ದೆಸೆಯಿಂದ	ಮರದದೆಸೆಯಿಂದ
ಷಷ್ಠೀ ವಿಭಕ್ತಿ	ಮರ	ಅ	ಮರದ
ಸಪ್ತಮೀ ವಿಭಕ್ತಿ	ಮರ	ಅಲ್ಲಿ	ಮರದಲ್ಲಿ
ಸಂಭೋಧನಾ ವಿಭಕ್ತಿ	ಮರ	ಏ, ಇರಾ	ಮರಗಳಿರಾ

## V. ಚಟುವಟಿಕೆ :

೧. ನಿಮ್ಮ ಸುತ್ತಮುತ್ತ ಕಂಡುಬರುವ ಒಗಟು, ಗಾಡೆ, ಚೌಟಗಿಪದ, ಗೀಗೀ ಪದ, ಸೋಬಾನೆ ಪದ ಇತ್ಯಾದಿಗಳನ್ನು ಧ್ವನಿಮುದ್ರಿಸಿಕೊಂಡು, ಬರೆವಣಿಗೆಯ ರೂಪಕ್ಕೆ ತನ್ನಿರಿ.

೨. ವಿವಿಧ ಜಾತಿಯ ಸೊಪ್ಪು ಹಾಗೂ ತರಕಾರಿಗಳ ಗುಣ ವಿಶೇಷತೆಗಳನ್ನು ಕೇಳಿ ತಿಳಿಯಿರಿ ಹಾಗೂ ನಿತ್ಯ ಊಟದಲ್ಲಿ ಬಳಸಿರಿ.



## ೫. ಬ್ಲಡ್ ಗ್ರೂಪ್

- ವಿಜಯಮಾಲಾ ರಂಗನಾಥ್

**ಪಾಠ ಪ್ರವೇಶ :** ಗದ್ಯ ಸಾಹಿತ್ಯ ಪ್ರಕಾರಗಳಲ್ಲಿ 'ಸಣ್ಣಕತೆ' ಎಂಬುದೂ ಒಂದು. ಇವುಗಳ ಸ್ವರೂಪ, ಲಕ್ಷಣ ಸ್ವಲ್ಪ ಭಿನ್ನವಾಗಿಯೇ ಇರುತ್ತವೆ. ಕನ್ನಡದ ಹಲವಾರು ಕವಿಗಳು, ಲೇಖಕರು ಸಣ್ಣಕತೆಗಳ ಮೂಲಕ ಬದುಕಿನ ವಿವಿಧ ಆಯಾಮಗಳನ್ನು ಪರಿಚಯ ಮಾಡಿಕೊಟ್ಟಿದ್ದಾರೆ.

ಸಮಾಜದಲ್ಲಿ ಜಾತಿ ವ್ಯವಸ್ಥೆ ಮೊದಲಿನಿಂದಲೂ ಬಲವಾಗಿ ಬೇರೂರಿದೆ. ಇದನ್ನು ಹೋಗಲಾಡಿಸುವ ಪ್ರಯತ್ನವನ್ನು ಹಲವರು ಮಾಡುತ್ತಲೇ ಬಂದಿದ್ದಾರೆ. ಹುಟ್ಟಿನಿಂದ ಯಾರೂ ಮೇಲು ಕೀಳು ಅಲ್ಲ. ವ್ಯಕ್ತಿಯೊಬ್ಬ ತನ್ನ ಉತ್ತಮ ನಡವಳಿಕೆ, ಗುಣಸ್ವಭಾವಗಳಿಂದ ದೊಡ್ಡವನಾಗುತ್ತಾನೆ. ಪ್ರತಿಯೊಬ್ಬರಲ್ಲೂ ಹರಿಯುತ್ತಿರುವ ರಕ್ತ ಒಂದೇ ಆಗಿದ್ದರೂ ಮನುಷ್ಯ ಮನುಷ್ಯರನ್ನು ಕಾಣುವ ದೃಷ್ಟಿ, ಮನೋಭಾವಗಳು ಬೇರೆ ಬೇರೆ ಆಗಿರುವುದು ವಿಪರ್ಯಾಸ. ಜೀವವನ್ನು ಉಳಿಸುವ ರಕ್ತಕ್ಕೆ ಜಾತಿ, ಮತ, ಧರ್ಮಗಳ ಕಟ್ಟಳೆಗಳಿಲ್ಲ. ಇದನ್ನು ಅರಿತು ಮಾನವೀಯತೆಯ ನೆಲೆಗಟ್ಟಿನ ಮೇಲೆ ಸುಂದರ ಸಮಾಜವನ್ನು ನಿರ್ಮಿಸಬೇಕು ಎಂಬುದು ಇಲ್ಲಿಯ ಆಶಯ. ಜೊತೆಗೆ ಇಂಗ್ಲಿಷ್ ಭಾಷೆಯ ಶಬ್ದಗಳನ್ನು ಕನ್ನಡದಲ್ಲಿ ಸುಲಲಿತವಾಗಿ ಇಲ್ಲಿ ಬಳಸಿರುವುದನ್ನು ಗಮನಿಸಿರಿ.

“ನೋಡಪ್ಪಾ, ಅರ್ಜೆಂಟಾಗಿ 'ಓ' ನೆಗೆಟಿವ್ ಬ್ಲಡ್ ಬೇಕು. ಅರ್ಧಗಂಟೀಲಿ ತಗೊಂಡ್ಬಾ”

“ಯಾವ ಅಂಗಡೀಲಿ ಸಿಗ್ತದೆ ಬುದ್ಧಿ?”


“ಅಂಗಡೀಲಲ್ಲಪ್ಪ. ರಕ್ತನಿಧಿ ಅಂದೆ ಬ್ಲಡ್ ಬ್ಯಾಂಕ್‌ನಿಂದ ಆದಷ್ಟು ಬೇಗ ತರ್ಬೇಕು”. ಸಿದ್ದಿಂಗು ತಲೆ ಕೆರೆದುಕೊಂಡ. ಮೈಯಲ್ಲಿ ಹರಿಯೋ ರಕ್ತಾನ ಎಲ್ಲಿಂದ ತರೋದು?”

“ಅಮ್ಮಾವ್ವೆ, ಡಾಕ್ಟರ್ ರಕ್ತ ತರ್ಲಿಕ್ಕೆ ಹೇಳಾರೆ”

ವೀಣಾ ಡಾಕ್ಟರ್‌ನ್ನು ಕಂಡು ತನ್ನ ಬ್ಲಡ್ ತೆಗೆದುಕೊಳ್ಳಲು ಕೇಳಿಕೊಂಡಳು. ಅವಳ ಬಡಕಲು ಶರೀರ ನೋಡಿ “ನಿನ್ನಿಂದ ಬ್ಲಡ್ ತೊಗೊಳ್ಳೋಕ್ಕಾಗೋಲ್ಲ ಬೇರೆ ಕಡೆಯಿಂದ ತಗೊಂಡು ಬನ್ನಿ.”

ವೀಣಾ ಕಿವಿಯಿಂದ ಮೊಬೈಲ್ ತೆಗೆದು ಕೈಯಲ್ಲಿ ಹಿಡಿದು ಆಟೋವನ್ನು ಕರೆದಳು. ಸಮೀಪದ ಬ್ಲಡ್ ಬ್ಯಾಂಕ್‌ಗಳಿಗೆ ಹೋಗಿಬಂದಳು. ಎಲ್ಲೂ ಆ ಬ್ಲಡ್ ಗ್ರೂಪ್ ಸಿಗಲಿಲ್ಲ. ಮುಖದ ಬೆವರು ಒರೆಸಿಕೊಳ್ಳುತ್ತಾ ಪೆಚ್ಚಾಗಿ ಬಂದ ಅವಳಿಗೆ ಡಾಕ್ಟರ್ “ಯಾಕೆ ಇಷ್ಟು ಟೆನ್ಷನ್‌ನಲ್ಲಿದ್ದೀಯಾ? ಬ್ಲಡ್ ಅರೇಂಜ್ ಆಯ್ತು ಬಿಡಮ್ಮಾ”, ಸದ್ಯ ಬ್ಲಡ್ ಅರೇಂಜ್ ಅಯ್ತಲ್ಲ. ನಿಟ್ಟುಸಿರು ಬಿಟ್ಟು ಒಂದು ನಿಮಿಷ ಕಣ್ಣು ಮುಚ್ಚಿದಳು. ಅಪ್ಪಂಗೆ ಇನ್ನೊಂದ್ನಾರಿ ಫೋನ್ ಮಾಡೋಣ ಅಂದುಕೊಂಡಳು. ಕಡೆಯಲ್ಲಿ ಅವಳಿಗೆ ತಂದೆ ಫೋನ್‌ನಲ್ಲಿ ಸಿಕ್ಕರು. ವಿಷಯ ತಿಳಿಸಿದಳು.

ವೀಣಾಳ ತಂದೆ ಶ್ರೀನಿವಾಸ ರಾಘವಾಚಾರ್ಯರು ಶ್ರೋತ್ರಿಯರು. ಹಣೆಯಲ್ಲಿ ತಿರುನಾಮ, ಮೇಲುಕೋಟೆ ಕಚ್ಚೆಪಂಚೆ, ಜುಟ್ಟು, ಮಹಾರಾಜರು ಹೊದಿಸಿದ ಶಾಲು. ಇವರ ಮಾಮೂಲು ಉಡುಪು. ಎರಡೂ ಕೈಯಲ್ಲಿ ಒಟ್ಟು ಎಂಟು ಉಂಗುರಗಳು. ಕತ್ತಿನಲ್ಲಿ ಹುಲಿ ಉಗುರಿನ ಪದಕದ ಸರ, ಕಿವಿಗೆ ಒಂಟಿ ಧರಿಸಿದ್ದಾರೆ. ಜನ ಅವರ ಹೆಸರಿನ ಮುಂದೆ ವೇದಬ್ರಹ್ಮ ಎಂದು ಸೇರಿಸಿ ಹೇಳುತ್ತಾರೆ. ಆ ಸಂಸ್ಕೃತ ವಿದ್ವಾಂಸರಿಗೆ ಶ್ರಾವಣಮಾಸ ಬಂತೆಂದರೆ ಬಿಡುವಿಲ್ಲದಷ್ಟು ಉಪನ್ಯಾಸಗಳು. ಅವರನ್ನು ಕಂಡವರೆಲ್ಲಾ ದೇವರನ್ನು ಕಂಡಂತೆ ಶಿರಬಾಗಿ ನಮಸ್ಕರಿಸುತ್ತಾರೆ. ಮಡಿವಂತಿಕೆಯ ಸಂಪ್ರದಾಯ ರಕ್ತಗತವಾಗಿ ಬಂದಿದೆ. ಯಾವುದೋ ಕಾರ್ಯಕ್ರಮಕ್ಕೆ ಬಾಂಬೆಗೆ ತೆರಳಿದ್ದಾರೆ. ಮನೆಯಲ್ಲಿ ಹೆಂಡತಿ ಆಂಡಾಳಮ್ಮ ಮಗಳು ವೀಣಾ ಜೊತೆಗೆ ಮನೆ ಆಳು ಸಿದ್ದಿಂಗು ಇದ್ದಾರೆ. ಸಿದ್ದಿಂಗುಗಾಗಿ ಮನೆಯ ಹಿಂಭಾಗದಲ್ಲಿ ಒಂದು ಕೊಠಡಿಯಿದೆ. ಕರೆದಾಗ ಬಂದು ಕೈಕಟ್ಟಿ ಬಗ್ಗಿ ನಿಲ್ಲುತ್ತಾನೆ.



ಇಂದು ಬೆಳಗ್ಗೆ ಮಾಮೂಲಿನಂತೆ ಆಂಡಾಳಮ್ಮ ಅಡ್ಡಾಡಿಬರಲು ನಡೆದರು. ಪ್ರತಿದಿನ ಅರ್ಧಗಂಟೆ ವಾಕ್ ಮಾಡಬೇಕೆಂಬುದು ಡಾಕ್ಟರರ ಸಲಹೆ. ಅದರಂತೆ ಹೋಗುವಾಗ ಹಿಂದಿನಿಂದ ಬಂದ ಹಸು ಅವರನ್ನು ಬೀಳಿಸಿತು. ಆಂಡಾಳಮ್ಮ ಮುಂದುಗಡೆ ಇದ್ದ ಚೂಪಾದ ಕಲ್ಲಿನ ಮೇಲೆ ಬಿದ್ದರು. ರಕ್ತಸ್ರಾವವಾಗಿ ಎಚ್ಚರ ತಪ್ಪಿದರು. ಕಂಡವರು ಬಂದು ತಿಳಿಸಿದಾಗ ವೀಣಾ ಮನೆ ಆಳು ಸಿದ್ದಿಂಗು ಜೊತೆ ಓಡಿ ಬಂದು

ಆಟೋ ಹಿಡಿದು ಅವರನ್ನು ಆಸ್ಪತ್ರೆಗೆ ಕರೆತಂದಳು. ಡಾಕ್ಟರ್ ಆಪರೇಷನ್ ಮಾಡ್ಬೇಕು 'ಓ' ನೆಗೆಟಿವ್ ಬ್ಲಡ್ ಬೇಕು ಎಂದರು.

ವೀಣಾ ಆ ಕಡೆ ಬ್ಲಡ್ ತರಲೆಂದು ಆಟೋದಲ್ಲಿ ಹೊರಟಾಗ ಸಿದ್ದಿಂಗು ಡಾಕ್ಟರನ್ನು ಕೇಳಿದ "ಬುದ್ಧಿ ತಾವೇನು ಅಂದ್ಕೊಳ್ಳೋ ಹೋದ್ರೆ ಒಂದಾತು, ನನ್ನ ಪರೀಕ್ಷೆ ಮಾಡಿ ಆಗೋದಾದ್ರೆ ನನ್ನ ಬ್ಲಡ್ ತೋಗೊಳ್ಳಿ ಆದ್ರೆ" ಅನುಮಾನಿಸಿದ. ಡಾಕ್ಟರು "ಆದ್ರೆ ಏನು?".

"ಬುದ್ಧಿ ನಾನು ಅವರ ಮನೇಲಿ ಇರೋ ಆಳು. ಅವರು ಶಾನೆ ದೊಡ್ಡಾವು, ತುಂಬಾ ಮಡಿ ಮಾಡೋವು, ನಾನು ಮಂಕ ಬುದ್ಧಿ, ಅಲ್ಲೆ ನಾನು ಮಾಂಸ ತಿನ್ನೋನು. ನಾನು ರಕ್ತ ಕೊಡ್ಬಾರ್ದಲ್ಲ ಬುದ್ಧಿ?".

"ನೋಡಪ್ಪಾ, ಬದುಕಿಸೋಕ್ಕೆ ಬೇಕಾಗಿರೋದು ರಕ್ತ. ಇಲ್ಲಿ ನಿನ್ನ ಜಾತಿ, ಮತ, ಅಂತಸ್ತು ಯಾವುದೂ ಬರೋಲ್ಲ. ರಕ್ತದಾನ ಎಲ್ಲ ದಾನಕ್ಕಿಂತ ಮುಖ್ಯ. ನೀನು ಅದೆಲ್ಲಾ ಯೋಚ್ಚಿ ಮಾಡ್ಬೇಡ ಬೇಗ ಬಾ, ಇಲ್ಲಿ ಬಾ".

ಡಾಕ್ಟರು ಕರೆದು ಸಿದ್ದಿಂಗು ಬ್ಲಡ್ ಚೆಕ್ ಮಾಡಿದು, ಮ್ಯಾಚಾಯ್ತು. ಅವನನ್ನು ಮಲಗಿಸಿ ಅವನಿಂದ ಬ್ಲಡ್ ತೆಗೆದು ನೇರವಾಗಿ ಆಂಡಾಳಮ್ಮನಿಗೆ ಬ್ಲಡ್ ಕೊಟ್ಟು. "ಡಾಕ್ಟ್ರೆ, ನನ್ನೊಂದು ದೊಡ್ಡ ಉಪ್ಕಾರ ಮಾಡ್ಬೇಕು. ನಾನು ಬ್ಲಡ್ ಕೊಟ್ಟೇಂತ ಅವರಾರಿಗೂ ಗೊತ್ತಾಗೋದು ಬ್ಯಾಡ್" ಸಿದ್ದಿಂಗು ಕೈ ಮುಗಿದು ಹೇಳಿದ. ಡಾಕ್ಟರು ಮುಗುಳ್ಳುಕ್ಕು "ಆಯಿತು" ಎಂದರು.

ಧಾವಿಸಿ ಬಂದ ಆಚಾರ್ಯರು ವಾರ್ಡ್‌ನಲ್ಲಿ ಮಲಗಿದ್ದ ಹೆಂಡತೀನ ನೋಡಿ ಕಂಗಾಲಾದರು. ಆ ವೇಳೆಗೆ ಅಲ್ಲಿಗೆ ಬಂದ ಡಾಕ್ಟರು "ಏನೂ ಭಯವಿಲ್ಲ" ಎಂದರು. ಆಚಾರ್ಯರು ಡಾಕ್ಟರಿಗೆ ಕೈಮುಗಿದು "ನಿಮ್ಮ ಉಪ್ಕಾರ ನಾನು ಈ ಜನ್ಮದಲ್ಲಿ ಎಂದೂ ಮರೆಯೋಲ್ಲ" ಎಂದರು. ಡಾಕ್ಟರ್ "ನೋಡಿ ನೀವು ಕೃತಜ್ಞತೆ ಹೇಳ್ಬೇಕಾಗಿರೋದು ನಿಮ್ಮ ಆಳು ಸಿದ್ದಿಂಗುಗೆ". ಸಿದ್ದಿಂಗು ಮರೇಲಿ ನಿಂತು ಕೈಮುಗಿದು ಡಾಕ್ಟರ್‌ಗೆ ಸನ್ನೆ ಮಾಡಿ ಹೇಳಬಾರದೆಂದ.

"ನೀನು ಸುಮ್ಮಿರಪ್ಪ, ಇಲ್ಲಿ ಮನುಷ್ಯತ್ವ ಮುಖ್ಯ. ಇವತ್ತು ನೀನು ಬ್ಲಡ್ ಕೊಡದೇ ಇದ್ದಿದ್ದರೆ ಇವರ ಹೆಂಡತಿ ಬದುಕುವ ಸಾಧ್ಯತೆ ಇರ್ದಿಲ್ಲ".

ಡಾಕ್ಟರರ ಮಾತು ಕೇಳಿ ಆಚಾರ್ಯರು ದಂಗಾದರು. ತಮ್ಮ ಮಗ ಬೇರೆ ಜಾತಿಯವಳನ್ನು ಲಗ್ನ ಮಾಡಿಕೊಂಡ ಎಂಬ ಕಾರಣಕ್ಕೆ ಅಮೇರಿಕಾದಿಂದ ಬಂದ ಮಗನನ್ನು ಮನೆಗೆ ಕರೆಯಲು ಹಿಂದೇಟು ಹಾಕಿದ್ದರು. ಸಾವಿರಾರು ಜನರಿಗೆ ಉಪನ್ಯಾಸ ಮಾಡುವ ಅವರಿಗೆ ತಮ್ಮ ಎದುರು ಕೈ ಮುಗಿದು ನಿಂತಿದ್ದ ಸಿದ್ದಿಂಗು ಮನುಷ್ಯತ್ವವನ್ನು ಮನವರಿಕೆ ಮಾಡಿದ್ದ. ಅವನಿಗೆ ಕಣ್ಣಲ್ಲೇ ಕೃತಜ್ಞತೆ ಹೇಳುತ್ತಿರುವಾಗ ಎರಡು ಹನಿ ನೀರು ಅವರ ಕಣ್ಣಲ್ಲಿ ಇಣುಕಿತು.

\* \* \* \*

## ಕೃತಿಕಾರರ ಪರಿಚಯ :

ಡಾ. ವಿಜಯಮಾಲಾ ರಂಗನಾಥ್ ಅವರು ತುಮಕೂರು ಜಿಲ್ಲೆಯ ಶಿರಾದಲ್ಲಿ ೧೯೫೫ ರಲ್ಲಿ ಜನಿಸಿದರು. ಇವರು 'ಗಮಕ ಕಲೆ ಮತ್ತು ಸಾಹಿತ್ಯ' ವಿಷಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಇವರ ಪ್ರಮುಖ ಕೃತಿಗಳೆಂದರೆ 'ಚಂದ್ರಮ ಜೊಲ್ಲು ಸುರಿಸ್ಯಾನ', 'ಋತುಮಾನ', 'ಬೆಳಕಿನೆಡೆಗೆ', 'ಕನ್ನಡದಲ್ಲಿ ಗಮಕಕಲೆ ಮತ್ತು ಸಾಹಿತ್ಯ', 'ರಜತಗಿರಿಯಿಂದ ಕನ್ಯಾಕುಮಾರಿಯವರೆಗೆ', 'ನಗೆ ನವಿಲ ಜಾಗರ', 'ಕ್ಷಣ ಕ್ಷಣದ ಕಥೆಗಳು', 'ನಗೆ ನರ್ತನ' ಮುಂತಾದವು.



ಗಮಕ ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿನ ಇವರ ಸೇವೆಯನ್ನು ಗುರುತಿಸಿ ಅನೇಕ ಸಂಘ ಸಂಸ್ಥೆಗಳು ಗೌರವಿಸಿವೆ. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ 'ಕರ್ನಾಟಕ ಕಲಾಶ್ರೀ' ಪ್ರಶಸ್ತಿಯೂ ಲಭಿಸಿದೆ.

## ಟಿಪ್ಪಣಿಗಳು :

೧. ಬ್ಲಡ್ ಗ್ರೂಪ್: ಇದು ಇಂಗ್ಲೀಷ್ ಭಾಷೆಯ ಪದ. ಅಂದರೆ, ರಕ್ತದ ಗುಂಪು. ಮಾನವನ ದೇಹದಲ್ಲಿರುವ ಕೆಂಪು ರಕ್ತ ಕಣಗಳು ೨೦ ಬಗೆಯಲ್ಲಿದ್ದು ಅವುಗಳನ್ನು ಮುಖ್ಯವಾಗಿ ಎ, ಬಿ, ಎಬಿ, ಹಾಗೂ ಓ ಎಂಬುದಾಗಿ ಗುಂಪುಗಳನ್ನು ಮಾಡಿದ್ದಾರೆ. ಪ್ರತಿಯೊಬ್ಬರೂ ರಕ್ತ ಪರೀಕ್ಷೆಯ ಮೂಲಕ ಬ್ಲಡ್ ಗ್ರೂಪ್ ತಿಳಿದಿದ್ದರೆ ಅಗತ್ಯ ಸಂದರ್ಭಗಳಲ್ಲಿ ತುರ್ತು ಸೇವೆ ನೀಡಲು ಸಹಾಯಕವಾಗುತ್ತದೆ.

೨. ರಕ್ತನಿಧಿ: ರಕ್ತ ಸಂಗ್ರಹ ಕೇಂದ್ರ, ಇಲ್ಲಿ ವೈಜ್ಞಾನಿಕ ರೀತಿಯಲ್ಲಿ ರಕ್ತವನ್ನು ಕೆಡದಂತೆ ಇಡಲಾಗುತ್ತದೆ. ತುರ್ತು ಸಂದರ್ಭಗಳಲ್ಲಿ ರಕ್ತವನ್ನು ಯಾರು ಬೇಕಾದರೂ ಹಣ ನೀಡಿ ಪಡೆಯಬಹುದು.

## ಅಭ್ಯಾಸ

### I. ಪದಗಳ ಅರ್ಥ ತಿಳಿಯಿರಿ :

ಆಳು - ಸೇವಕ

ಕೃತಜ್ಞತೆ - ಉಪಕಾರ ಸ್ಮರಣೆ

ಧಾವಿಸು - ಓಡಿ ಬರುವುದು

ಕಂಗಾಲು - ದಿಕ್ಕುತೋಚದಂತಾಗು; ಗಾಬರಿಯಾಗು.

ದಂಗಾಗು - ಆಶ್ಚರ್ಯಪಡು

ನಿಟ್ಟುಸಿರುಬಿಡು - ದೀರ್ಘವಾಗಿ ಬಿಡುವ ಉಸಿರು.

ಪೆಚ್ಚಾಗು - ತಬ್ಬಿಬ್ಬಾಗು; ಕಂಗಾಲಾಗು.

ಬಡಕಲು - ದುರ್ಬಲವಾದ

ಬುದ್ಧಿ - ಗೌರವ ಸೂಚಕ ಪದ

ಮಂಕ - ದಡ್ಡ; ಹೆಡ್ಡ; ತಿಳಿಗೇಡಿ.

ಮಡಿ - ನೈರ್ಮಲ್ಯ; ಶುಭ್ರ.

ಮಾಮೂಲು - ಪರಿಪಾಠ; ರೂಢಿ; ದಿನನಿತ್ಯದ್ದು.

ಶಾನೆ - ಹೆಚ್ಚು; ಬಹಳ.

ಶ್ರೋತ್ತಿ - ವೇದಾಭ್ಯಾಸ ಮಾಡಿದ ಬ್ರಾಹ್ಮಣ; ವೈದಿಕ.

## II. ಪ್ರಶ್ನೆಗಳು :

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ವೀಣಾಳ ತಾಯಿಗೆ ಅಗತ್ಯವಾಗಿ ಬೇಕಾಗಿದ್ದ ಬ್ಲಡ್ ಗ್ರೂಪ್ ಯಾವುದು?
೨. ಡಾಕ್ಟರ್ ವೀಣಾಳ ರಕ್ತ ತೆಗೆದುಕೊಳ್ಳಲು ಏಕೆ ನಿರಾಕರಿಸಿದರು?
೩. ವೀಣಾಳ ತಂದೆ ತಾಯಿಯ ಹೆಸರೇನು?
೪. ವೀಣಾಳ ಟೆನ್ಷನ್ ಯಾವಾಗ ಕಡಿಮೆಯಾಯಿತು?
೫. ಜನರು ರಾಘವಾಚಾರ್ಯರನ್ನು ಏನೆಂದು ಕರೆಯುತ್ತಿದ್ದರು?
೬. ಆಂಡಾಳಮ್ಮ ಆಸ್ಪತ್ರೆ ಸೇರಿದಾಗ ರಾಘವಾಚಾರ್ಯರು ಮನೆಯಲ್ಲಿರಲಿಲ್ಲ ಏಕೆ?
೭. ಬ್ಲಡ್ ಗ್ರೂಪ್ - ಕತೆಯಲ್ಲಿ ಬಿಂಬಿತವಾಗಿರುವ ಮೌಲ್ಯ ಯಾವುದು?

ಆ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ರಾಘವಾಚಾರ್ಯರ ವೇಷಭೂಷಣಗಳು ಹೇಗಿದ್ದವು?
೨. ಜನರು ರಾಘವಾಚಾರ್ಯರನ್ನು ವೇದಬ್ರಹ್ಮ ಎಂದು ಏಕೆ ಕರೆಯುತ್ತಿದ್ದರು?
೩. ಆಂಡಾಳಮ್ಮ ಆಸ್ಪತ್ರೆ ಸೇರಿದ್ದು ಏಕೆ?
೪. ಸಿದ್ದಿಂಗು ರಕ್ತ ನೀಡಲು ಅಳುಕಿದ್ದು ಏಕೆ?
೫. ರಕ್ತ ನೀಡಲು ಅಳುಕಿದ್ದ ಸಿದ್ದಿಂಗುವಿಗೆ ಡಾಕ್ಟರ್ ಹೇಳಿದ್ದೇನು?
೬. ಸಿದ್ದಿಂಗು ರಕ್ತ ನೀಡಿದ್ದನ್ನು ಯಾರಿಗೂ ಹೇಳಬೇಡಿ ಎಂದು ಡಾಕ್ಟರನ್ನು ಏಕೆ ಕೇಳಿಕೊಂಡನು?
೭. ಸಿದ್ದಿಂಗು ಕೇಳಿಕೊಂಡರೂ ಡಾಕ್ಟರ್ ಸತ್ಯವನ್ನು ಏಕೆ ಮುಚ್ಚಿಡಲಿಲ್ಲ?
೮. ರಾಘವಾಚಾರ್ಯರಿಗೆ ಸಿದ್ದಿಂಗು ಮೇಲೆ ಕೃತಜ್ಞತಾ ಭಾವ ಏಕೆ ಮೂಡಿತು?

ಇ) ಕೆಳಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೧. ರಾಘವಾಚಾರ್ಯರಿಗೆ ಮನುಷ್ಯತ್ವದ ಗುಣ ಮನವರಿಕೆಯಾದುದು ಹೇಗೆ?
೨. ಡಾಕ್ಟರ್ ಮತ್ತು ಸಿದ್ದಿಂಗು ಮಾನವೀಯತೆಯ ಎರಡು ಪ್ರತಿರೂಪಗಳಾಗಿ ಹೇಗೆ ಕಾಣುತ್ತಾರೆ?
೩. ಬ್ಲಡ್ ಗ್ರೂಪ್ ಕತೆಯ ಸಂದೇಶವೇನು?

ಈ) ಸಂದರ್ಭದೊಡನೆ ವಿವರಿಸಿರಿ.

೧. “ಯಾವ ಅಂಗಡೀಲಿ ಸಿಗ್ತದೆ ಬುದ್ಧಿ”
೨. “ನಾನು ರಕ್ತ ಕೊಡ್ಬಾರ್ದಲ್ಲ ಬುದ್ಧಿ?”
೩. “ರಕ್ತದಾನ ಎಲ್ಲ ದಾನಕ್ಕಿಂತ ಮುಖ್ಯ.”
೪. “ಇಲ್ಲಿ ಮನುಷ್ಯತ್ವ ಮುಖ್ಯ.”

### III. ಭಾಷಾಭ್ಯಾಸ :

ಅ) ಕೆಳಗಿನ ಅನ್ಯದೇಶೀಯ ಪದಗಳಿಗೆ ಕನ್ನಡದ ಅರ್ಥ ಬರೆಯಿರಿ.

ಅರ್ಜೆಂಟ್ -

ಬ್ಲಡ್ ಗ್ರೂಪ್ -

ಡಾಕ್ಟರ್ -

ಟೆನ್ಷನ್ -

ಅರೇಂಜ್ -

ಫೋನ್ -

ಆಪರೇಷನ್ -

ಮ್ಯಾಚಾಯ್ತು -

ವಾರ್ಡ್ -

ಆ) ಕೆಳಗಿನ ಪದಗಳಿಗೆ ಗ್ರಾಂಥಿಕ ರೂಪ ಬರೆಯಿರಿ.

ತಗೊಂಡ್ಬಾ, ತರ್ದೇಕು, ತರಿಕ್ಕೆ ಹೇಳಾರೆ, ತೊಗೊಳಕ್ಕಾಗಲ್ಲ, ಕೊಡ್ಬಾರ್ದಲ್ಲ, ಬದುಕಿಸೋಕ್ಕೆ, ಯೋಚ್ಚೆ, ಬ್ಯಾಡ, ಉಪ್ಕಾರ, ಮರೇಲಿ, ಸುಮ್ಮಿರಪ್ಪ, ಅಲ್ಟೆ, ಮಾಡೋವು, ಅಂದ್ಕೊಳ್ಳೆಹೋದೆ.

ಇ) ಕೆಳಗಿನ ಪದಗಳನ್ನು ಸ್ವಂತ ವಾಕ್ಯದಲ್ಲಿ ಬರೆಯಿರಿ.

ಕೃತಜ್ಞತೆ, ಮನುಷ್ಯತ್ವ, ದಂಗಾಗು, ನಿಟ್ಟುಸಿರುಬಿಡು, ದೊಡ್ಡವರು.

ಈ) ಕೆಳಗಿನ ಪದಗಳಿಗೆ ತತ್ಸಮ-ತದ್ಭವಗಳನ್ನು ಬರೆಯಿರಿ.

ರಕ್ತ, ಹುಲಿ, ಜನ್ಮ, ಲಗ್ನ.

### IV. ಸೈದ್ಧಾಂತಿಕ ವ್ಯಾಕರಣ :

ತತ್ಸಮ - ತದ್ಭವಗಳು :

ಸಂಸ್ಕೃತದಿಂದ ಅಸಂಖ್ಯಾತ ಪದಗಳು ಕನ್ನಡಕ್ಕೆ ಬಂದು ಬಳಕೆಯಾಗುತ್ತಿವೆ. ಹೀಗೆ ಸಂಸ್ಕೃತ ಪದಗಳು ಕನ್ನಡಕ್ಕೆ ಬರುವಾಗ ಹಲಕೆಲವು ವ್ಯತ್ಯಾಸಮಾಡಿ ಕನ್ನಡಿಗರು ಕನ್ನಡ ಭಾಷೆಗೆ ಸೇರಿಸಿ ಕೊಂಡಿದ್ದಾರೆ. ಅವುಗಳನ್ನು ತತ್ಸಮ - ತದ್ಭವಗಳೆಂದು ಕರೆಯಲಾಗುತ್ತದೆ.



೧. ತತ್ಸಮಗಳು : ಸಂಸ್ಕೃತದಿಂದ ಬದಲಾವಣೆ ಹೊಂದದೆ ಕನ್ನಡದಲ್ಲಿ ಬಳಸಲ್ಪಡುವ ಶಬ್ದಗಳು ತತ್ಸಮಗಳು. 'ತತ್' ಎಂದರೆ 'ಅದಕ್ಕೆ', 'ಸಮ' ಎಂದರೆ ಸಮಾನವಾದುದು - ಇಲ್ಲಿ ಅದಕ್ಕೆ ಎಂದರೆ ಸಂಸ್ಕೃತಕ್ಕೆ ಸಮಾನವಾದುದು ಎಂದು ಅರ್ಥ. ಇವುಗಳನ್ನು ಸಮಸಂಸ್ಕೃತಗಳೆಂದೂ ಕರೆಯುವುದುಂಟು.

ಉದಾ : ರಾಮ, ಭೀಮ, ವಸಂತ, ಚಂದ್ರ, ಶ್ರೀ, ಕರ್ತೃ, ಶತ್ರು, ಕವಿ, ಕಾವ್ಯ, ಶಿಶು, ಪತಿ, ಸತಿ, ಲಿಪಿ, ಶುದ್ಧಿ, ಸಿದ್ಧಿ, ವಿದ್ಯಾರ್ಥಿ, ವಧು, ಸೂರ್ಯ - ಇತ್ಯಾದಿ.

೨. ತದ್ಭವಗಳು : ಸಂಸ್ಕೃತದಿಂದ ಕನ್ನಡಕ್ಕೆ ಬರುವಾಗ ಅಲ್ಪ ಸ್ವಲ್ಪ ಇಲ್ಲವೇ ಪೂರ್ಣ ಬದಲಾವಣೆ ಹೊಂದಿ ಬಂದಿರುವ ಶಬ್ದಗಳನ್ನು ತದ್ಭವಗಳು ಎಂದು ಕರೆಯಲಾಗುತ್ತದೆ. 'ತತ್' ಎಂದರೆ ಅದರಿಂದ ಅಂದರೆ, ಸಂಸ್ಕೃತದಿಂದ, 'ಭವ' ಎಂದರೆ ಹುಟ್ಟಿದ ಎಂದು ಅರ್ಥ.

ಉದಾ : ಸಂಸ್ಕೃತ ರೂಪ	>	ವ್ಯತ್ಯಾಸ ರೂಪ	ಸಂಸ್ಕೃತ ರೂಪ	>	ವ್ಯತ್ಯಾಸ ರೂಪ
ಯಾತ್ರ	>	ಜಾತ್ರ	ಯೋಧ	>	ಜೋದ
ಉದ್ಯೋಗ	>	ಉಜ್ಜುಗ	ಛಂದ	>	ಚಂದ
ಘಂಟಾ	>	ಗಂಟೆ	ಆಕಾಶ	>	ಆಗಸ
ವಸತಿ	>	ಬಸದಿ	ತ್ರಿಪದಿ	>	ತಿವದಿ
ಶರ್ಕರಾ	>	ಸಕ್ಕರೆ	ರಾಕ್ಷಸ	>	ರಕ್ಕಸ

## V. ಚಟುವಟಿಕೆಗಳು :

೧. ಮಾನವೀಯ ಗುಣಗಳಾವುವು? ಅವುಗಳನ್ನು ಅನುಸರಿಸುವ ಕ್ರಮ ತಿಳಿಯಿರಿ.
೨. ವರ್ಗರಹಿತ ಸಮಾಜ ನಿರ್ಮಾಣದಿಂದಾಗುವ ಪ್ರಯೋಜನಗಳನ್ನು ಪಟ್ಟಿ ಮಾಡಿರಿ.
೩. ಪ್ರಸ್ತುತ ಕತೆಯಲ್ಲಿ ಬರುವ ಪಾತ್ರಗಳನ್ನು ಹಂಚಿಕೊಂಡು ನಾಟಕ ರೂಪದಲ್ಲಿ ಅಭಿನಯಿಸಿರಿ.



## ೬. ಪರಿವರ್ತನೆ

- ಜಿ. ಎಸ್. ಬಸವರಾಜಶಾಸ್ತ್ರಿ

**ಪಾಠ ಪ್ರವೇಶ :** ಹುಟ್ಟುತ್ತಲೇ ಯಾರೂ ಕೆಟ್ಟವರಾಗಿರುವುದಿಲ್ಲ. ಸಂದರ್ಭಗಳು ಅವರನ್ನು ಕೆಟ್ಟವರನ್ನಾಗಿ ಮಾಡಿರುತ್ತವೆ. ಅಂತಹವರಿಗೆ ಬದಲಾಗುವ ಅವಕಾಶಗಳನ್ನು ಮಾಡಿಕೊಟ್ಟಾಗ ತಮ್ಮ ತಪ್ಪುಗಳನ್ನು ತಿದ್ದಿಕೊಂಡು ಪರಿವರ್ತನೆಗೊಳ್ಳುತ್ತಾರೆ. ಪರಿಶುದ್ಧ ಮನಸ್ಸಿನ ವ್ಯಕ್ತಿಯ ಒಡನಾಟ ಯಾವಾಗಲೂ ಸಂತೋಷವನ್ನು ತರುತ್ತದೆ. ಅದಕ್ಕೇ ಹೇಳುವುದು ಸಜ್ಜನರ ಸಹವಾಸ ಹೆಚ್ಚೇನು ಸವಿದಂತೆ ಎಂದು. ಪ್ರಸ್ತುತ ಪಾಠದಲ್ಲಿ ಸಜ್ಜನ ನಡವಳಿಕೆಗಳಿಂದ ಕಳ್ಳರ ಮನಸ್ಸು ಪರಿವರ್ತನೆಗೊಂಡು ಎರಡು ಸನ್ನಿವೇಶಗಳನ್ನು ನೀಡಲಾಗಿದೆ. ಅಂತಹ ಸಜ್ಜನ ನಡವಳಿಕೆಗಳನ್ನು ನಾವು ರೂಢಿಸಿಕೊಳ್ಳಬೇಕು.

ಮನಸ್ಸಿಗೆ ಹಿತಕರವಾದ, ಆನಂದದಾಯಕವಾದ ಮಾತುಗಳು ಕಿವಿಗೆ ಬಿದ್ದರೆ ಎಂತಹ ದುಷ್ಟನಿದ್ದರೂ ಅವನ ಮನಸ್ಸು ಪರಿವರ್ತನೆಗೊಂಡು ಅವನು ಶಿಷ್ಯನಾಗುತ್ತಾನೆ. ಉದಾಹರಣೆಗೆ ನನ್ನ ತಂದೆಯ ತಂದೆಯಾದ ಗಣೇಕಲ್ ಶಿವಯ್ಯ ತಾತನು ಪಿಟೀಲು ವಾದಕ, ಬಯಲಾಟದ ನಿರ್ದೇಶಕನಾಗಿ ರಾಯಚೂರು ಜಿಲ್ಲೆಯಲ್ಲಿಯೇ ಪ್ರಸಿದ್ಧನಾಗಿದ್ದನು. ಒಂದು ಸಲ ಆಟ ಮುಗಿಸಿ ಸಂಭಾವನೆ ಪಡೆದು ಊರಿಗೆ ಮರಳುವಾಗ ದಾರಿಯಲ್ಲಿರುವ ಈಚಲ ಬನದಲ್ಲಿ ನಾಲ್ಕು ಜನ ಕಳ್ಳರು ಗಂಟು ಬೀಳುತ್ತಾರೆ. ಆಗ ನನ್ನ ತಾತನು ಹೆದರದೆ ಧೈರ್ಯದಿಂದ ಕಳ್ಳರನ್ನು ಕುರಿತು “ಅಯ್ಯಾ ನಿಮಗೆ ಹಣಬೇಕು, ಅದು ನನ್ನಲ್ಲಿದೆ. ಅದನ್ನು ನಿಮಗೆ ಕೊಡುತ್ತೇನೆ, ಯಾವ ತಕರಾರೂ ಇಲ್ಲ. ಆದರೆ ನೀವು ನನ್ನ ಆಸೆಯನ್ನು ಪೂರೈಸಬೇಕು.” ಆಗ ಕಳ್ಳರು “ಹೇಳಿ ತಾತ ಖಂಡಿತವಾಗಿ ನಿಮ್ಮ ಆಸೆಯನ್ನು ಪೂರೈಸುತ್ತೇವೆ. ಅದೇನು ಹೇಳಿ” ಎನ್ನಲು, ತಾತನು “ಅದೇನೂ ಕಷ್ಟದಾಯಕವಲ್ಲ, ಕಿವಿಗಳಿಗೆ ಸುಖಕರವಾದುದು. ನೀವು ನಿಶ್ಚಿಂತೆಯಿಂದ ಕುಳಿತು ಅರ್ಧತಾಸು ನನ್ನ ಸಂಗೀತವನ್ನು ಕೇಳಬೇಕು.” “ಆಗಲಿ ತಾತ ಖಂಡಿತವಾಗಿಯೂ ಕೇಳುತ್ತೇವೆ. ಅದರಿಂದ ನಾವೇನೂ ಕಳೆದುಕೊಳ್ಳುವುದು ಇಲ್ಲವಲ್ಲ” ಎಂದು ಮರದ ಕೆಳಗೆ ಕುಳಿತುಕೊಳ್ಳುತ್ತಾರೆ. ಮುಂದೆ ಹಳ್ಳದ ನೀರು ಜುಳುಜುಳು ಎಂದು ನಿಧಾನಕ್ಕೆ ಹರಿಯುತ್ತಲೇ ಇದೆ. ತಾತನು ಪಿಟೀಲು ಬಾರಿಸುತ್ತಾ ಮಧುರವಾದ ಕಂಠದಿಂದ ಹಾಡತೊಡಗಿದನು. ಬೈಜು ಹಾಡಿದಾಗ ಹಾರವನ್ನು ಹಾಕಿಸಿಕೊಂಡು ಹೋದ ಜಿಂಕೆಯು ಮರಳಿಬಂದು ಅವನ ಹಾಡು ಕೇಳುತ್ತಾ ಮೈ ಮರೆತು ನಿಂತಂತೆ ಆ ಕಳ್ಳರೂ ತಾತನ ಹಾಡಿಗೆ ಮೈಮರೆತು, ಕಣ್ಣು ಮುಚ್ಚಿಕೊಂಡು ತಲೆದೂಗುತ್ತಾ ಕುಳಿತುಕೊಂಡರು. ಅರ್ಧ ತಾಸೇನು ಒಂದು ತಾಸು ಆದರೂ ಅವರಿಗೆ ಎಚ್ಚರವಾಗಲೇ ಇಲ್ಲ. ಕೊನೆಗೆ

೪೦

ವಿದ್ಯೆ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ.

ಎಚ್ಚಿತ್ತ ಕಳ್ಳರು ತಮ್ಮಲ್ಲಿರುವ ಹಣವನ್ನು ತೆಗೆದು ತಾತನ ಮುಂದೆ ಇಟ್ಟು ತಾತನ ಪಾದಕ್ಕೆ ಎರಗಿ “ತಾತ ನಿಮ್ಮ ಹಣವು ನಮಗೆ ಬೇಡ, ನಿಮ್ಮ ಆಶೀರ್ವಾದವಷ್ಟೇ ಸಾಕು” ಎಂದು ಹೊರಡತೊಡಗಿದರು. ಆಗ ತಾತನು ಅವರನ್ನು ತಡೆದು “ಅಯ್ಯಾ ದಯಾಳುಗಳೇ ನಿಮ್ಮ ಹಣವು ನನಗೆ ಬೇಕಿಲ್ಲ, ನಿಮ್ಮ ಹಣದ ಜತೆಗೆ ನನ್ನ ಹಣವನ್ನೂ ಕೊಡುತ್ತೇನೆ. ಅದರಿಂದ ನಾಲ್ವರೂ ಒಟ್ಟುಗೂಡಿ ವ್ಯಾಪಾರ ಮಾಡುತ್ತಾ ಜೀವನ ನಡೆಸಿ. ಇನ್ನು ಮುಂದೆ ಈ ಕೆಟ್ಟ ಕಳ್ಳತನವನ್ನು ಮಾಡಬೇಡಿ, ಸತ್ಯವಂತರಾಗಿ ಬದುಕಿ” ಎಂದು ಹೇಳಿ ಅವರು ಕೊಟ್ಟ ಹಣದೊಂದಿಗೆ ತಮ್ಮ ಹಣವನ್ನೂ ಕೊಟ್ಟು ಆಶೀರ್ವಾದಿಸಿ ಕಳುಹಿಸುತ್ತಾರೆ. ಅಂದಿನಿಂದ ಅವರು ವ್ಯಾಪಾರ ಮಾಡಿಕೊಂಡು ಸುಖಜೀವನವನ್ನು ನಡೆಸುತ್ತಾರೆ. ಹೀಗೆ ನನ್ನ ತಾತನು ಸಂಗೀತದ ಮೂಲಕ ಕಳ್ಳರ ಮನವನ್ನು ಪರಿವರ್ತನೆಗೊಳಿಸಿ ಅವರನ್ನು ಸನ್ಮಾರ್ಗಕ್ಕೆ ತರುತ್ತಾನೆ.



ಹೀಗೆ ಅದೇ ರಾಯಚೂರು ಜಿಲ್ಲೆಗೆ ಸೇರಿದ ರಾಯಚೂರಿನವರೇ ಆದ ಪಂಡಿತ ತಾರಾನಾಥರು, ಬಡವರ ಬಂಧುಗಳು. ಬಡವರ ಉದ್ಧಾರಕ್ಕಾಗಿ ಹಗಲು ರಾತ್ರಿ ದುಡಿದವರು. ಬಡವರ ಉದ್ಧಾರವಾಗಬೇಕಾದರೆ ಮೊದಲು ಅವರ ಮಕ್ಕಳು ವಿದ್ಯಾವಂತರಾಗಬೇಕು. ಆ ಮೂಲಕ ನೌಕರಿಗೆ ಸೇರಿ ಸುಖಜೀವನ ನಡೆಸುವಂತಾಗಬೇಕು. ಅದಕ್ಕಾಗಿ ತಾರಾನಾಥರು ಮಕ್ಕಳಿಗಾಗಿ ಆಶ್ರಮ ಕಟ್ಟಿ, ಜಾತಿ ಭೇದವಿಲ್ಲದೆ ಬಡಮಕ್ಕಳನ್ನು ಸೇರಿಸಿಕೊಂಡು ಸಾಕತೊಡಗಿದರು. ಆ ಮಕ್ಕಳು ಚೆನ್ನಾಗಿ ಓದತೊಡಗಿದರು.

ತಾರಾನಾಥರು ಮಹಾಜ್ಞಾನಿಗಳೂ ದಯಾಳುಗಳೂ ಧೈರ್ಯವಂತರೂ ಪರೋಪಕಾರಿಗಳೂ ಪರರ ಹಿತೈಷಿಗಳೂ ಆತ್ಮವಿಶ್ವಾಸಿಗಳೂ ಆಗಿದ್ದರು. ಅವರಿಗೆ ಅಸಾಧ್ಯವಾದ ಕೆಲಸವೇ ಇಲ್ಲ. ಅದು ಎಂತಹದೇ ಇರಲಿ, ಸಾಧಿಸುವ ಶಕ್ತಿ ಅವರಲ್ಲಿ ಇತ್ತು. ಒಟ್ಟಿನಲ್ಲಿ ಅವರು ಎಲ್ಲರಿಗೂ ಬೇಕಾಗಿದ್ದರು.

ನಮ್ಮ ದೇಶದವರಿಗೆ ಅಷ್ಟೇ ಅಲ್ಲ, ವಿದೇಶೀಯರಿಗೂ ಬೇಕಾಗಿದ್ದರು. ಒಂದು ಸಲ ವಿದೇಶೀಯರು ಅವರಿಗೆ ಒಂದು ಉತ್ತಮವಾದ ವಾಚನ್ನು ಬಹುಮಾನವಾಗಿ ಕೊಟ್ಟಿದ್ದರು. ಅದನ್ನು ಅವರು ಕಟ್ಟುತ್ತಲೇ ಇರಲಿಲ್ಲ. ಕೋಣೆಯಲ್ಲೇ ಇಡುತ್ತಿದ್ದರು. ಅದನ್ನು ಒಬ್ಬ ಬಾಲಕನು ಕದ್ದು ಅದೇ ರಾಯಚೂರಿನಲ್ಲಿ ಒಬ್ಬ ವ್ಯಾಪಾರಿಗೆ ಮಾರಿದ್ದನು. ಅದಕ್ಕಾಗಿ ತಾರಾನಾಥರು ವ್ಯಸನಪಡಲೇ ಇಲ್ಲ. ಆದರೆ ಅವರ ಸಹೋದರನಿಗೆ ಇದು ಸರಿ ಬರಲಿಲ್ಲ. ಅವನು ಪ್ರಯತ್ನಪಟ್ಟು ಕಳ್ಳನನ್ನು ಕಂಡುಹಿಡಿದನು. ಕದ್ದವನು ಅದೇ ಆಶ್ರಮದಲ್ಲಿ ಇರುವ ಒಬ್ಬ ಬಾಲಕನು. ಅವನು ಕದ್ದು ಒಬ್ಬ ವ್ಯಾಪಾರಿಗೆ ಮಾರಿದ್ದನು. ಸಹೋದರನು ಸುಮ್ಮನಿರದೆ ಪೊಲೀಸರಿಗೆ ದೂರು ನೀಡಿ ಸಾಬೀತುಪಡಿಸಿದನು. ಪೊಲೀಸರು ಬಾಲಕನನ್ನು ಅರೆಸ್ಟ್ ಮಾಡಲು ಆಶ್ರಮಕ್ಕೆ ಬರುತ್ತಾರೆ. ಅದನ್ನು ಕೇಳಿ ತಾರಾನಾಥರಿಗೆ ಬಾಲಕನ ಮೇಲೆ ಕರುಣೆಯು ಉಕ್ಕಿ ಬರುತ್ತದೆ. ಅವನನ್ನು ಪೊಲೀಸರ ವಶಕ್ಕೆ ಕೊಡಬಾರದೆಂದು ನಿರ್ಧರಿಸಿ ಪೊಲೀಸರು ಬರುವುದನ್ನೇ ಕಾಯುತ್ತಾ ಕುಳಿತರು. ಅವರು ಬಂದು ವಿಚಾರಿಸಿದ ನಂತರ ಆ ಬಾಲಕನನ್ನು ಕರೆದು “ಇವನು ಕಳ್ಳನಲ್ಲ, ತಪ್ಪು ಮಾಡಿಲ್ಲ. ಆದ್ದರಿಂದ ಇವನನ್ನು ಬಂಧಿಸುವ ಅವಶ್ಯಕತೆ ಇಲ್ಲ. ಏಕೆಂದರೆ ವಾಚನ್ನು ರಿಪೇರಿ ಮಾಡಿಸಲು ನಾನೇ ಅವನ ಕೈಲಿ ಕೊಟ್ಟು ಕಳಿಸಿದ್ದೆ. ನನ್ನ ಸಹೋದರನು ಮತ್ತು ಆ ವ್ಯಾಪಾರಿ ಇಬ್ಬರೂ ಸುಳ್ಳರೇ, ಅವರ ಮಾತನ್ನು ನಂಬಬೇಡಿ” ಎಂದು ಹೇಳಿ ಆ ಬಾಲಕನು ಶಿಕ್ಷೆ ಅನುಭವಿಸುವುದನ್ನು ತಪ್ಪಿಸುತ್ತಾರೆ. ಇದರಿಂದ ಆ ಬಾಲಕನಿಗೆ ಅರಿವು ಉಂಟಾಗಿ ಪಶ್ಚಾತ್ತಾಪವಾಗುತ್ತದೆ. ಅವನು ಪಂಡಿತ ತಾರಾನಾಥರ ಪಾದಕ್ಕೆ ಬಿದ್ದು ಗೊಳೋ ಎಂದು ಅಳುತ್ತಾನೆ. “ಗುರುಗಳೇ ನನಗೆ ಶಿಕ್ಷೆ ಕೊಡಿಸಬೇಕಿತ್ತು” ಎನ್ನಲು ತಾರಾನಾಥರು “ಮಗು ತಪ್ಪು ಮಾಡುವುದು ಸಹಜ, ಈಗ ನಿನಗೆ ಅದರ ಅರಿವಾಯಿತಲ್ಲ ಅಷ್ಟೇ ಸಾಕು. ಚೆನ್ನಾಗಿ ಓದಿ ಚೆನ್ನಾಗಿ ಬದುಕು. ಅದೇ ನಿನಗೆ ಸಂತಸ ತರುತ್ತದೆ. ಇಗೋ ಈ ವಾಚನ್ನೂ ನಿನ್ನ ಬಳಿಯೇ ಇಟ್ಟುಕೋ” ಎಂದು ಅವನಿಗೆ ಕೊಡುತ್ತಾರೆ. ಮುಂದೆ ಅವನು ವಿದ್ಯಾವಂತನಾಗಿ ನೌಕರಿ ಹಿಡಿದು ಉತ್ತಮ ಜೀವನ ನಡೆಸುತ್ತಾನೆ. ಆದರೆ ಆ ವಾಚನ್ನು ದೇವರ ಮುಂದೆ ಇಟ್ಟು ದಿನವೂ ಪೂಜಿಸುತ್ತಾನೆ. ನಾವೆಲ್ಲರೂ ತಾರಾನಾಥರ ಗುಣಗಳನ್ನೇ ಅಳವಡಿಸಿಕೊಳ್ಳಬೇಕೆಂಬುದು ಈ ಶಾಸ್ತ್ರಿಯ ಮಹದಾಸೆ.

\* \* \* \*

**ಟಿಪ್ಪಣಿ :**

**ಬೈಜು :** ೧೬ ನೇ ಶತಮಾನದಲ್ಲಿದ್ದ ಗ್ವಾಲಿಯರಿನ ಒಬ್ಬ ಪ್ರಸಿದ್ಧ ಗಾಯಕ. ಈತನ ಪೂರ್ಣ ಹೆಸರು ಬೈಜುಬಾವರಾ. ತಾನಸೇನನ ಸಮಕಾಲೀನ. ಸಂಗೀತ ವಿದ್ವಾಂಸ. ಈತ ಸ್ವಾಮಿ ಹರಿದಾಸರ ಶಿಷ್ಯನಾಗಿದ್ದನು. ಬೈಜು ಮತ್ತು ತಾನಸೇನನಿಗೂ ಒಮ್ಮೆ ಸಂಗೀತ ಸ್ಪರ್ಧೆ ನಡೆಯಿತೆಂದು ಚಿಕ್ಕ ಕಥೆ ಇದೆ. ಆ ಸ್ಪರ್ಧೆಯಲ್ಲಿ ಅರಮನೆಯಿಂದ ದೂರ ಕಳುಹಿಸಿದ ಜಿಂಕೆಯನ್ನು ಬೈಜು ತನ್ನ ಗಾಯನದ ಮೂಲಕ ಆಕರ್ಷಿಸಿ ಹಿಂತಿರುಗುವಂತೆ ಮಾಡಿದನು ಎಂದು ಹೇಳಲಾಗುತ್ತದೆ.

೪೨


ಅಜ್ಞಾನವೆಂಬುದು ನಾವೇ ಆರಿಸಿಕೊಂಡ ದುರಾದ್ಯಷ್ಟ.

## ಕೃತಿಕಾರರ ಪರಿಚಯ :

ಬಿ.ಎಸ್. ಬಸವರಾಜಶಾಸ್ತ್ರಿ ಅವರು ೧೯೩೬ ರಲ್ಲಿ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಬೇಡರ ಗಣೇಕಲ್ ಗ್ರಾಮದಲ್ಲಿ ಜನಿಸಿದರು. ಇವರು ಸಂಸ್ಕೃತ, ಹಿಂದಿ ಹಾಗೂ ಕನ್ನಡ ಭಾಷೆಗಳಲ್ಲಿ ಪ್ರವೀಣರಾಗಿದ್ದಾರೆ. ಶಿಕ್ಷಕ ವೃತ್ತಿಯಿಂದ ನಿವೃತ್ತರಾದ ನಂತರ ಯಾದಗಿರಿಯಲ್ಲಿ ನೆಲೆಸಿದ್ದಾರೆ.

ಇವರು ಬರೆದ ಪ್ರಮುಖ ಕೃತಿಗಳೆಂದರೆ 'ನಾವಾವಳಿ', 'ಕರ್ಮಯೋಗಿ', 'ಕರುಣಾಮಯಿ', 'ಜಗದ್ಗುರು ರೇಣುಕ ಚರಿತೆ', 'ಸಮಾಜ ಜೀವಿ', 'ಗಟ್ಟಿಮಾತು', 'ದಾರಿದೀಪ', 'ವಚನಾಮೃತಧಾರೆ', 'ತ್ರಿವೇಣಿ ಸಂಗಮ', 'ಪ್ರತಿಷ್ಠಂದನ', 'ಮನುಕುಲತೀಲಕ' ಇತ್ಯಾದಿಗಳು. 'ಮುಯ್ಯಿ', 'ಕತ್ತಲು ನಗರ ತಿಕ್ಕಲು ರಾಜ' ಎಂಬ ಎರಡು ನಾಟಕಗಳನ್ನೂ ಬರೆದಿದ್ದಾರೆ.

ಇವರಿಗೆ ಹಲವು ಸಂಘ ಸಂಸ್ಥೆಗಳು ಗೌರವ ಹಾಗೂ ಸನ್ಮಾನಗಳನ್ನು ಮಾಡಿವೆ. ಅವರ ಅಭಿಮಾನಿಗಳು 'ಶಾಸ್ತ್ರಿ ಸಂಪದ' ಎನ್ನುವ ಅಭಿನಂದನಾ ಗ್ರಂಥವನ್ನು ಅರ್ಪಿಸಿದ್ದಾರೆ. ಪ್ರಸ್ತುತ ಗದ್ಯಭಾಗವನ್ನು ಬಿ.ಎಸ್. ಬಸವರಾಜಶಾಸ್ತ್ರಿ ಅವರ 'ಶಾಸ್ತ್ರಿ ಕನಸು' ಕೃತಿಯಿಂದ ಆಯ್ದುಕೊಳ್ಳಲಾಗಿದೆ.



## ಅಭ್ಯಾಸ

### I. ಪದಗಳ ಅರ್ಥ ತಿಳಿಯಿರಿ :

ಅರಿವು - ತಿಳಿವಳಿಕೆ; ಪ್ರಜ್ಞೆ

ಈಚಿಲ - ತಾಳೆಯ ಜಾತಿಗೆ ಸೇರಿದ ಮರ.

ತಕರಾರು - ಆಕ್ಷೇಪಣೆ

ಪರಿವರ್ತನೆ - ಬದಲಾವಣೆ

ಪಶ್ಚಾತ್ತಾಪ - ತಪ್ಪು ಮಾಡಿದ ಕೆಲಸಕ್ಕೆ ಮರುಗುವಿಕೆ.

ಮೈಮರೆ (ನುಡಿಗಟ್ಟು) - ತಲ್ಲೀನತೆ

ಸಂಭಾವನೆ - ಗೌರವಧನ

ಅರೆಷ್ಟು (ಅನ್ಯ ದೇಶೀಯ) - ಬಂಧಿಸು; ಸೆರೆಹಿಡಿ.

ಗಂಟುಬೀಳು (ಕ್ರಿ) - ಬೆನ್ನುಹತ್ತು

ತಲೆದೂಗು (ನುಡಿಗಟ್ಟು) - ಮೆಚ್ಚುಗೆ ಸೂಚಿಸು

ಪರೋಪಕಾರಿ - ಇತರರಿಗೆ ನೆರವು ನೀಡುವವನು.

ಬಯಲಾಟ - ಬಯಲಲ್ಲಿ ನಡೆಯುವ

ಜಾನಪದ ನಾಟಕ ಪ್ರಕಾರಗಳಲ್ಲಿ ಒಂದು ಬಗೆ.

ವ್ಯಸನ - ಚಿಂತೆ; ದುಃಖ.

ಸನ್ಮಾರ್ಗ - ಒಳ್ಳೆಯ ದಾರಿ; ಸರಿಯಾದ ಮಾರ್ಗ.

## II. ಪ್ರಶ್ನೆಗಳು :

ಅ) ಬಿಟ್ಟ ಸ್ಥಳಗಳನ್ನು ಸೂಕ್ತ ಪದಗಳಿಂದ ಭರ್ತಿಮಾಡಿರಿ.

೧. ಜಿ.ಎಸ್. ಬಸವರಾಜಶಾಸ್ತ್ರಿ ಅವರ ತಾತನ ಹೆಸರು \_\_\_\_\_
೨. ತಾರಾನಾಥರ ಊರು \_\_\_\_\_
೩. ತಾರಾನಾಥರ ವಾಚನ್ನು ಕದ್ದವನು \_\_\_\_\_
೪. 'ಪರಿವರ್ತನ' ಪಾಠದ ಆಕರ ಕೃತಿ \_\_\_\_\_

ಆ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ದುಷ್ಟನ ಮನಸ್ಸು ಯಾವ ಮಾತುಗಳಿಂದ ಪರಿವರ್ತನೆಯಾಗುತ್ತದೆ?
೨. ಗಣೇಕಲ್ ಶಿವಯ್ಯನವರು ಯಾವುದಕ್ಕೆ ಪ್ರಸಿದ್ಧರಾಗಿದ್ದರು?
೩. ಗಣೇಕಲ್ ಶಿವಯ್ಯನವರ ಸಂಗೀತ ಕೇಳಲು ಕಳ್ಳರು ಏಕೆ ಒಪ್ಪಿಕೊಂಡರು?
೪. ಗಣೇಕಲ್ ಶಿವಯ್ಯನವರು ಸಂಗೀತ ನಡೆಸಿಕೊಟ್ಟ ಸ್ಥಳದ ವಾತಾವರಣ ಹೇಗಿತ್ತು?
೫. ಕಳ್ಳರು ಗಣೇಕಲ್ ಶಿವಯ್ಯನವರ ಸಂಗೀತವನ್ನು ಹೇಗೆ ಆಲಿಸಿದರು?
೬. ಗಣೇಕಲ್ ಶಿವಯ್ಯನವರು ಕಳ್ಳರನ್ನು ಏನೆಂದು ಆಶೀರ್ವದಿಸಿದರು?
೭. ತಾರಾನಾಥರು ಆಶ್ರಮವನ್ನು ಏಕೆ ಕಟ್ಟಿದರು?
೮. ತಾರಾನಾಥರಿಗೆ ವಾಚನ್ನು ಯಾರು ನೀಡಿದ್ದರು?

ಇ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಗಣೇಕಲ್ ಶಿವಯ್ಯನವರು ಕಳ್ಳರನ್ನು ಏನೆಂದು ಕೇಳಿಕೊಂಡರು?
೨. ಗಣೇಕಲ್ ಶಿವಯ್ಯನವರು ಕಳ್ಳರ ಸಮ್ಮುಖದಲ್ಲಿ ನಡೆಸಿದ ಸಂಗೀತ ಯಾವ ರೀತಿ ಇತ್ತು?
೩. ಗಣೇಕಲ್ ಶಿವಯ್ಯನವರ ಸಂಗೀತ ಕೇಳಿದ ನಂತರ ಕಳ್ಳರು ಏನು ಮಾಡಿದರು?
೪. ತಾರಾನಾಥರ ವ್ಯಕ್ತಿತ್ವದ ವಿಶೇಷತೆಗಳೇನು?
೫. ಬಾಲಕನು ಶಿಕ್ಷೆ ಅನುಭವಿಸುವುದನ್ನು ತಾರಾನಾಥರು ಹೇಗೆ ತಪ್ಪಿಸಿದರು?
೬. ತಾರಾನಾಥರು ಬಾಲಕನ ತಪ್ಪನ್ನು ಏಕೆ ಕ್ಷಮಿಸಿದರು?

ಈ) ಕೆಳಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಗಣೇಕಲ್ ಶಿವಯ್ಯನವರು ಕಳ್ಳರ ಮನಸ್ಸನ್ನು ಹೇಗೆ ಪರಿವರ್ತಿಸಿದರು?
೨. ತಾರಾನಾಥರು ವಾಚನ್ನು ಕದ್ದ ಬಾಲಕನ ಮನಸ್ಸನ್ನು ಹೇಗೆ ಪರಿವರ್ತಿಸಿದರು?

ಉ) ಸಂದರ್ಭದೊಡನೆ ವಿವರಿಸಿರಿ.

೧. “ನೀವು ನಿಶ್ಚಿಂತೆಯಿಂದ ಕುಳಿತು ಅರ್ಧತಾಸು ನನ್ನ ಸಂಗೀತವನ್ನು ಕೇಳಬೇಕು.”

೨. “ತಾತ ನಿಮ್ಮ ಹಣವು ನಮಗೆ ಬೇಡ. ನಿಮ್ಮ ಆಶೀರ್ವಾದವಷ್ಟೇ ಸಾಕು.”

೩. “ಇವನು ಕಳ್ಳನಲ್ಲ. ತಪ್ಪು ಮಾಡಿಲ್ಲ. ಆದ್ದರಿಂದ ಇವನನ್ನು ಬಂಧಿಸುವ ಅವಶ್ಯಕತೆ ಇಲ್ಲ.”

೪. “ಗುರುಗಳೇ ನನಗೆ ಶಿಕ್ಷೆ ಕೊಡಿಸಬೇಕಿತ್ತು.”

### III. ಭಾಷಾಭ್ಯಾಸ :

ಅ) ಕೆಳಗಿನ ಪದಗಳನ್ನು ಸ್ವಂತ ವಾಕ್ಯದಲ್ಲಿ ಬರೆಯಿರಿ.

ಸನ್ಮಾರ್ಗ, ಮೈಮರೆ, ತಲೆದೂಗು, ದಯಾಳು, ಪರೋಪಕಾರಿ, ವ್ಯಸನ, ಪರಿವರ್ತನೆ.

ಆ) ಕೆಳಗಿನ ಪದಗಳಿಗೆ ವಿರುದ್ಧಾರ್ಥಗಳನ್ನು ಬರೆಯಿರಿ.

ನಿಶ್ಚಿಂತೆ, ಸನ್ಮಾರ್ಗ, ಅಸಾಧ್ಯ, ಧೈರ್ಯ, ವಿದೇಶಿ, ವಿದ್ಯಾವಂತ.

ಇ) ಕೆಳಗಿನ ಪದಗಳನ್ನು ಬಿಡಿಸಿ ಬರೆಯಿರಿ.

ಪರೋಪಕಾರಿ, ತಲೆದೂಗು, ಒಟ್ಟುಗೂಡಿ, ಸಹೋದರ.

ಈ) ಕೆಳಗಿನ ಮಾದರಿಯಂತೆ ‘ವಂತ’ ಪ್ರತ್ಯಯ ಸೇರಿರುವ ಪದಗಳನ್ನು ಪಟ್ಟಿಮಾಡಿರಿ.

ಮಾದರಿ : ಸತ್ಯ + ವಂತ = ಸತ್ಯವಂತ

### IV. ಸೈದ್ಧಾಂತಿಕ ವ್ಯಾಕರಣ :

ವಚನಗಳು : ವ್ಯಾಕರಣ ಪರಿಭಾಷೆಯಲ್ಲಿ ‘ವಚನ’ ಎಂದರೆ ಸಂಖ್ಯೆ. ಕನ್ನಡ ಭಾಷೆಯಲ್ಲಿ ಏಕವಚನ ಮತ್ತು ಬಹುವಚನ ಎಂಬುದಾಗಿ ಎರಡು ವಿಧಗಳಿವೆ.

೧. ಏಕವಚನ : ಒಂದು ಎಂದು ಹೇಳಲಾಗುವ ಶಬ್ದಗಳೆಲ್ಲವೂ ‘ಏಕವಚನ’ ಎಂದು ಕರೆಸಿಕೊಳ್ಳುತ್ತವೆ.

ಉದಾ : ಹುಡುಗ, ಹುಡುಗಿ, ಅರಸು, ಮರ, ಅಣ್ಣ, ನೀನು, ಅವನು, ಅವಳು.

೨. ಬಹುವಚನ : ಒಂದಕ್ಕಿಂತ ಹೆಚ್ಚು ಎಂದು ಹೇಳಲಾಗುವ ಶಬ್ದಗಳೆಲ್ಲವೂ ‘ಬಹುವಚನ’ ಎಂದು ಕರೆಸಿಕೊಳ್ಳುತ್ತವೆ.

ಉದಾ : ಹುಡುಗರು, ಹುಡುಗಿಯರು, ಅರಸರು, ಮರಗಳು, ಅಣ್ಣಂದಿರು,  
ನೀವು, ನಾವು, ಅವರು, ತಾಯಂದಿರು, ಮನೆಗಳು. ಕಣ್ಣುಗಳು.

‘ಗಳು’ ‘ಅರು’ ‘ಅಂದಿರು’ - ಇವು ಬಹುವಚನ ಪ್ರತ್ಯಯಗಳು. ಇವುಗಳನ್ನು ಬಳಸಿ  
ಬಹುವಚನ ಪದಗಳನ್ನು ಬರೆಯಿರಿ.

ಉದಾ : ಮನೆ + ಗಳು = ಮನೆಗಳು  
ಹುಡುಗ + ಅರು = ಹುಡುಗರು  
ಅಣ್ಣ + ಅಂದಿರು = ಅಣ್ಣಂದಿರು

**ವಾಕ್ಯ ರಚನೆ** : ನಾವು ನಮ್ಮ ಮನಸ್ಸಿನ ಅಭಿಪ್ರಾಯಗಳನ್ನು ಇತರರಿಗೆ ಮಾತುಗಳ ಮೂಲಕ  
ಇಲ್ಲವೇ ಬರವಣಿಗೆಯ ಮೂಲಕ ತಿಳಿಯಪಡಿಸುತ್ತೇವೆ. ಆ ಮಾತುಗಳು ವಾಕ್ಯ ರೂಪದಲ್ಲಿರುತ್ತವೆ.

ಉದಾ : ಚೇತನ ಹಣ್ಣನ್ನು ತಿಂದಳು.

ಇಲ್ಲಿ ‘ತಿಂದಳು’ ಎಂಬುದು ಕ್ರಿಯಾಪದ. ಈ ಕ್ರಿಯೆ ಯಾರಿಂದ ನಡೆಯಿತೋ ಅದು  
‘ಕರ್ತೃ’ ಪದವಾಗುತ್ತದೆ. ಕರ್ತೃವಿನಿಂದ ಯಾವ ಕ್ರಿಯೆ ನಡೆಯಿತೋ ಅದು ‘ಕರ್ಮಪದ’ ಎಂದು  
ಕರೆಸಿಕೊಳ್ಳುತ್ತದೆ. ಹೀಗೆ ಕರ್ತೃ, ಕರ್ಮ ಹಾಗೂ ಕ್ರಿಯಾ ಪದಗಳಿಂದ ಕೂಡಿದ ಪದಸಮೂಹವನ್ನು  
‘ವಾಕ್ಯ’ ಎಂದು ಹೇಳಲಾಗುತ್ತದೆ.

ಈ ಕೆಳಗಿನ ವಾಕ್ಯಗಳಲ್ಲಿರುವ ಕರ್ತೃ, ಕರ್ಮ ಹಾಗೂ ಕ್ರಿಯಾ ಪದಗಳನ್ನು ಗುರುತಿಸಿರಿ.

೧. ಇಬ್ರಾಹಿಂ ಬಾವುಟವನ್ನು ಹಾರಿಸಿದನು
೨. ರೀಟಾ ಅಡುಗೆಯನ್ನು ಮಾಡಿದಳು.
೩. ರಾಮ ಪೂಜೆಯನ್ನು ಮಾಡಿದನು.
೪. ಮಾನ್‌ಸಿಂಗ್ ಹಾಡನ್ನು ಹಾಡಿದನು.

## V. ಚಟುವಟಿಕೆಗಳು :

೧. ಬುದ್ಧನಿಂದ ಪರಿವರ್ತನೆಗೊಂಡ ಅಂಗುಲಿಮಾಲನ ಕಥೆಯನ್ನು ಓದಿ ತಿಳಿಯಿರಿ.
೨. ನಿಮ್ಮ ಜೀವನದಲ್ಲಿ ಪರಿವರ್ತನೆಗೆ ಕಾರಣವಾದ ಘಟನೆಗಳನ್ನು ಬರೆಯಿರಿ.






## 2. ಒಂದು ಮರದ ಬೆಲೆ

- ಹಾ. ಮಾ. ನಾಯಕ

ಪಾಠ ಪ್ರವೇಶ : 'ವೃಕ್ಷೋ ರಕ್ಷತಿ ರಕ್ಷಿತಃ' ಎನ್ನುವ ಮಾತು ಇಂದು ಎಲ್ಲೆಡೆ ಕೇಳಿಬರುತ್ತಿದೆ. ನಾವು ಮರಗಳನ್ನು ರಕ್ಷಿಸಿದರೆ, ಮರಗಳು ನಮ್ಮನ್ನು ರಕ್ಷಿಸುತ್ತವೆ ಎಂಬುದು ಇದರ ಅರ್ಥ. ಪರಿಸರದಲ್ಲಿ ಮರಗಳ ಸಂಖ್ಯೆ ಕಡಿಮೆಯಾಗಿ ಜಾಗತಿಕ ತಾಪಮಾನ ಹೆಚ್ಚುತ್ತಿರುವ ಆತಂಕವನ್ನು ವಿಜ್ಞಾನಿಗಳು ವ್ಯಕ್ತಪಡಿಸಿದ್ದಾರೆ. ಈ ದಿಸೆಯಲ್ಲಿ ಪ್ರಪಂಚದ ಹಲವು ರಾಷ್ಟ್ರಗಳು ಎಚ್ಚೆತ್ತುಕೊಂಡು ಪರಿಸರ ಸಂರಕ್ಷಣೆಗೆ ಮುಂದಾಗಿವೆ. ಆದರೆ ಭಾರತೀಯರಾದ ನಾವು ಇನ್ನೂ ಎಚ್ಚೆತ್ತುಕೊಳ್ಳದಿರುವುದು ವಿಷಾದದ ಸಂಗತಿ. ಮರಗಳನ್ನು ಕಡಿಯುವ ಕೆಲಸ ನಿಲ್ಲಬೇಕು. ಹೆಚ್ಚು ಹೆಚ್ಚು ಮರಗಳನ್ನು ಬೆಳೆಸಿ ಮನುಕುಲವನ್ನು ರಕ್ಷಿಸುವ ಹೊಣೆ ಕ್ಷಿಪ್ರಗತಿಯಲ್ಲಿ ಆಗಬೇಕಿದೆ.

ಈಚೆಗೆ ಅಮೆರಿಕೆಯಿಂದ ಬಂದ ಒಂದು ಸುದ್ದಿ :

'ಏನೂರು ವರ್ಷ ಹಳೆಯದಾದ ಮರವೊಂದನ್ನು ಸಸ್ಯನಾಶಕ ಬಳಸಿ ಕೊಂದ ಅಪರಾಧಕ್ಕಾಗಿ, ಅಮೆರಿಕೆಯ ಪ್ರಜೆಯಾದ ಪಾಲ್ ಕೆಲೆನ್ ಎಂಬುವವನಿಗೆ ಜಿಲ್ಲಾ ನ್ಯಾಯಾಲಯ ಒಂಬತ್ತು ವರ್ಷ ಸಜೆ ಹಾಗೂ ಒಂದು ಸಾವಿರ ಡಾಲರ್ ದಂಡ ವಿಧಿಸಿದೆ! ಸಸ್ಯನಾಶಕವನ್ನು ಮರದ ಮೇಲೆ ಸುರಿದದ್ದು ಗೊತ್ತಾದೊಡನೆಯೇ ಕೆಲೆನ್‌ನನ್ನು ಕಳೆದ ವರ್ಷ ಜೂನ್ ತಿಂಗಳಿನಲ್ಲಿ ಬಂಧಿಸಲಾಗಿತ್ತು. ಇಪ್ಪತ್ತು ಸಾವಿರ ಡಾಲರುಗಳ ಜಾಮೀನು ಒದಗಿಸಲು ಸಾಧ್ಯವಾಗದೆಹೋದುದರಿಂದ ಅವನಿನ್ನೂ ಜೈಲಿನಲ್ಲೇ ಇದ್ದಾನೆ. ಅಮೆರಿಕೆಯ ಟೆಕ್ಸಸ್ ರಾಜ್ಯದ ಹೌಸ್ಪನ್ ಎಂಬಲ್ಲಿ ನಡೆದ ಘಟನೆ ಇದು. ಈ ಕೃತ್ಯದಿಂದ ಆ ಹೆಮ್ಮರ ಅರ್ಧಕ್ಕೂ ಹೆಚ್ಚು ಭಾಗ ಸತ್ತು ಹೋಗಿದೆ. ಈ ಒಂದು ವರ್ಷದಲ್ಲಿ ಮರವನ್ನು ಉಳಿಸಲು ಅಗತ್ಯವಾದ ಕ್ರಮ ಕೈಗೊಳ್ಳುವ ಸಲುವಾಗಿ ಹೌಸ್ಪನ್ ನಗರಪಾಲಿಕೆಗೆ ಒಂದು ಲಕ್ಷಕ್ಕೂ ಹೆಚ್ಚು ಡಾಲರ್‌ಗಳ ದೇಣಿಗೆ ಬಂದಿದೆ. ಆದರೇನು? ಮರ ಹೆಚ್ಚು ಕಾಲ ಬದುಕುವ ಸಾಧ್ಯತೆ ಇಲ್ಲ. ಆ ಮರಕ್ಕೆ ಬೇಗನೆ ಪೂರ್ಣ ಆರೋಗ್ಯ ಲಭಿಸಲೆಂದು ಹಾರೈಸಿ ಸಾವಿರಾರು ಜನ ವೃಕ್ಷಪ್ರೇಮಿಗಳು ಮರದ ಬುಡದಲ್ಲಿ ಶುಭಾಶಯ ಪತ್ರಗಳನ್ನಿಡುತ್ತಿದ್ದಾರೆ ; ಮರಕ್ಕೆ ದೀರ್ಘಾಯಸ್ಸು ಕೋರಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.'



ಈ ಸುದ್ದಿಯೊಡನೆ ಹೋಲಿಸಲು ತಕ್ಕನಾದ ನಮ್ಮ ದೇಶದ ಈಚಿನ ಸುದ್ದಿಯೊಂದು ಹೀಗಿದೆ:

‘ಬೆಂಗಳೂರು ಮಹಾನಗರದಲ್ಲಿ ಒಂದು ಹಳೆಯ ಆಲದ ಮರ. ಅದರ ಪಕ್ಕದಲ್ಲಿಯೇ ಗಣ್ಯ ವ್ಯಕ್ತಿಯೊಬ್ಬರ ಮನೆ. ಈ ಮರದಿಂದ ತಮಗೆ ತೊಂದರೆಯಾಗುತ್ತಿದೆ ಎಂದು ಆ ಪ್ರಭಾವಿ ಗಣ್ಯರ ದೂರು. ಸಂಬಂಧಪಟ್ಟ ಆಡಳಿತ ವರ್ಗದವರು ಈಗ ಆ ಮರವನ್ನು ಕಡಿದುಹಾಕಲು ಯೋಚಿಸುತ್ತಿದ್ದಾರೆ’ ಇಷ್ಟರಲ್ಲಿಯೇ ಆ ಮರವನ್ನು ಕಡಿದು ಉರುಳಿಸಿದ್ದರೆ ಆಶ್ಚರ್ಯವೇನೂ ಇಲ್ಲ!

ಸಾಯುತ್ತಿರುವ ಮರವನ್ನು ಉಳಿಸುವ ಸಲುವಾಗಿ ಜನರು ಪ್ರಾರ್ಥನೆ ಮಾಡುತ್ತಾರೆ, ಮಾತ್ರವಲ್ಲ ತಮ್ಮ ಕೈಲಾದುದನ್ನೆಲ್ಲ ಮಾಡುತ್ತಾರೆ-ಇನ್ನೂರು ವರ್ಷಗಳ ಸಂಸ್ಕೃತಿಯ ಅಮೆರಿಕಾ ದೇಶದಲ್ಲಿ! ಯಾರಿಗೋ ತೊಂದರೆಯಾಗುತ್ತಿದೆ ಎಂಬುದನ್ನು ಕೇಳಿ, ಆ ತೊಂದರೆ ಯಾವ ಬಗೆಯದು ಎಂಬುದನ್ನು ತಿಳಿಯುವ ಗೊಡವೆಗೇ ಹೋಗದೆ, ಅನೇಕ ಕಾಲ ಬದುಕಬಹುದಾದ ಮರವನ್ನು ಕತ್ತರಿಸಲು ಮುಂದಾಗುತ್ತಾರೆ, ಎರಡು ಸಾವಿರ ವರ್ಷಗಳಿಗೂ ಮಿಕ್ಕ ಸಂಸ್ಕೃತಿಯು ನಮ್ಮ ದೇಶದಲ್ಲಿ!

೪೮

ಮನೆಯ ಮೊದಲ ಪಾಠಶಾಲೆ, ತಾಯಿಯ ಮೊದಲ ಗುರು.

ಎರಡೂ ತೀರ ಭಿನ್ನವಾದ ದೃಷ್ಟಿಕೋನಗಳು. ಆ ಅಮೆರಿಕೆಯ ಜನರಲ್ಲಿ ತಮ್ಮ ಭವಿಷ್ಯದಲ್ಲಿ ಆಸಕ್ತಿಯಿದೆ. ಈ ನಮಗಾದರೋ ಇಂದಷ್ಟೇ ಮುಖ್ಯವಾದದ್ದು. ನಾಳೆ ಅಲ್ಲ. ನಮ್ಮಲ್ಲಿ ಮರ ಕತ್ತರಿಸುವುದು ತೀರ ಸಾಮಾನ್ಯವಾದ ವಿಚಾರ. ಕಾನೂನಿಗೆ ವಿರುದ್ಧವಾಗಿದ್ದರೂ, ಮರ ಕತ್ತರಿಸಲು ನಮ್ಮ ಜನ ಮುಂದಾಗುತ್ತಾರೆ. ರಾಜ್ಯದ, ರಾಷ್ಟ್ರದ ಹೆದ್ದಾರಿಗಳಲ್ಲಿಯೇ, ಹಾಡುಹಗಲಿನಲ್ಲಿ ಈ ಕೊಲೆಗಳು ನಡೆಯುವುದನ್ನು ನಾವೆಲ್ಲರೂ ನಿತ್ಯ ನೋಡುತ್ತಿದ್ದೇವೆ. ಕೆಲವು ಕೊಲೆಗಳು ನೇರವಾಗಿಯೇ ಬಹಿರಂಗವಾಗಿಯೇ ನಡೆಯುತ್ತವೆ. ಮತ್ತೆ ಕೆಲವು ಕೊಲೆಗಳು ಮೋಸದಿಂದ, ಉಪಾಯದಿಂದ ನಡೆಯುತ್ತವೆ. ಮೊದಲು ಸ್ವಲ್ಪ ಸ್ವಲ್ಪ ತೊಗಟೆ ತೆಗೆದು, ಆ ಮೇಲೆ ಚಿಕ್ಕ ಕೆತ್ತಿ, ಸೊಪ್ಪು ಕಿತ್ತು, ಕೊಂಬೆ ಕಡಿದು ನಿಧಾನವಾಗಿ ಮರಗಳನ್ನು ಸಾಯಿಸಲಾಗುತ್ತದೆ. ಇದನ್ನೆಲ್ಲ ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ!

ಒಂದು ಮರದ ಬೆಲೆ ಏನು ಎಂದು ತಿಳಿದುಕೊಳ್ಳುವ ಗೋಜಿಗೂ ನಾವು ಹೋಗಿಲ್ಲ. ಬೆಲೆಕಟ್ಟಲು ಮರದ ದಪ್ಪ, ಎತ್ತರ, ಅದರ ಉಪಯೋಗದ ಅಂದಾಜು-ಇದೆಲ್ಲ ಅಗತ್ಯವೆಂದು ಯಾರಾದರೂ ಹೇಳಬಹುದು. ನಿಜ, ನಾವು ಬಲ್ಲ ಬೆಲೆ ಇದನ್ನೇ ಅವಲಂಬಿಸಿರುತ್ತದೆ. ಆದರೆ ಮರದ ನಿಜವಾದ ಬೆಲೆ ಏನೆಂಬುದನ್ನು ನಾವು ಯೋಚಿಸಿಯೇ ಇಲ್ಲ! ಐವತ್ತು ವರ್ಷ ತುಂಬಿದ ಆರೋಗ್ಯವಂತ ಮರವೊಂದರ ಬೆಲೆ ಏನು ಎಂಬುದನ್ನು ವಿಜ್ಞಾನಿಯೊಬ್ಬರು ಲೆಕ್ಕ ಹಾಕಿ ಹೇಳಿದ್ದಾರೆ.


ಅವರ ಪ್ರಕಾರ ಅಂಥ ಮರವೊಂದರ ಬೆಲೆ ಹದಿನಾರು ಲಕ್ಷ ರೂಪಾಯಿಗಳಿಗಿಂತ ಹೆಚ್ಚು ಎಂದರೆ ಯಾರು ನಂಬುತ್ತಾರೆ? ಈ ವಿವರ ನೋಡಿ-ಒಂದು ಮರ ಉತ್ಪಾದಿಸುವ ಆಮ್ಲಜನಕದ ಬೆಲೆ ಎರಡೂವರೆ ಲಕ್ಷ; ಅದು ಹೀರಿಕೊಳ್ಳುವ ಇಂಗಾಲ ಜನಕದ ಬೆಲೆ ಐದು ಲಕ್ಷ; ಮಣ್ಣಿನ ಸವೆತ ತಡೆಯುವುದರ ಬೆಲೆ ಎರಡೂವರೆ ಲಕ್ಷ; ನೀರು ಭೂಮಿಯಲ್ಲಿ ಇಂಗಿ ಅಂತರ್ಜಲ ಹೆಚ್ಚಿ ಪ್ರವಾಹವನ್ನು ತಡೆಗಟ್ಟುವುದರ ಬೆಲೆ ಮೂರು ಲಕ್ಷ; ಆಹಾರ ಹಾಗೂ ಗೊಬ್ಬರದ ಬೆಲೆ ಅರ್ಧ ಲಕ್ಷ; ಪಶುಪಕ್ಷಿಗಳಿಗೆ, ಕ್ರಿಮಿಕೀಟಗಳಿಗೆ ಆಶ್ರಯ ಹಾಗೂ ರಕ್ಷಣೆ ನೀಡುವುದರ ಬೆಲೆ ಎರಡೂವರೆ ಲಕ್ಷ.

ಇದರ ಮೇಲೆ ಬೇಕಾದರೆ ನೀವು ದಿಮ್ಮಿಗಳ ಬೆಲೆ ಏನಾಗುತ್ತದೆಂಬುದನ್ನು ಲೆಕ್ಕ ಹಾಕಿಕೊಳ್ಳಬಹುದು. ಇದೆಲ್ಲವನ್ನೂ ಮೀರಿದ ಬೆಲೆಯೊಂದಿದೆ. ಮನುಕುಲವನ್ನು ಕಾಪಾಡಲು ಮರಗಳಿಲ್ಲದೆ ಸಾಧ್ಯವಿಲ್ಲ ಎಂಬ ಸತ್ಯವೇ ಆ ಬೆಲೆ! ಈ ಬೆಲೆಯನ್ನು ತೆತ್ತು ನಾವು ಮರಗಳನ್ನು ಕಡಿಯಬೇಕೆ ಎಂಬುದನ್ನು ಈಗ ತೀವ್ರವಾಗಿ ಯೋಚಿಸಬೇಕಾಗಿದೆ.

\* \* \* \*

## ಕೃತಿಕಾರರ ಪರಿಚಯ :

ಹಾ.ಮಾ. ನಾಯಕ ಅವರ ಪೂರ್ಣ ಹೆಸರು ಹಾರೋಗದ್ದೆ ಮಾನಪ್ಪ ನಾಯಕ. ಇವರು ಹಾ.ಮಾ.ನಾ. ಎಂದೇ ಪ್ರಸಿದ್ಧರಾಗಿದ್ದಾರೆ. ಇವರು ೧೯೩೧ ರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಹಾರೋಗದ್ದೆ ಎಂಬಲ್ಲಿ ಜನಿಸಿದರು. ಇವರು ಅಧ್ಯಾಪಕರಾಗಿ, ಮೈಸೂರು ಮಾನಸ ಗಂಗೋತ್ರಿ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾಗಿ, ಗುಲ್ಬರ್ಗ ವಿಶ್ವವಿದ್ಯಾನಿಲಯದ ಕುಲಪತಿಗಳಾಗಿ ಕೆಲಸ ನಿರ್ವಹಿಸಿದರು.



ಸಾಹಿತ್ಯದ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿರುವ ಇವರು ಅಂಕಣ ಬರಹಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ. 'ಸಾಹಿತ್ಯ ಸಲ್ಲಾಪ' 'ಸಂಚಯ' 'ಸಂವಾದ' 'ಸಂಪದ' 'ಸಾಂಪ್ರತ' 'ಸ್ಮರಣ' 'ಸಮೂಹ' 'ಸೃಜನ' 'ಸೂಲಂಗಿ' 'ಬಾಳೋಟಗಳು' ಇವು ಅವರ ಪ್ರಮುಖ ಕೃತಿಗಳು. 'ಮಹಮದ್ ಪೈಗಂಬರ್', 'ರವೀಂದ್ರನಾಥ ಠಾಕೂರ್', 'ಅಕ್ಕಮಹಾದೇವಿ' ಮುಂತಾದ ಜೀವನ ಚರಿತ್ರೆಗಳನ್ನು ಬರೆದಿದ್ದಾರೆ. ಇವರಿಗೆ ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ, 'ಸಂಪ್ರತಿ' ಅಂಕಣಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗೂ ೧೯೮೫ರಲ್ಲಿ ಬೀದರ್‌ನಲ್ಲಿ ನಡೆದ ೫೭ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಇವರು ೨೦೦೦ ರಲ್ಲಿ ನಿಧನರಾದರು.

ಪ್ರಸ್ತುತ 'ಒಂದು ಮರದ ಬೆಲೆ' ಲೇಖನವನ್ನು ಅವರ 'ಸಂಪದ' ಕೃತಿಯಿಂದ ಆಯ್ದುಕೊಳ್ಳಲಾಗಿದೆ.

## ಅಭ್ಯಾಸ

### I. ಪದಗಳ ಅರ್ಥ ತಿಳಿಯಿರಿ :

ಅಂತರ್ಜಲ - ಭೂಮಿಯ ಆಳದಲ್ಲಿರುವ ನೀರು.

ಗೊಡವೆ - ಉಸಾಬರಿ; ಗೋಜು.

ಡಾಲರ್ - ಅಮೆರಿಕಾದ ರೂಪಾಯಿ

ತೆತ್ತು (ಕ್ರಿ) - ನೀಡಿ; ಕೊಟ್ಟು.

ದೂರು - ಅಹವಾಲು; ಮೊರೆ.

ದೇಣಿಗೆ - ಚಂದಾ; ವಂತಿಕೆ; ದಾನ.

ಲಭಿಸು (ಕ್ರಿ) - ದೊರಕು; ಪ್ರಾಪ್ತವಾಗು.

ಸಜೆ - ಶಿಕ್ಷೆ; ಸೆರೆಮನೆವಾಸ; ದಂಡನೆ.

ಕೃತ್ಯ - ಕೆಲಸ

ಜಾಮೀನು - ಹೊಣೆ; ಒತ್ತೆ.

ತೊಗಟೆ - ಸಿಪ್ಪೆ

ದಿಮ್ಮಿ - ಕತ್ತರಿಸಿದ ಮರ; ಕೊರಡು.

ದೃಷ್ಟಿಕೋನ - ನೋಡುವ ರೀತಿ

ಪ್ರವಾಹ - ನೀರು ತುಂಬಿ ಹರಿಯುವುದು.

ವೃಕ್ಷ - ಮರ; ತರು.

ಸಸ್ಯನಾಶಕ - ಗಿಡಗಳನ್ನು ಕೊಲ್ಲುವ ರಾಸಾಯನಿಕ.

## II. ಪ್ರಶ್ನೆಗಳು :

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ಪಾಲ್‌ಕೆಲನ್ ಮಾಡಿದ ಅಪರಾಧವೇನು?

೨. ಪಾಲ್‌ಕೆಲನ್‌ಗೆ ಅಮೇರಿಕಿಯ ನ್ಯಾಯಾಲಯ ಯಾವ ಶಿಕ್ಷೆ ನೀಡಿತು?

೩. ಮರವನ್ನು ಉಳಿಸಲು ಹೌಸ್ಟನ್ ನಗರಪಾಲಿಕೆಗೆ ಎಷ್ಟು ದೇಣಿಗೆ ಬಂತು?

೪. ಭಾರತ ಹಾಗೂ ಅಮೇರಿಕದ ಸಂಸ್ಕೃತಿಗಳಿಗೆ ಎಷ್ಟು ವರ್ಷಗಳ ಇತಿಹಾಸವಿದೆ?

೫. ಅಮೇರಿಕದ ಜನ ಮರಗಳನ್ನು ಉಳಿಸಲು ಏಕೆ ಮುಂದಾಗುತ್ತಾರೆ?

೬. ಹಾ. ಮಾ. ನಾಯಕರು ಹೇಳುವಂತೆ ಎಲ್ಲವನ್ನೂ ಮೀರಿದ ಮರದ ಬೆಲೆ ಯಾವುದು?

ಆ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಮರವನ್ನು ಉಳಿಸಲು ಅಮೇರಿಕಾದ ವ್ಯಕ್ತಪ್ರೇಮಿಗಳು ಯಾವ ರೀತಿ ಸ್ಪಂದಿಸಿದರು?

೨. ಬೆಂಗಳೂರಿನಲ್ಲಿ ಗಣ್ಯವ್ಯಕ್ತಿಯೊಬ್ಬರು ತಮ್ಮ ಮನೆಯ ಬಳಿಯಲ್ಲಿನ ಮರ ತೆಗೆಸಲು ಹೇಗೆ ಪ್ರಯತ್ನಿಸಿದರು?

೩. ಭಾರತದಲ್ಲಿ ಮರಗಳ ನಾಶ ಹೇಗೆ ನಿರಾತಂಕವಾಗಿ ನಡೆಯುತ್ತಿದೆ?

ಇ) ಕೆಳಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಆರೋಗ್ಯವಂತ ಮರವೊಂದರ ಬೆಲೆ ಏನೆಂಬುದನ್ನು ವಿಜ್ಞಾನಿಯೊಬ್ಬರು ಹೇಗೆ ಲೆಕ್ಕ ಹಾಕಿದ್ದಾರೆ?

೨. ಮರಗಳ ಸಂರಕ್ಷಣೆಯಲ್ಲಿ ಭಾರತ ಹಾಗೂ ಅಮೇರಿಕಾದ ಜನರ ನಡುವೆ ಇರುವ ವ್ಯತ್ಯಾಸಗಳೇನು?

ಈ) ಸಂದರ್ಭದೊಡನೆ ವಿವರಿಸಿರಿ.

೧. ಮರದ ಬುಡದಲ್ಲಿ ಶುಭಾಶಯ ಪತ್ರಗಳನ್ನಿಡುತ್ತಿದ್ದಾರೆ.

೨. ನಮ್ಮಲ್ಲಿ ಮರ ಕತ್ತರಿಸುವುದು ತೀರಾ ಸಾಮಾನ್ಯ ವಿಚಾರ.

೩. ಮನುಕುಲವನ್ನು ಕಾಪಾಡಲು ಮರಗಳಿಲ್ಲದೆ ಸಾಧ್ಯವಿಲ್ಲ.

## III. ಭಾಷಾಭ್ಯಾಸ :

ಅ) ಕೆಳಗಿನ ಪದಗಳಿಗೆ ಸಮಾನಾರ್ಥಕಗಳನ್ನು ಬರೆಯಿರಿ.

ಮರ, ಭೂಮಿ, ದೇಣಿಗೆ, ಸಚೆ.

ಅ) ಕೆಲಗಿನ ಪದಗಳಿಗೆ ತತ್ಸಮ ತದ್ಭವ ರೂಪ ಬರೆಯಿರಿ.

ವರ್ಷ, ದೃಷ್ಟಿ, ಆಶ್ಚರ್ಯ.

ಇ) ಕೆಲಗಿನ ಪದಗಳನ್ನು ಸ್ವಂತ ವಾಕ್ಯದಲ್ಲಿ ಬರೆಯಿರಿ.

ದೃಷ್ಟಿಕೋನ, ಸಂಸ್ಕೃತಿ, ಪ್ರಾರ್ಥನೆ, ದೇಣಿಗೆ, ಸುದ್ದಿ.

ಈ) ಕೆಲಗಿನ ಪದಗಳಿಗೆ ವಿರುದ್ಧಾರ್ಥಕ ಪದಗಳನ್ನು ಬರೆಯಿರಿ.

ಬಹಿರಂಗ, ನಿಧಾನ, ಆರೋಗ್ಯ, ಉಳಿಸು, ಆಸಕ್ತಿ.

ಉ) ಕೆಲಗಿನ ಪದಗಳನ್ನು ಮಾದರಿಯಂತೆ ಬಿಡಿಸಿ ಬರೆಯಿರಿ.

ಮಾದರಿ : ದೀರ್ಘಾಯುಸ್ಸು = ದೀರ್ಘ + ಆಯುಸ್ಸು

೧. ಪತ್ರಗಳನ್ನಿಡು = \_\_\_\_\_ + \_\_\_\_\_

೨. ಸಾವಿರಾರು = \_\_\_\_\_ + \_\_\_\_\_

೩. ಶುಭಾಶಯ = \_\_\_\_\_ + \_\_\_\_\_

೪. ಮರವೊಂದು = \_\_\_\_\_ + \_\_\_\_\_

೫. ವಿಜ್ಞಾನಿಯೊಬ್ಬ = \_\_\_\_\_ + \_\_\_\_\_

ಋ) 'ಅ' ಪಟ್ಟಿಯನ್ನು 'ಬ' ಪಟ್ಟಿಯೊಂದಿಗೆ ಹೊಂದಿಸಿ ಬರೆಯಿರಿ.

'ಅ' ಪಟ್ಟಿ

'ಬ' ಪಟ್ಟಿ

೧) ಅಲ್ಪವಿರಾಮ

ಅ) ?

೨) ಪ್ರಶ್ನಾರ್ಥಕ

ಆ) ;

೩) ಆಶ್ಚರ್ಯ

ಇ) ,

೪) ಅರ್ಧವಿರಾಮ

ಈ) "....."

೫) ಉದ್ಧರಣ

ಉ) !

ಊ) +

## IV. ಸೈದ್ಧಾಂತಿಕ ವ್ಯಾಕರಣ :

### ೧. ಲಿಂಗಗಳು :

ಮಕ್ಕಳೇ, ಈ ಪ್ರಪಂಚದಲ್ಲಿ ಮನುಷ್ಯ ಜಾತಿ ಹಾಗೂ ಮನುಷ್ಯ ಜಾತಿಯನ್ನು ಹೊರತು ಪಡಿಸಿದ ಜೀವ ಜಗತ್ತು ಇದೆ. ಮನುಷ್ಯ ಜಾತಿಯಲ್ಲಿ ಗಂಡು ಹೆಣ್ಣು ಎನ್ನವ ಭೇದವಿದೆ. ಆದರೆ ಮಾನವೇತರ ಜೀವ ಜಗತ್ತಿನಲ್ಲಿ ಅದು ಸ್ಪಷ್ಟವಾಗಿಲ್ಲ. ಹೀಗಾಗಿ ನಾವು ಬಳಸುವ ಶಬ್ದಗಳಲ್ಲಿ ಅದು ಮಾನವ ಸಂಬಂಧಿ ಆಗಿದ್ದರೆ, ಗಂಡು ಇಲ್ಲವೇ ಹೆಣ್ಣು ಎಂದು ನಿರ್ಣಯಿಸಲು ಬರುತ್ತದೆ. ಮಾನವ ಸಂಬಂಧಿ ಪದ ಆಗಿರದಿದ್ದರೆ ಅದು ಹೆಣ್ಣು ಅಲ್ಲ, ಗಂಡೂ ಅಲ್ಲ ಎನ್ನುವ ನಿರ್ಣಯಕ್ಕೆ ಬರುತ್ತೇವೆ. ಈ ವಿಚಾರಗಳನ್ನು ಆಧರಿಸಿ ಕನ್ನಡ ಭಾಷೆಯಲ್ಲಿ ಮೂರು ಲಿಂಗಗಳನ್ನು ಗುರುತಿಸುತ್ತೇವೆ. ಅವುಗಳೆಂದರೆ

೧. ಪುಲ್ಲಿಂಗ ೨. ಸ್ತ್ರೀಲಿಂಗ ೩. ನಪುಂಸಕಲಿಂಗ

### ೧. ಪುಲ್ಲಿಂಗ :

ಯಾವ ಶಬ್ದ ಪ್ರಯೋಗ ಮಾಡಿದಾಗ 'ಗಂಡಸು' ಎನ್ನುವ ಭಾವ ನಮ್ಮ ಮನಸ್ಸಿಗೆ ಬರುವುದೋ ಅದು 'ಪುಲ್ಲಿಂಗ' ಎಂದು ಕರೆಸಿಕೊಳ್ಳುತ್ತದೆ.

ಉದಾ : ಮುದುಕ, ಶಂಕರ, ಅವನು, ಚಿಕ್ಕಪ್ಪ, ತಂದೆ, ಅಣ್ಣ, ಮಾವ, ಸಚಿವ, ಕವಿ, ಒಳ್ಳೆಯವ, ಜಾಣ, ಶಕ್ತಿವಂತ, ಗಟ್ಟಿಗ.

### ೨. ಸ್ತ್ರೀಲಿಂಗ :

ಯಾವ ಶಬ್ದ ಪ್ರಯೋಗ ಮಾಡಿದಾಗ 'ಹೆಂಗಸು' ಎನ್ನುವ ಭಾವ ನಮ್ಮ ಮನಸ್ಸಿಗೆ ಬರುವುದೋ ಅದು 'ಸ್ತ್ರೀಲಿಂಗ' ಎಂದು ಕರೆಸಿಕೊಳ್ಳುತ್ತದೆ.

ಉದಾ : ದೊಡ್ಡವಳು, ಅಕ್ಕ, ಅರಸಿ, ರಾಣಿ, ಚೆಲುವೆ, ತಾಯಿ, ಒಳ್ಳೆಯವಳು, ಸ್ನೇಹಿತೆ, ಮಗಳು, ಸಹೋದರಿ, ತಂಗಿ, ಗೆಳತಿ, ಸಚಿವೆ, ಬಾಲಕಿ, ಶಿಕ್ಷಕಿ.

### ೩. ನಪುಂಸಕಲಿಂಗ :

ಯಾವ ಶಬ್ದವನ್ನು ಪ್ರಯೋಗ ಮಾಡಿದಾಗ 'ಗಂಡಸು' ಇಲ್ಲವೇ 'ಹೆಂಗಸು' ಎನ್ನುವ ಭಾವ ನಮ್ಮ ಮನಸ್ಸಿಗೆ ಬರದೇ ಇದ್ದರೆ ಅದು 'ನಪುಂಸಕಲಿಂಗ' ಎಂದು ಕರೆಸಿಕೊಳ್ಳುತ್ತದೆ.

ಉದಾ : ಮಗು, ಹೂವು, ಹೆಣ್ಣು, ಕಾಯಿ, ಮರ, ಹಾವು, ಇಲಿ, ಎತ್ತು, ಹುಲಿ, ಕಲ್ಲು, ಮಣ್ಣು, ನದಿ, ಬೆಟ್ಟ, ಪುಸ್ತಕ, ಆಕಾಶ, ಕತ್ತೆ, ಕುದುರೆ, ಜನ.

ಮುಖ್ಯವಾಗಿ ಲಿಂಗವನ್ನು ನಿರ್ಧರಿಸುವಾಗ ಬುದ್ಧಿ ವಿಕಾಸವನ್ನು ಪ್ರಧಾನವಾಗಿ ಪರಿಗಣಿಸಲಾಗುತ್ತದೆ.

**ಉದಾ :** ಹೆಣ್ಣುಮಗು, ಎಮ್ಮೆ, ಆಕಳು, ಹಸು, ಹೆಣ್ಣಾನೆ - ಇವು ಸ್ತ್ರೀಲಿಂಗ ಎಂದು ನಿರ್ಣಯಿಸಲು ಬರುವುದಿಲ್ಲ. ಅದೇ ರೀತಿ ಎತ್ತು, ಕೋಣ, ಗಂಡುಮಗು, ಗಂಡುನಾಯಿ ಇವುಗಳನ್ನು ಪುಲ್ಲಿಂಗ ಎಂದು ನಿರ್ಣಯಿಸಲು ಬರುವುದಿಲ್ಲ. ಏಕೆಂದರೆ ಇವುಗಳ ಬುದ್ಧಿವಿಕಾಸ ಅಷ್ಟಾಗಿ ಆಗಿರುವುದಿಲ್ಲ. ಈ ರೀತಿಯ ಪದಗಳನ್ನು ನಪುಂಸಕ ಲಿಂಗವೆಂದೇ ಪರಿಗಣಿಸಬೇಕು.

#### V. ಚಟುವಟಿಕೆ :

೧. ನಿಮ್ಮ ಶಾಲೆ ಮತ್ತು ಮನೆಯ ಸುತ್ತಲು ಗಿಡಮರಗಳನ್ನು ಬೆಳೆಸಿರಿ.
೨. ಮರಗಳ ನಾಶ ಕಂಡುಬಂದಲ್ಲಿ ಸಂಘಟನೆ ಮೂಲಕ ತಡೆಯಿರಿ.
೩. ವೃಕ್ಷಗಳ ಉಪಯೋಗಗಳನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಿ.





## ೮. ಆಸನದ ಮೇಲೆ ಆಸನ

– ರಾಶಿ (ಡಾ|| ಎಂ. ಶಿವರಾಂ)

**ಪಾಠ ಪ್ರವೇಶ :** 'ನಗುವು ಸಹಜ ಧರ್ಮ; ನಗಿಸುವುದು ಪರಧರ್ಮ' ಡಿವಿಜಿ ಅವರ ಈ ಮಾತುಗಳನ್ನು ನೀವು ಕೇಳಿದ್ದೀರಿ. ಮಾತಿನಲ್ಲಿ ಅಷ್ಟೇ ಅಲ್ಲ, ಬರೆವಣಿಗೆಯಲ್ಲೂ ಹಾಸ್ಯವನ್ನು ಸೃಷ್ಟಿಸಬಹುದು. ಕನ್ನಡದಲ್ಲಿ ಹಾಸ್ಯ ಸಾಹಿತ್ಯವೇ ಒಂದು ಪ್ರಕಾರವಾಗಿ ಬೆಳೆದಿದೆ. ಜೀವನದ ನೈಜ ಸಂಗತಿಗಳಿಗೆ ಹಾಸ್ಯದ ಲೇಪನ ಹಚ್ಚಿ ಓದುಗರಲ್ಲಿ ನಗೆ ತರಿಸುವಲ್ಲಿ ರಾಶಿಯವರು ಸಿದ್ಧಹಸ್ತರು. ಯೋಗಾಸನ ಮಾಡುವ ಅಭ್ಯಾಸವನ್ನು ಕೆಲವರು ರೂಢಿಸಿಕೊಂಡಿರುತ್ತಾರೆ. ಯೋಗಾಸನವನ್ನು ಕ್ರಮಬದ್ಧವಾಗಿ ಕಲಿಯದಿದ್ದರೆ ತೊಂದರೆಗೆ ಒಳಗಾಗಬೇಕಾಗುತ್ತದೆ ಎಂಬುದನ್ನು ರಾಶಿಯವರು ಪ್ರಸ್ತುತ ಪಾಠದಲ್ಲಿ ರಸವತ್ತಾಗಿ ಬಣ್ಣಿಸಿದ್ದಾರೆ.

ಮಧ್ಯಾಹ್ನ ಸುಮಾರು ಮೂರು ಗಂಟೆ. ಕಛೇರಿಯಲ್ಲಿ ಕುಳಿತು ಬರೆದೂ ಬರೆದೂ ಸೊಂಟ ಹಿಡಿದುಕೊಂಡುಬಿಡುತ್ತಾ, ರೆಕಾರ್ಡು ರೂಮಿಗೆ ಹೋಗಿ ಒಂದು ಐದು ನಿಮಿಷ ನೆಲದ ಮೇಲೆ ಮಲಗಿದರೆ ನೋವು ಕಡಿಮೆಯಾಗಬಹುದೆಂದು ಅಲ್ಲಿಗೆ ಹೋಗಿ ಯಾರಿಗೂ ಕಾಣದ ಒಂದು ಮೂಲೆಯಲ್ಲಿ ಎರಡು ದಪ್ಪರವನ್ನೇ ತಲೆದಿಂಬು ಮಾಡಿಕೊಂಡು ಮಲಗಿದೆ. ಹಾಗೆಯೇ ನಿద್ರೆ ಹತ್ತಿದ್ದಿರಬೇಕು. ಯಾರೋ ಬಂದು ಎಬ್ಬಿಸಿದಂತಾಯಿತು. ಎಚ್ಚೆತ್ತೆ, ಕುಳಿತೆ, ಎದುರಿಗೇ ನಮ್ಮ ಚಿಕ್ಕ ಸಾಹೇಬರು. “ಏನೀ ಇದೇನು ಮಲಗುವ ಮನೆಯೋ?” ಎಂದರು. “ಸರ್ವನಾಶೇ ಸಮುತ್ಪನ್ನೇ ಸತ್ಯಂ ವದತಿ ಕಿಂಕರಃ”. ನನ್ನ ಟೊಂಕನೋವು, ಅದಕ್ಕೆ ತಕ್ಕಮದ್ದು ಎಲ್ಲವನ್ನೂ ಹೇಳಿದೆ. ಚಿಕ್ಕ ಸಾಹೇಬರೂ ನಲ್ಲತ್ತಕ್ಕೆ ಮೀರಿದ ಯೌವನಸ್ಥರು. ಆಯಕಟ್ಟು ಸ್ವಲ್ಪ ನನ್ನಂತೆಯೇ, ಹೊಟ್ಟೆಯ ಸುತ್ತ ಹೆಚ್ಚಳತೆ, ಮೂರು ಸಾರಿ ಕೆಮ್ಮಿದರೆ ದಮ್ಮು ಬರುವ ಜಾತಿಯವರು. ನನ್ನ ಕಷ್ಟವನ್ನು ಕೇಳಿ ಬಹಳವಾಗಿ ಪಶ್ಚಾತ್ತಾಪ ಪಟ್ಟರು ಹಾಗೂ “ಜೋರಾಗಿ ನಡೆದರೆ ಉಬ್ಬಸ ಬರುತ್ತದೆಯೇ?” ಎಂದರು. “ಬಿಸಿಲಿನಲ್ಲಿ ಬೆವರುತ್ತದೆಯೇ?” ಎಂದರು. “ಊಟವಾದ ಮೇಲೆ ಎದೆ ಒತ್ತುತ್ತದೆಯೇ?” ಎಂದರು. “ತೇಗು ಬರುತ್ತದೆಯೇ?” ಎಂದರು. ನಾನು ಸ್ವಾಭಾವಿಕವಾಗಿ ಮುಚ್ಚುಮರೆ ಇಲ್ಲದೆ ಹೊಟ್ಟೆತುಂಬಾ ಉಣ್ಣುವವನು. ತೇಗು ಬಂದರೇ ತೃಪ್ತಿ, ತೇಗೇ ಹೊಟ್ಟೆ ತುಂಬಿದುದಕ್ಕೆ ಸೂಚನೆ ಎಂದು ತಿಳಿದವನು. ಬಿಸಿಲಿನಲ್ಲಿ ಬೆವರುವುದೂ ಉಂಟು. ಬಸ್ಸಿಗೆ ಜೋರಾಗಿ ನಡೆದರೆ ದಮ್ಮು ಬರುವುದೂ ಉಂಟು. ಚಿಕ್ಕ ಸಾಹೇಬರು ಕೇಳಿದಾಗ ಎಲ್ಲದಕ್ಕೂ “ಹೂಂ” ಎಂದೆ. ಹಾಗೆ ಹೇಳುವಾಗಲೇ ಏನೋ ಖಾಯಿಲೆಯ ಸೂಚನೆಗಳಿವು ಎಂದು ತೋರಿಬಂತು.

ಸಾಹೇಬರು ಸಂತುಷ್ಟಿಯಿಂದ ನಕ್ಕರು. ನಗುತ್ತಾ ಹೇಳಿದರು. “ನನಗೂ ಹೀಗೆಯೇ ಆಗಿತ್ತು. ಎರಡು ವರ್ಷದ ಕೆಳಗೆ. ಕೊಬ್ಬು ಜಾಸ್ತಿಯಾಗಿ ಎಲ್ಲಿ ಬೇಡವೋ ಅಲ್ಲೆಲ್ಲಾ ತುಂಬಿಕೊಳ್ಳುತ್ತದೆ ಹಾಗೂ ಹೃದಯದ ಸುತ್ತಲೂ ತುಂಬಿಕೊಳ್ಳುತ್ತದೆ. ಒಂದಲ್ಲಾ ಒಂದು ದಿನ ಲಬ್ ಡಬ್ ಎನ್ನುವುದು ಲಬ್ ಡಬ್ ಎನ್ನುತ್ತದೆ. ಅಲ್ಲಿಗೆ ಮುಗಿಯಿತು. ಈಗಲೇ ಹುಷಾರಾಗಿರಿ. ಈ ಟೊಂಕನೋವು ಮೊದಲ ಸೂಚನೆ. ಆಸನಗಳನ್ನು ಹಾಕುವುದನ್ನು ಕಲಿಯಿರಿ, ಈ ಹೆಚ್ಚು ಕೊಬ್ಬೆಲ್ಲಾ ಕರಗಿ ನೀರಾಗಿ ಜಿಂಕೆಯಂತೆ ದೇಹ ಚಿಮ್ಮುತ್ತದೆ. ಹೃದಯ ಪರಿವರ್ತನೆಯಾಗುತ್ತದೆ” ಎಂದರು. ಆಸನಗಳನ್ನು ಹಾಕುವ ಒಂದು ಪುಸ್ತಕವನ್ನೂ ಸೂಚಿಸಿದರು. ಇವರು ಹೇಳಿದ ಕೂಡಲೆ ಹೃದಯದ ಪರಿವರ್ತನೆಯಾಯಿತು. ಲಬ್ ಡಬ್ ಎಂದು ಹೊಡೆದುಕೊಳ್ಳುವ ಹೃದಯ ಒಮ್ಮೊಮ್ಮೆ ಲಬೋ ಲಬೋ ಎಂದಂತಾಯಿತು. ಒಮ್ಮೆ ಒಂದು ಗಳಿಗೆ ನಿಂತೇಹೋಯಿತು. ನನ್ನಾಟ ಆಯಿತು. ವಿಮಾ ಕಂಪನಿ ಮುಳುಗಿತು ಎನ್ನುವ ವೇಳೆಗೆ ಲಬ್ ಲಬ್ ಎಂದಿತು. ಡಬ್ ಡಬ್ ಎಂದೂ ಅಂದಿತು. ಓಹೋ ಏನೋ ಬಂತು ನನಗೆ ಈ ವೈದ್ಯರ ಹತ್ತಿರ ಹೋಗಿ ಅವರ ಹೊಟ್ಟೆ ತುಂಬುವುದರ ಬದಲು ಈ ಪುಸ್ತಕ ತೆಗೆದುಕೊಂಡು, ಈ ಪ್ರಕಾಶಕನಿಗಾದರೂ ಒಂದು ತುತ್ತು ಅನ್ನ ಕೊಡೋಣ ಎಂದು ಆಸನ ವಿಧಾನದ ಪುಸ್ತಕವನ್ನು ಕೊಂಡು ತಂದೆ.

ಬೆಳಗ್ಗೆ ಏಳುತ್ತಲೂ ಆಸನಗಳನ್ನು ಪುಸ್ತಕ ನೋಡಿಕೊಂಡು ಹಾಕಲು ಆರಂಭ ಮಾಡಿದೆ. ಪದ್ಮಾಸನ, ಕುಕ್ಕುಟಾಸನ, ಮತ್ಸ್ಯಾಸನ, ಸಿಂಹಾಸನ, ಗಜಾಸನ ಎಲ್ಲವನ್ನೂ ಹಾಕಿದೆ. ಸುಲಭವಾಗಿಯೇ ಕಂಡಿತು.



ಇದರಿಂದ ಕೊಬ್ಬು ಕರಗಿ ಸೊಂಟ ಸಡಿಲವಾಗುವುದಾದರೆ ಒಳ್ಳೆಯದೇ ಆಯಿತು ಎಂದು ಮುಂದಿನ ಪಾಠಗಳನ್ನೂ ಅಭ್ಯಸಿಸಿ ಹೊರಟೆ.

ಒಂದು ಆಸನದ ರೀತಿಯನ್ನು ಚೆನ್ನಾಗಿ ವಿವರಿಸಿದ್ದೆ. ಅದನ್ನು ಹಾಕಲು ಯತ್ನಿಸಿದೆ. ಪದ್ಮಾಸನದಲ್ಲಿ ಕುಳಿತುಕೊಂಡೆ. ಬಲಗಾಲುಂಗುಷ್ಟವನ್ನು ಬಲಗೈಯಲ್ಲಿ ಹಿಡಿದು, ಕಾಲನ್ನೆತ್ತಿ ಕತ್ತಿನ ಹಿಂದೆ ಹಾಕು ಎಂದಿತ್ತು. ಒಂದು ಬೊಂಬೆಯೂ ಇತ್ತು. ಹಾಗೆಯೇ ಮಾಡಿದೆ. ಎಡಗಾಲನ್ನೂ ಅದೇರೀತಿ ಮಾಡು ಎಂದಿತ್ತು. ಅದನ್ನೂ ಅದೇರೀತಿ ಮಾಡಿದೆ. ಮೊದಮೊದಲು ಕಾಲು ಕತ್ತಿನ ಹಿಂದೆ ಹೋಗಲೊಲ್ಲದು. ನಾನು ಬಿಡಲೊಲ್ಲೆ. ಕಡೆಗೂ ಪ್ರಯಾಸಪಟ್ಟು ಕತ್ತಿನ ಹಿಂದೆ ದೂಡಿದೆ. ಹೀಗೆ ಮಾಡುವಾಗ ಎರಡೂ ಕೈಗಳ ಸಹಾಯ ತೆಗೆದುಕೊಂಡೆ. ಹಾಗಾಗಿ ಎರಡೂ ಕೈಗಳೂ ಕಾಲಿನ ಕೆಳಗೆ ಕತ್ತಿನ ಮೇಲೆ ಸಿಕ್ಕಿಹಾಕಿಕೊಂಡವು. ಪುಸ್ತಕವನ್ನು ನೋಡುತ್ತೇನೆ. ಎರಡು ಕೈಗಳನ್ನೂ ನೆಲದ ಮೇಲಿಟ್ಟು ದೇಹದ ಭಾರವನ್ನು ಕೈಗಳ ಮೇಲೆ ಬಿಡು ಎಂದಿತ್ತು.

ಎರಡೂ ಕೈಗಳನ್ನು ಬಿಡಿಸಿಕೊಳ್ಳಲೇ ಆಗದು. ಒಂದು ನಿಮಿಷ, ಎರಡು ನಿಮಿಷ ಆಯಿತು. ಕಾಲುಗಳು ನೋಯಲಾರಂಭಿಸಿತು. ಕತ್ತು ಮುರಿಯುವಂತೆ ಆಯಿತು. ಕಡೆಗೆ ನೋವು ಹೆಚ್ಚಾಯಿತು. ಬಾಯಿ ಬಡಿದುಕೊಳ್ಳುವಷ್ಟು ನೋವಾಯಿತು. ಆದರೆ ಬಾಯಿ ಬಡಿದುಕೊಳ್ಳುವುದಕ್ಕೂ ಕೈಗಳು ಬೇಕಲ್ಲ. ಅವೇ ಇಲ್ಲ. ತಡೆಯಲಾರದೆ ಲಬೋ ಲಬೋ ಎಂದೆ. ಒಳಗಿನಿಂದ ಹೆಂಡತಿಯು ಬಂದಳು. ಬಂದವಳೇ ನಗಲಾರಂಭಿಸಿದಳು. “ಇದೇನು ಈ ವಯಸ್ಸಿನಲ್ಲಿ ಈ ಹುಡುಗಾಟ ಎಂದಳು.” “ಕಾಲು ಸಿಕ್ಕಿಹಾಕಿಕೊಂಡಿದೆ ಬಿಡಿಸು ಎಂದೆ.” ಅವಳೂ ಕೈಹಾಕಿ ಕಾಲು ಬಿಡಿಸಲೆತ್ತಿಸಿದಳು. ಆಗಲಿಲ್ಲ. ಜೋರಾಗಿ ಎಳೆದಳು. ಕೈಜಾರಿತು. ದೊಪ್ಪನೆ ಮೂಲೆಯಲ್ಲಿ ಬಿದ್ದಳು. “ನಿಮ್ಮ ಟೊಂಕನೋವು ಹಾಗಿರಲಿ, ನನಗೆ ಬಂತು ಈಗ” ಎಂದು ರೇಗುತ್ತಾ ಎದ್ದಳು. ಮರಳಿ ಯತ್ನವ ಮಾಡಿದಳು. ಆದರೆ ಪ್ರಯೋಜನವಿಲ್ಲ. ನನಗೋ ಹೀಗೆಯೇ ಸತ್ತುಹೋದರೆ ಹೆಣ ಹೊರಲು ಬಂದವರೂ ನನ್ನ ನೋಡಿ ನಗುತ್ತಾರಲ್ಲ ಎಂದು ಭಯ. “ಏನಾದರೂ ಮಾಡೆ” ಎಂದು ಕೂಗಿದೆ. “ಚಿಕ್ಕ ಸಾಹೇಬರಿಗೆ ಹೇಳಿ ಕಳುಹಿಸೆ, ಅವರಿಗೆ ಇದೆಲ್ಲಾ ಬರುತ್ತೆ” ಎಂದೆ. ಬೇಗ ಬೇಗ ಮಗನನ್ನು ಚಿಕ್ಕ ಸಾಹೇಬರ ಮನೆಗೆ ಕಳಿಸಿದಳು. ಅವರೂ ಬೇಗ ಬೇಗ ಬಂದರು. ನಗುತ್ತಾ ನಿಂದರು. “ಕಾಲು ಕೆಳಗೆ ಕೈಹಾಕಬಾರದು” ಎಂದರು. “ಇದಕ್ಕೆ ಪ್ರಾಯಶ್ಚಿತ್ತವೇ ಇಲ್ಲ” ಎಂದು “ಹಿಮಾಲಯದಲ್ಲಿ ಒಬ್ಬ ಗೋಸಾಯಿ ಹೀಗೆಯೇ ಮಾಡಿ ಲಯವಾದನು” ಎಂದು ಧೈರ್ಯಕೊಟ್ಟರು. ನನಗೂ ಲಯವಾಗುವ ಕಾಲ ಬಂದಂತೆಯೇ ಕಂಡಿತು.

“ಕಡೆಗೆ ವೈದ್ಯರನ್ನು ಕರೆಸೋಣ ಅವರೇನಾದರೂ ಮಾಡಿಯಾರು” ಎಂದರು. ವೈದ್ಯರೂ ಬಂದರು. ಅವರೂ ನೋಡಿದರು. “ಇದು ಪೈಲ್ವಾನರ ಕೆಲಸ ನನ್ನದಲ್ಲ. ಸಾಯುವ ಹಾಗಾದರೆ ಹೇಳಿ ಕಳುಹಿಸಿ. ಆಗ

ಬಂದು ಇಂಜಕ್ಷನ್ ಕೊಡುತ್ತೇನೆ” ಎಂದರು. “ಇಂಜಕ್ಷನ್ನಿಲ್ಲದೇ ಸಾಯುತ್ತೇನೆ. ಏನು ಬೇಡ ಹೋಗಿರಿ” ಎಂದು ಅವರ ಮೇಲೆ ರೇಗಿ ಕಳಿಸಿದ. ಆ ವೇಳೆಗೆ ಪೈಲ್ವಾನನಿಗೆ ನಮ್ಮಾಕೆ ಹೇಳಿಕಳಿಸಿದ್ದರು. ಆತನೂ ಜಗ್ಗುಹಾಕುತ್ತ ಬಂದ. ಒಂದು ಕಾಲು ಹಿಡಿದು ಜಗ್ಗಿದ. ಅವನಿಗೆ ಕಾಲು ಜಗ್ಗಿಲ್ಲ. “ಅಯ್ಯೋ ದೇವ” ಎಂದಂದು ಇನ್ನೊಮ್ಮೆ ಜಗ್ಗಿದ. ಲಟ ಲಟ ಶಬ್ದವಾಯಿತು. ಹೋಯಿತು ನನ್ನ ಕಾಲು ಎಂದಂದುಕೊಂಡೆ. ಆದರೆ ಅವನು “ಅಯ್ಯಯ್ಯೋ” ಎಂದು ಹೊಡೆದುಕೊಳ್ಳಲಾರಂಭಿಸಿದ. ಅವನ ತೋಳು ಲಟಪಟವಾಗಿತ್ತು. “ಇದು ನನ್ನಿಂದಾಗದು ನಮ್ಮ ಗುರುಗಳಿಗೆ ಕರೆಕಳುಹಿಸಿ” ಎಂದ. ಗುರುಗಳು ಬಂದರು. ಗುರುಗಳು ಆ ಪ್ರಾಂತ್ಯಕ್ಕೆ ಪ್ರಸಿದ್ಧಿ, ಉಸ್ತಾದ್ ಹಮಾನ್‌ಖಾನ್ ಎಂದರೆ ಜಟ್ಟಿಗಳೆಲ್ಲರೂ ಮುಗ್ಧರಿಸುತ್ತಿದ್ದರು. ಆತ ಬಂದ, ಮಣ್ಣು ಕೈಗೆ ಬಳಿದುಕೊಂಡ, ನನ್ನ ಕಾಲು ಹಿಡಿದು ಸೀಬೇಕಾಯಿಯನ್ನು ಮರದಿಂದ ಕೀಳುವ ಹಾಗೆ ಕತ್ತಿನ ಹಿಂದಿನಿಂದ ಕಿತ್ತ. ಒಂದು ಕಾಲು ನೆಲದ ಮೇಲೆ ಬಿತ್ತು, ಕೈ ಸಡಿಲವಾಯಿತು. ಇನ್ನೊಂದು ಕಾಲು ಕಿತ್ತು, ಅದೂ ಬಿತ್ತು ನೆಲದ ಮೇಲೆ. ನನಗೆ ಕಾಲು ಇದ್ದಂತೆಯೇ ತೋರಲಿಲ್ಲ. ಕತ್ತು ಮಾತ್ರ ನೋಯುತ್ತಲೇ ಇತ್ತು. ಕತ್ತಿಗೆ ಮೂರು ದಿನ ತೈಲ ಹಾಕಿ ತಿಕ್ಕಿದರೆ ಸರಿಹೋಗುತ್ತೆ ಎಂದ. ಹಾಗೆಯೇ ಮೂರು ದಿನ ತಿಕ್ಕಿದೆ. ಈಗ ಕತ್ತು ಸರಿಹೋಯ್ತು. ಕಾಲೂ ಕಾಲಾಗಿದೆ. ಆದರೆ, ಆ ಸೊಂಟನೋವು ಮಾತ್ರ ಹೋಗಲಿಲ್ಲ. ಮಧ್ಯಾಹ್ನ ಮೂರು ಗಂಟೆ ಆದರೆ ರೆಕಾರ್ಡು ರೂಮೇ ಬಾ ಎನ್ನುತ್ತದೆ.

\* \* \* \*

**ಕೃತಿಕಾರರ ಪರಿಚಯ :**

‘ರಾಶಿ’ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಡಾ. ಎಂ. ಶಿವರಾಮ್ ಅವರು ೧೯೦೫ ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಸುವಿಖ್ಯಾತ ವೈದ್ಯರಾಗಿದ್ದ ಇವರು ಬೆಂಗಳೂರು ಮೆಡಿಕಲ್ ಕಾಲೇಜಿನ ಸಂಸ್ಥಾಪಕರು. ‘ಕೊರವಂಜಿ’ ಎಂಬ ವಿನೋದ ಸಾಹಿತ್ಯ ಮಾಸಪತ್ರಿಕೆಯನ್ನು ಆರಂಭಿಸಿ ಇಪ್ಪತ್ತೈದು ವರ್ಷ ನಡೆಸಿದರು.



‘ನಗು ಸಮಾಜ’, ‘ನಗು ದರ್ಬಾರಿಗಳು’, ‘ನಗು ಸಂಸಾರಿಗಳು’, ‘ಒಂದಾನೊಂದು ಕಾಲದಲ್ಲಿ’, ‘ಕೊರವಂಜಿಯ ಪಡುವಣ ಯಾತ್ರೆ’, ‘ಮನೋನಂದನ’ ಇವು ರಾಶಿಯವರ ಪ್ರಮುಖ ಕೃತಿಗಳು. ‘ಮನಮಂಥನ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಜೊತೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೂ ಭಾಜನರಾಗಿದ್ದಾರೆ. ‘ಬೆಸ್ಪ್ ಆಫ್ ರಾಶಿ’ ಎಂಬ ಸಂಕಲನದಿಂದ ‘ಆಸನದ ಮೇಲೆ ಆಸನ’ ಗದ್ಯವನ್ನು ಆಯ್ಕೆ ಮಾಡಲಾಗಿದೆ.

I. ಪದಗಳ ಅರ್ಥ ತಿಳಿಯಿರಿ :

ಆಸನ - ಯೋಗಾಸನ; ದೇಹದ ಭಂಗಿಗಳು.  
 ಉಸ್ತಾದ್ - ಗರಡಿಯ ಗುರು  
 ದಮ್ಮು - ಮೇಲುಸಿರು; ಉಬ್ಬಸ.  
 ಪೈಲ್ಡಾನ - ಜಟ್ಟಿ; ಕುಸ್ತಿ ಮಾಡುವವ; ಬಲಶಾಲಿ.  
 ಮದ್ದು - ಔಷಧ  
 ಸಂತುಷ್ಟಿ - ತೃಪ್ತಿ

ಉಂಗುಷ್ಟ - ಅಂಗುಷ್ಠ; ಹೆಬ್ಬೆರಳು.  
 ದಪ್ಪರ - ಫೈಲು; ಕಡತ; ದಾಖಲೆ.  
 ಪಶ್ಚಾತ್ತಾಪ - ದುಃಖ  
 ಬೊಂಬೆ - ಚಿತ್ರ; ಪುತ್ಥಳಿ.  
 ರೆಕಾರ್ಡ್‌ರೂಮು - ದಾಖಲೆಗಳ ಕೊಠಡಿ

ಗಮನಿಸಿ ತಿಳಿಯಿರಿ :

೧. 'ಸರ್ವನಾಶೇ ಸಮುತ್ಪನ್ನೇ  
 ಸತ್ಯಂ ವದತಿ ಕಿಂಕರಃ' - ಕೆಟ್ಟ ಕಾಲ ಬಂದಾಗ ಸೇವಕನು ಸತ್ಯವನ್ನು ನುಡಿಯುತ್ತಾನೆ.
೨. ಲಬ್ ಡಬ್ - ಆರೋಗ್ಯವಂತ ಹೃದಯದ ಬಡಿತದ ಸದ್ದು.
೩. ಲಸ್ ಡಸ್ - ಹೃದಯ ಸರಿಯಿಲ್ಲದಾಗಿನ ಬಡಿತದ ಸದ್ದು.
೪. ಹೃದಯ ಪರಿವರ್ತನೆ - ಹೃದಯದ ಆರೋಗ್ಯ ಹೆಚ್ಚುವುದು  
 (ಮನಃಪರಿವರ್ತನೆ. ಇಲ್ಲಿ ವ್ಯಂಗ್ಯಾರ್ಥದಲ್ಲಿ ಬಳಕೆಯಾಗಿದೆ)

ಈ ಕೆಳಗಿನ ಮಾತುಗಳಲ್ಲಿರುವ ಹಾಸ್ಯಭರಿತ ವ್ಯಂಗ್ಯವನ್ನು ಗಮನಿಸಿರಿ :

೧. ಜೋರಾಗಿ ನಡೆದರೆ ಉಬ್ಬಸ ಬರುತ್ತದೆಯೆ? ಬಿಸಿಲಿನಲ್ಲಿ ಬೆವರುತ್ತದೆಯೆ? ಊಟವಾದ ಮೇಲೆ ಎದೆ ಒತ್ತುತ್ತದೆಯೆ? ಊಟವಾದ ಮೇಲೆ ತೇಗು ಬರುತ್ತದೆಯೆ?  
 ಇವು ಯಾವುವೂ ರೋಗಲಕ್ಷಣವಲ್ಲ. ಆದರೆ ಯಾರಾದರೂ - ಅದರಲ್ಲೂ ಡಾಕ್ಟರು - ಹೀಗೆ ಕೇಳಿದರೆ ರೋಗ ಭಯ ಮೂಡುತ್ತದೆ. ಓದುಗರಲ್ಲಿ ನಗು ಅರಳುತ್ತದೆ.
೨. "ನನಗೂ ಹಾಗೆಯೇ ಆಗಿತ್ತು"  
 ಸಾಮಾನ್ಯವಾಗಿ ಇದು ಭರವಸೆಯ ಮಾತು, ಅದನ್ನು ಹೇಳುವ ರೀತಿ, ಸಂದರ್ಭ ಭಯ ಹುಟ್ಟಿಸುವಂತೆ ಇದೆ.

## ೩. “ವಿಮಾ ಕಂಪನಿ ಮುಳುಗಿತು”

ಸಾಮಾನ್ಯವಾಗಿ ಉದ್ಯೋಗಸ್ಥರು ದೊಡ್ಡ ಮೊತ್ತಕ್ಕೆ ವಿಮೆ ಮಾಡಿಸಿರುತ್ತಾರೆ. ಅವಧಿ ಮುಗಿದ ಮೇಲೆ ಹಣ ಸಂದಾಯವಾದರೆ ಕಂಪನಿಗೆ ಏನು ನಷ್ಟವಿಲ್ಲ. ಅವಧಿ ಮುಗಿಯುವ ಮೊದಲೇ ವ್ಯಕ್ತಿ ಅಸು ನೀಗಿದರೆ ಕಂಪನಿಯು ಪೂರ್ಣ ಮೊತ್ತ ನೀಡಬೇಕಾಗುತ್ತದೆ. ಅದು ಕಂಪನಿಗೆ ದೊಡ್ಡ ಲೆಕ್ಕದ ಮೊತ್ತವೇ. ಇದು ಈ ಮಾತಿನ ಹಿಂದಿನ ಸಂದರ್ಭ.

## ೪. “ಪ್ರಕಾಶಕನಿಗಾದರೂ ಒಂದು ತುತ್ತು ಅನ್ನ ಕೊಡೋಣ”

ಹಣ ಹೂಡಿ, ಪುಸ್ತಕಗಳನ್ನು ಪ್ರಕಟಿಸುವವನು ಪ್ರಕಾಶಕ. ಅವನು ಪುಸ್ತಕಗಳನ್ನು ಮಾರಿದರೆ ಲಾಭ ಬರುತ್ತದೆ. ಕೊಂಡವರು ಪ್ರಕಾಶಕನಿಗೆ ಸಹಾಯ ಮಾಡಿದಂತಾಗುತ್ತದೆ. ಇಲ್ಲಿ ಅಂತಹ ಔದಾರ್ಯವೇನಿಲ್ಲ.

## ೫. “ನಾನು ಹೀಗೆಯೇ ಸತ್ತು ಹೋದರೆ ಹೆಣ ಹೊರಕ್ಕೆ ಬಂದವರೂ ನೋಡಿ ನಗುತ್ತಾರಲ್ಲ ಎಂದು ಭಯ”

## ೬. “ಸಾಯುವ ಹಾಗಾದರೆ ಹೇಳಿ ಕಳುಹಿಸಿ. ಆಗ ಬಂದು ಇಂಜಕ್ಷನ್ ಕೊಡುತ್ತೇನೆ”

## ೭. “ಇಂಜಕ್ಷನ್ ಇಲ್ಲದೆ ನಾನು ಸಾಯುತ್ತೇನೆ. ಏನು ಬೇಡ ಹೋಗಿ”

## II. ಪ್ರಶ್ನೆಗಳು :

### ಅ) ಈ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ರಾಶಿಯವರು ರೆಕಾರ್ಡ್ ರೂಮಿನಲ್ಲಿ ಏನನ್ನು ತಲೆದಿಂಬಾಗಿ ಮಾಡಿಕೊಂಡು ಮಲಗಿದರು?
೨. ತೇಗು ಯಾವುದರ ಸೂಚಕ ಎಂದು ರಾಶಿ ತಿಳಿದಿದ್ದರು?
೩. ಕೊಬ್ಬು ಎಲ್ಲೆಲ್ಲಿ ತುಂಬಿಕೊಳ್ಳುತ್ತದೆಂದು ಚಿಕ್ಕ ಸಾಹೇಬರು ಹೇಳಿದರು?
೪. ಆಸನ ಹಾಕುವ ಪುಸ್ತಕವನ್ನು ರಾಶಿಯವರು ಏಕೆ ಕೊಂಡುತಂದರು?
೫. ಉಸ್ತಾದ್ ಹಮಾನ್ ಖಾನ್ ಯಾವ ರೀತಿ ಪ್ರಸಿದ್ಧನಾಗಿದ್ದನು?
೬. ಉಸ್ತಾದ್ ಹಮಾನ್ ಖಾನ್ ರಾಶಿಯವರಿಗೆ ಕುತ್ತಿಗೆ ಸರಿಯಾಗಲು ಏನೆಂದು ಸಲಹೆ ನೀಡಿದನು?
೭. ಚಿಕ್ಕಸಾಹೇಬರು ರಾಶಿಯವರ ಸ್ಥಿತಿ ಕಂಡು ಏನು ಹೇಳಿದರು?
೮. ಕೈಬಿಡಿಸಲು ಬಂದ ವೈದ್ಯರು ಏನೆಂದು ಪ್ರತಿಕ್ರಿಯಿಸಿದರು?

ಆ) ಈ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಚಿಕ್ಕ ಸಾಹೇಬರು ಲೇಖಕ ರಾಶಿ ಅವರನ್ನು ಪಶ್ಚಾತ್ತಾಪದಿಂದ ಏನು ಕೇಳಿದರು?
೨. ಆಸನ ಮಾಡುವುದರಿಂದ ಆಗುವ ಅನುಕೂಲಗಳನ್ನು ಚಿಕ್ಕ ಸಾಹೇಬರು ಹೇಗೆ ವಿವರಿಸಿದರು?
೩. ಲೇಖಕ ರಾಶಿ ಅವರು ಆರಂಭದಲ್ಲಿ ಹಾಕಿದ ಆಸನಗಳು ಯಾವುವು?
೪. ರಾಶಿಯವರ ಎರಡು ಕೈಗಳೂ ಕತ್ತಿನ ಮೇಲೆ ಸಿಕ್ಕಿಕೊಂಡದ್ದು ಹೇಗೆ?
೫. ಲೇಖಕ ರಾಶಿ ಅವರ ಹೆಂಡತಿ ಏಕೆ ನಗಲಾರಂಭಿಸಿದರು?
೬. ಉಸ್ತಾದ್ ಹಮಾನ್‌ಖಾನ್ ಸಿಕ್ಕಿಹಾಕಿಕೊಂಡ ಲೇಖಕರ ಕೈಗಳನ್ನು ಹೇಗೆ ಬಿಡಿಸಿದರು?

ಇ) ಈ ಕೆಳಗಿನ ಮಾತುಗಳನ್ನು ಸಂದರ್ಭದೊಡನೆ ವಿವರಿಸಿರಿ.

೧. “ಏನೀ ಇದೇನು ಮಲಗುವ ಮನೆಯೋ?”
೨. “ಒಂದಲ್ಲಾ ಒಂದು ದಿನ ಲಬ್ ಡಬ್ ಎನ್ನುವುದು ಲಸ್ ಡಸ್ ಎನ್ನುತ್ತದೆ.”
೩. “ನಿಮ್ಮ ಟೊಂಕ ನೋವು ಹಾಗಿರಲಿ, ನನಗೆ ಬಂತು ಈಗ.”
೪. “ಮಧ್ಯಾಹ್ನ ಮೂರು ಗಂಟೆ ಆದರೆ ರೆಕಾರ್ಡು ರೂಮೇ ಬಾ ಎನ್ನುತ್ತದೆ.”

III. ಭಾಷಾಭ್ಯಾಸ :

ಅ) ಈ ಕೆಳಗಿನ ವಾಕ್ಯಗಳನ್ನು ಸೂಚನೆಯಂತೆ ಬದಲಿಸಿ ಬರೆಯಿರಿ.

೧. ಸಾಹೇಬರು ಸಂತುಷ್ಟಿಯಿಂದ ನಕ್ಕರು  
(ಗೆರೆಯೆಳೆದ ಪದದ ಬದಲಿಗೆ ಅದೇ ಅರ್ಥ ಬರುವ ಪದವನ್ನು ಬಳಸಿ ಬರೆಯಿರಿ)
೨. ಕೊಬ್ಬು ಜಾಸ್ತಿಯಾಗಿ ಎಲ್ಲಿ ಬೇಡವೋ ಅಲ್ಲೆಲ್ಲ ತುಂಬಿಕೊಂಡು ಬಿಡುತ್ತದೆ.  
(ಗೆರೆ ಎಳೆದ ಪದದ ಬದಲಿಗೆ ಕಡಿಮೆಯಾಗಿ ಪದವನ್ನು ಬಳಸಿ ವಾಕ್ಯದ ರೂಪ ಬದಲಿಸಿರಿ)
೩. ಬೆಳಗ್ಗೆ ಏಳುತ್ತಲೂ ಆಸನಗಳನ್ನು ಪುಸ್ತಕ ನೋಡಿಕೊಂಡು ಹಾಕಲು ಪ್ರಾರಂಭಿಸಿದೆ.  
(ಅರ್ಥ ಕೆಡದಂತೆ ಪದಗಳನ್ನು ಹಿಂದೆ ಮುಂದೆ ಮಾಡಿ ವಾಕ್ಯವನ್ನು ಪುನಃ ರಚಿಸಿ.)
೪. ಒಂದು ಆಸನದ ರೀತಿಯನ್ನು ಲೇಖಕ ಚೆನ್ನಾಗಿ ವಿವರಿಸಿದ್ದನು.  
(ವಾಕ್ಯವನ್ನು ಸ್ತ್ರೀಲಿಂಗಕ್ಕೆ ಬದಲಿಸಿ ಬರೆಯಿರಿ.)

ಆ) ಈ ಕೆಳಗಿನ ವಾಕ್ಯಗಳಲ್ಲಿ ಬಿಟ್ಟ ಅಕ್ಷರಗಳನ್ನು ತುಂಬಿ ಸರಿಪಡಿಸಿ ಬರೆಯಿರಿ.

೧. ಒಂದು ಆಸನದ ರೀತಿಯು \_\_\_\_\_ ಚೆ \_\_\_\_\_ ಗಿ \_\_\_\_\_ ವಿವರಿ \_\_\_\_\_ ದ್ದ.
೨. ಕೈಗಳನ್ನು ಬಿಡಿ \_\_\_\_\_ ಕೊಳ್ಳ \_\_\_\_\_ ಆಗದು.
೩. ಇದು ಪೈಲ್ವಾ \_\_\_\_\_ ರ \_\_\_\_\_ ಲಸ. ನ \_\_\_\_\_ ದ \_\_\_\_\_
೪. ಜಟ್ಟಿಗಳೆಲ್ಲರೂ ಮು \_\_\_\_\_ ರಿಸು \_\_\_\_\_ ರು.

ಇ) ಮಾದರಿಯಂತೆ ಕೊಟ್ಟಿರುವ ಪದಗಳನ್ನು ಬಿಡಿಸಿ ಬರೆಯಿರಿ.

ಮಾದರಿ : ಮೂಲೆಯಲ್ಲಿ = ಮೂಲೆ + ಅಲ್ಲಿ

ಒಮ್ಮೊಮ್ಮೆ, ಕೊಬ್ಬೆಲ್ಲಾ, ಪದ್ಮಾಸನ, ಬಲಗಾಲು, ಬಲಗೈ, ಕಾಲನ್ನೆತ್ತಿ.

ಈ) ಈ ಕೆಳಗಿನ ಪದಗಳಲ್ಲಿ ದೀರ್ಘಸ್ವರಗಳಿರುವ ಅಕ್ಷರಗಳನ್ನು ಗುರುತಿಸಿರಿ.

೧. ಸುಮಾರು ಮೂರು ಗಂಟೆ
೨. ಯಾರಿಗೂ ಕಾಣದ ಮೂಲೆ
೩. ಹೇಳಿದ ಕೂಡಲೆ
೪. ಸಾಹೇಬರು
೫. ಓಹೋ ಏನೋ ಬಂತು

ಉ) ವಾಕ್ಯಗಳಲ್ಲಿರುವ ಒತ್ತಕ್ಷರಗಳನ್ನು ಗುರುತಿಸಿರಿ.

೧. ನನ್ನ ಟೊಂಕನೋವು ಅದಕ್ಕೆ ಮದ್ದು ಎಲ್ಲವನ್ನೂ ಹೇಳಿದೆ.
೨. ನಾನು ಸ್ವಾಭಾವಿಕವಾಗಿ ಮುಚ್ಚುಮರೆ ಇಲ್ಲದೇ ಉಣ್ಣುವವನು.
೩. ಆಯಕಟ್ಟು ಸ್ವಲ್ಪ ನನ್ನಂತೆಯೇ. ಹೊಟ್ಟೆಯ ಸುತ್ತ ಹೆಚ್ಚಳತೆ.



#### IV. ಸೈದ್ಧಾಂತಿಕ ವ್ಯಾಕರಣ :

##### ದ್ವಿರುಕ್ತಿ - ಜೋಡುನುಡಿ - ನುಡಿಗಟ್ಟು (ಪಡೆನುಡಿ)

ವಾಕ್ಯದಲ್ಲಿ ಪದವನ್ನು ಜೋಡಿಸುವ ಜಾಣ್ಮೆಯೇ ಶೈಲಿ. ಪದಗಳ ಆಯ್ಕೆ ಮತ್ತು ಜೋಡಣೆಯಲ್ಲಿ ಕೌಶಲ ಇದ್ದಾಗ ಶೈಲಿ ಸುಂದರವಾಗುತ್ತದೆ. ಭಾಷೆಯಲ್ಲಿ ಸಹಜ-ಸ್ವಾಭಾವಿಕ ಪದಗಳೊಂದಿಗೆ ವಿಶಿಷ್ಟ ಅರ್ಥಬರುವಂತೆ ಕೆಲವು ಪದಗಳನ್ನು ಜೋಡಿಸಿ ಬಳಸುವುದುಂಟು. ಅಂತಹ ಪದಗಳ ಜೋಡಣೆಯಲ್ಲಿ ದ್ವಿರುಕ್ತಿ, ಜೋಡುನುಡಿ, ನುಡಿಗಟ್ಟು ಅಥವಾ ಪಡೆನುಡಿ ಎಂಬುದಾಗಿ ಹಲವು ವಿಧಗಳಿವೆ.

##### ದ್ವಿರುಕ್ತಿ :

ಹೌದುಹೌದು, ಮನೆಮನೆ, ನಿಲ್ಲುನಿಲ್ಲು, ಬನ್ನಿಬನ್ನಿ, ಬೇಡಬೇಡ, ಓಡುಓಡು, -ಹೀಗೆ ಒಂದೇ ಪದ ಮಾತು ಇಲ್ಲವೇ ಬರೆವಣಿಗೆಯಲ್ಲಿ ಎರಡು ಸಾರಿ ಬಳಕೆಯಾದರೆ ಅದನ್ನು 'ದ್ವಿರುಕ್ತಿ' ಎನ್ನುತ್ತಾರೆ.

'ದ್ವಿ' ಎಂದರೆ 'ಎರಡು', 'ಉಕ್ತಿ' ಎಂದರೆ 'ಹೇಳು', 'ದ್ವಿರುಕ್ತಿ' ಎಂದರೆ 'ಎರಡುಬಾರಿ ಹೇಳು' ಎಂದು ಅರ್ಥ. ಸಾಮಾನ್ಯವಾಗಿ ಉತ್ಸಾಹ, ಅವಸರ, ದುಃಖ, ಇತ್ಯಾದಿ ಸಂದರ್ಭಗಳಲ್ಲಿ ಭಾವನೆಗಳ ತೀವ್ರತೆಯನ್ನು ವ್ಯಕ್ತಪಡಿಸುವಾಗ ದ್ವಿರುಕ್ತಿಗಳು ಬಳಕೆಯಾಗುತ್ತವೆ. ಕೆಲವೊಮ್ಮೆ ದ್ವಿರುಕ್ತಿಯಲ್ಲಿನ ಎರಡು ಪದಗಳು ಕೂಡಿದಾಗ ಮೊದಲ ಪದ ರೂಪಾಂತರಗೊಳ್ಳುವುದುಂಟು.

ಉದಾ :	ಕಡೆ	+	ಕಡೆ	=	ಕಟ್ಟಕಡೆ.
	ಮೊದಲು	+	ಮೊದಲು	=	ಮೊತ್ತಮೊದಲು.
	ಕೆಳಗೆ	+	ಕೆಳಗೆ	=	ಕೆಳಕೆಳಗೆ.
	ಹೊಸದು	+	ಹೊಸದು	=	ಹೊಚ್ಚಹೊಸದು.
	ತುದಿ	+	ತುದಿ	=	ತುತ್ತತುದಿ.
	ಒಂದು	+	ಒಂದು	=	ಒಂದೊಂದು.

##### ಜೋಡುನುಡಿ :

ಅರ್ಥವಿರುವ ಪದದೊಂದಿಗೆ ಸಮಾನಾರ್ಥ, ವಿರುದ್ಧಾರ್ಥ ಇಲ್ಲವೇ ಅರ್ಥರಹಿತ ಪದಗಳನ್ನು ಜೋಡಿಸಿ ಬಳಸುವುದುಂಟು. ಇವುಗಳನ್ನೇ 'ಜೋಡುನುಡಿ' ಎಂದು ಕರೆಯಲಾಗುತ್ತದೆ.

ಉದಾಹರಣೆಗಳು :

೧. ಸಮಾನಾರ್ಥಕ ಜೋಡುನುಡಿ : ಉಡುಗೆತೊಡುಗೆ, ಅವಳಿಜವಳಿ, ಟಾಪ್‌ಮೇಲೆ.
೨. ವಿರುದ್ಧಾರ್ಥಕ ಜೋಡುನುಡಿ : ಸಿಹಿಕಹಿ, ನೋವುನಲಿವು, ಆದಿಅಂತ್ಯ.
೩. ಎರಡನೇ ಪದ ಅರ್ಥ ರಹಿತವಾಗಿರುವ ಜೋಡುನುಡಿ : ಕೂಲಿನಾಲಿ, ಗಿಡಗಂಟೆ, ಕಾಳುಕಡ್ಡಿ, ಹುಳುಹುಪ್ಪಟೆ.

**ಪಡೆನುಡಿ-ನುಡಿಗಟ್ಟು :**

ವಿಶೇಷಾರ್ಥ ನೀಡುವ ಪದ ಪುಂಜವನ್ನು 'ಪಡೆನುಡಿ' ಅಥವಾ 'ನುಡಿಗಟ್ಟು' ಎಂದು ಕರೆಯಲಾಗುತ್ತದೆ. ಇಲ್ಲಿ ಪದಗಳ ಬಾಹ್ಯ ಅರ್ಥಕ್ಕಿಂತ ಸೂಚ್ಯಾರ್ಥ ಇಲ್ಲವೇ ಒಳ ಅರ್ಥ ಪ್ರಧಾನವಾಗಿರುತ್ತದೆ.

ಉದಾ: ಕತ್ತಿಮಸೆ - ದ್ವೇಷ ಸಾಧಿಸು.

ಕೈಕೊಡು - ಮೋಸ ಮಾಡು,

ಬೆನ್ನುತಟ್ಟು - ಪ್ರೋತ್ಸಾಹಿಸು.

ಹೊಂಚುಹಾಕು - ಸಮಯ ಸಾಧಿಸು.

ನಾಯಿಬನ್ನ - ಹೀನಬಾಳು

ತಲೆದೂಗು - ಮೆಚ್ಚುಗೆ ಸೂಚಿಸು

**IV. ಚಟುವಟಿಕೆಗಳು :**

- ೧) ಯೋಗಾಸನದ ಮಹತ್ವವನ್ನು ತಿಳಿಯಿರಿ.
- ೨) ಮಾರ್ಗದರ್ಶನ ಪಡೆದು ಯೋಗಾಭ್ಯಾಸ ಮಾಡಲು ಯೋಗ ತರಗತಿಗಳಿಗೆ ಭೇಟಿ ನೀಡಿ.
- ೩) ರಾಶಿ ಅವರ ವಿನೋದ ಪ್ರಬಂಧಗಳನ್ನು ಸಂಗ್ರಹಿಸಿ ಓದಿರಿ.



## ೧. ಅನ್ವೇಷಣೆ

- ಜಿ.ಎಸ್. ಶಿವರುದ್ರಪ್ಪ

ಪಾಠ ಪ್ರವೇಶ : ನಮ್ಮ ಬದುಕು ಸುಂದರವಾದುದು. ಸಂತೋಷವಾದುದು. ನಾವ್ಯಾರೂ ಇದನ್ನು ಗಮನಿಸುವುದೇ ಇಲ್ಲ. ಸುಖ ಸಂತೋಷಕ್ಕಾಗಿ, ಕಷ್ಟ ಪರಿಹಾರಕ್ಕಾಗಿ ಯಾರನ್ನೋ ಕೇಳುತ್ತೇವೆ. ದೇವರನ್ನು ಬೇಡುತ್ತೇವೆ. ಏನನ್ನೋ ಕೊಟ್ಟು ಅಥವಾ ಬಲಿ ನೀಡಿ ಸುಖಕ್ಕಾಗಿ ಹುಡುಕಾಡುತ್ತೇವೆ. ಸುಖದ ಮೂಲ ಎಲ್ಲಿದೆ ಎಂಬುದನ್ನು ಚರ್ಚಿಸಿರಿ. ಬೆಲ್ಲದ ರುಚಿ ಹೇಗಿದೆ ? ಎಂದರೆ ಸಿಹಿ ಇದೆ. ಎನ್ನುತ್ತೀರಿ. ಅದು ಹೇಗೆ ಗೊತ್ತಾಯಿತು? ಎಂಬ ಪ್ರಶ್ನೆಗೆ ನಾನೇ ತಿಂದು, ರುಚಿ ಅನುಭವಿಸಿದೆ ಎಂದು ಹೇಳುವಿರಿ. ನಾನೇ ಬೆಲ್ಲ ತಿಂದಂತೆ. ರುಚಿ ಅನುಭವಿಸಿದಂತೆ. ನಮ್ಮ ಕಷ್ಟ ಸುಖಗಳಿಗೆ ನಾವೇ ಜವಾಬ್ದಾರರು. ಅದರ ಮೂಲ ನಮ್ಮಲ್ಲಿದೆ. ಇದನ್ನು ನಾವೇ ಸರಿಮಾಡಿಕೊಳ್ಳಬೇಕು.

ನಮಗೆಲ್ಲ ಅತಿ ಅಭಿಮಾನವಿದೆ, ಗರ್ವ ಇದೆ. ನಾನು ಹೇಳಿದ್ದು ಸರಿಯಿದೆ. ನಾನು ಮಾಡಿದ್ದು ಅತ್ಯುತ್ತಮ ಎಂಬ ಕಲ್ಪನೆ ಇದೆ. ಹೀಗಾಗಿ ಇನ್ನೊಬ್ಬರೊಡನೆ ಹಂಚಿಕೊಂಡು, ಹೊಂದಿಕೊಂಡು, ಬದುಕದೇ ಕಷ್ಟಪಡುತ್ತೇವೆ. ದುಃಖ ಅನುಭವಿಸುತ್ತೇವೆ. ಆದುದರಿಂದ ಹೊಂದಿಕೊಂಡು ಹೋಗಬೇಕೆನ್ನುವುದೇ ಕವಿಯ ಆಶಯವಾಗಿದೆ.

ಎಲ್ಲೋ ಹುಡುಕಿದೆ ಇಲ್ಲದ ದೇವರ  
ಕಲ್ಲು ಮಣ್ಣುಗಳ ಗುಡಿಯೊಳಗೆ  
ಇಲ್ಲೇ ಇರುವ ಪ್ರೀತಿ ಸ್ನೇಹಗಳ  
ಗುರುತಿಸದಾದೆವು ನಮ್ಮೊಳಗೆ ||

ಎಲ್ಲಿದೆ ನಂದನ? ಎಲ್ಲಿದೆ ಬಂಧನ?  
ಎಲ್ಲಾ ಇವೆ ಈ ನಮ್ಮೊಳಗೆ  
ಒಳಗಿನ ತಿಳಿಯನು ಕಲಕದೆ ಇದ್ದರೆ  
ಅಮೃತದ ಸವಿಯಿದೆ ನಾಲಗೆಗೆ ||


ಹತ್ತಿರವಿದ್ದೂ, ದೂರ ನಿಲ್ಲುವೆವು  
ನಮ್ಮ ಅಹಮ್ಮಿನ ಕೋಟೆಯಲಿ  
ಎಷ್ಟು ಕಷ್ಟವೋ ಹೊಂದಿಕೆ ಎಂಬುದು  
ನಾಲ್ಕು ದಿನದ ಈ ಬದುಕಿನಲಿ ||

\* \* \* \*



## ಕೃತಿಕಾರರ ಪರಿಚಯ :

ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪ ಅವರು ೧೯೨೬ ರಲ್ಲಿ ಶಿವಮೊಗ್ಗ ಜಿಲ್ಲೆ, ಶಿಕಾರಿಪುರ ತಾಲ್ಲೂಕಿನ ಈಸೂರು ಎಂಬ ಗ್ರಾಮದಲ್ಲಿ ಜನಿಸಿದರು. ಮೈಸೂರು, ಉಸ್ಮಾನಿಯಾ ಹಾಗೂ ಬೆಂಗಳೂರು ವಿಶ್ವವಿದ್ಯಾನಿಲಯಗಳಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.



ಇವರು ಕವಿಯಾಗಿ, ವಿಮರ್ಶಕರಾಗಿ ಪ್ರಸಿದ್ಧರಾಗಿದ್ದಾರೆ. 'ಸೌಂದರ್ಯ ಸಮೀಕ್ಷೆ', 'ದೀಪದ ಹೆಜ್ಜೆ', 'ಸಾಮಗಾನ', 'ಕಾರ್ತಿಕ', 'ಅನಾವರಣ', 'ಚೆಲುವು-ಒಲವು', 'ಗೋಡೆ', 'ತೆರೆದದಾರಿ', 'ಮಾಸ್ಕೋದಲ್ಲಿ ಇಪ್ಪತ್ತೆರಡು ದಿನಗಳು', 'ಕಾವ್ಯಾರ್ಥ ಚಿಂತನ' ಇನ್ನು ಮುಂತಾದವು ಇವರ ಪ್ರಮುಖ ಕೃತಿಗಳು.

'ಕಾವ್ಯಾರ್ಥ ಚಿಂತನ' ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಜೊತೆಗೆ ಪಂಪ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಹಾಗೂ ರಾಷ್ಟ್ರಕವಿ ಬಿರುದನ್ನೂ ಪಡೆದಿದ್ದಾರೆ. ಇವರು ೧೯೯೨ ರಲ್ಲಿ ದಾವಣಗೆರೆಯಲ್ಲಿ ನಡೆದ ೬೦ ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆಗಿದ್ದರು. ಇವರು ೨೦೧೩ ರಲ್ಲಿ ನಿಧನರಾದರು. ಪ್ರಸ್ತುತ 'ಅನ್ವೇಷಣೆ' ಕವಿತೆಯನ್ನು ಅವರ 'ಗೋಡೆ' ಕವನ ಸಂಕಲನದಿಂದ ಆಯ್ಕೆಮಾಡಲಾಗಿದೆ.

## ಅಭ್ಯಾಸ

### I. ಪದಗಳ ಅರ್ಥ ತಿಳಿಯಿರಿ :

ಅನ್ವೇಷಣೆ - ಹುಡುಕು; ಶೋಧಿಸು.

ಕಲಕು - ಕದಡು

ಗುರುತಿಸು - ಗೊತ್ತು ಹಚ್ಚು

ಬಂಧನ - ಸೆರೆ; ಕಟ್ಟು.

ಅಹಂ - ಗರ್ವ; ಪ್ರತಿಷ್ಠೆ.

ಕೋಟೆ - ಕಲ್ಲಿನ ರಕ್ಷಣಾ ಗೋಡೆ.

ನಂದನ - ಉದ್ಯಾನವನ

ಹೆಮ್ಮೆ - ಅಭಿಮಾನ; ಹಿರಿಮೆ; ಸಂತೋಷ.

### II. ಪ್ರಶ್ನೆಗಳು :

ಅ) ಕೆಳಗೆ ನೀಡಿರುವ ಪದ್ಯದ ಸಾಲುಗಳನ್ನು ಪೂರ್ಣಗೊಳಿಸಿರಿ.

೧. ಎಲ್ಲೋ ಹುಡುಕಿದೆ ಇಲ್ಲದ ದೇವರ \_\_\_\_\_ ಗುಡಿಯೊಳಗೆ

೨. ಒಳಗಿನ ತಿಳಿಯನು ಕಲಕದೆ ಇದ್ದರೆ \_\_\_\_\_ ನಾಲಗೆಗೆ

೩. ಹತ್ತಿರವಿದ್ದೂ \_\_\_\_\_ ನಿಲ್ಲುವೆವು

೪. ಎಷ್ಟು ಕಷ್ಟವೋ \_\_\_\_\_ ಎಂಬುದು ನಾಲ್ಕು ದಿನದ ಈ ಬದುಕಿನಲಿ.

ಆ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ಕವಿ ಜಿ.ಎಸ್. ಶಿವರುದ್ರಪ್ಪನವರು ಮೊದಲು ದೇವರನ್ನು ಎಲ್ಲಿ ಹುಡುಕಿ ವಿಫಲರಾದರು?
೨. ಕವಿ ಜಿ.ಎಸ್.ಎಸ್. ಅವರು ನಿಜವಾದ ದೇವರನ್ನು ಕಂಡದ್ದು ಎಲ್ಲಿ? ಯಾವ ರೂಪದಲ್ಲಿ?
೩. ನಂದನ ಮತ್ತು ಬಂಧನ ಎಂದರೇನು? ಅವು ಎಲ್ಲಿವೆ?
೪. ಅಮೃತದ ಸವಿ ನಾಲಗೆಗೆ ಯಾವಾಗ ಸಿಗುತ್ತದೆ?
೫. ಮಾನವನಲ್ಲಿ ಅಹಂ ತುಂಬಿದಾಗ ಹೇಗೆ ವರ್ತಿಸುತ್ತಾನೆ?
೬. ನಾಲ್ಕು ದಿನದ ಬದುಕಿನಲ್ಲಿ ಯಾವುದು ಕಷ್ಟವಾಗಿದೆ?

ಇ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಕವಿ ಜಿ.ಎಸ್.ಎಸ್. ಅವರು ದೇವರನ್ನು ಅನ್ವೇಷಿಸಿದ ಬಗೆ ಹೇಗೆ?
೨. ಕವಿ ಹೇಳುವಂತೆ ಬದುಕಿನಲ್ಲಿ ಯಾವುದು ಕಷ್ಟ? ಅದನ್ನು ಪಡೆಯುವುದು ಹೇಗೆ?

ಈ) ಸಂದರ್ಭದೊಡನೆ ವಿವರಿಸಿರಿ.

೧. ಪ್ರೀತಿ ಸ್ನೇಹಗಳ ಗುರುತಿಸದಾದೆವು ನಮ್ಮೊಳಗೆ
೨. ಅಮೃತದ ಸವಿಯಿದೆ ನಾಲಗೆಗೆ
೩. ಹತ್ತಿರವಿದ್ದೂ ದೂರ ನಿಲ್ಲುವೆವು

ಉ) ಬಿಟ್ಟ ಸ್ಥಳಗಳನ್ನು ನೀಡಿರುವ ನಾಲ್ಕು ಆಯ್ಕೆಯ ಉತ್ತರಗಳಿಂದ ಸರಿಯಾದುದನ್ನು ಆಯ್ದು ಬರೆಯಿರಿ.

೧. ಕವಿ ಜಿ.ಎಸ್.ಎಸ್. ಅವರು ದೇವರನ್ನು \_\_\_\_\_ ರೂಪದಲ್ಲಿ ಕಂಡರು.  
ಅ) ಗುಡಿ      ಆ) ಕಲ್ಲು ಮಣ್ಣು      ಇ) ಪ್ರೀತಿ ಸ್ನೇಹ      ಈ) ಕೋಟೆ

೨. ಬದುಕಿನಲ್ಲಿ \_\_\_\_\_ ಎಂಬುದು ಕಷ್ಟ ಎಂದು ಕವಿ ಹೇಳುತ್ತಾರೆ.  
ಅ) ಹೊಂದಾಣಿಕೆ      ಆ) ಅಹಂ      ಇ) ಹಿರಿಮೆ      ಈ) ಮೋಹ

೩. ನಮ್ಮೊಳಗಿನ ತಿಳಿಯನು ಕಲಕದೆ ಇದ್ದರೆ ನಾಲಗೆಗೆ \_\_\_\_\_ ಇದೆ.  
ಅ) ಹುಳಿ      ಆ) ವಿಷ      ಇ) ಒಗರು      ಈ) ಅಮೃತ

೪. ಅಹಂ ಇರುವ ವ್ಯಕ್ತಿ ಜನರಿಗೆ \_\_\_\_\_ ಆಗುತ್ತಾನೆ.  
ಅ) ಉಪಕಾರಿ      ಆ) ಹತ್ತಿರ      ಇ) ದೂರ      ಈ) ಒಳ್ಳೆಯವನು

### III. ಭಾಷಾಭ್ಯಾಸ :

ಅ) ಕೆಲಗಿನ ಪದಗಳಿಗೆ ಸಮಾನಾರ್ಥಕಗಳನ್ನು ಬರೆಯಿರಿ.

ಗುಡಿ, ಹತ್ತಿರ, ಬಂಧನ, ಸ್ನೇಹ.

ಆ) ಕೆಲಗಿನ ಪದಗಳಿಗೆ ವಿರುದ್ಧಾರ್ಥಕ ಬರೆಯಿರಿ.

ಪ್ರೀತಿ, ದೂರ, ಅಮೃತ, ಸಿಹಿ, ಕಷ್ಟ, ಬಂಧನ.

ಇ) ಕೆಲಗಿನ ಪದಗಳನ್ನು ಸ್ವಂತ ವಾಕ್ಯದಲ್ಲಿ ಬರೆಯಿರಿ.

ದೇವರು, ಪ್ರೀತಿಸ್ನೇಹ, ಬಂಧನ, ಅಮೃತ, ಹೊಂದಿಕೆ, ಅಹಂ.

ಈ) ಕೆಲಗಿನ ಪದಗಳನ್ನು ಬಿಡಿಸಿ ಬರೆಯಿರಿ.

ಹತ್ತಿರವಿದ್ದು, ಗುಡಿಯೊಳಗೆ, ಸವಿಯಿದೆ, ನಮ್ಮೊಳಗೆ

ಉ) ಸುಳಿವು ಪದಗಳನ್ನು ಬಳಸಿ ಜೋಡಿ ಪದಗಳನ್ನು ಬರೆಯಿರಿ.

ಉದಾ : ಕಲ್ಲು - ಮಣ್ಣು, ಪ್ರೀತಿ - ಸ್ನೇಹ

ಹೊಲ - ಹೂವು -

ಗಿಡ - ಕಳ್ಳ -

ಗುಡ್ಡ - ಮಳೆ -

ಎಡ - ರೀತಿ -

(ಸುಳಿವು : ಮರ, ಹಣ್ಣು, ನೀತಿ, ಬೆಟ್ಟ, ಗದ್ದೆ, ಬೆಳೆ, ಸುಳ್ಳೆ, ಬಲ)

### IV. ಚಟುವಟಿಕೆಗಳು :

೧. 'ಅನ್ವೇಷಣೆ' ಪದ್ಯವನ್ನು ಕಂಠಪಾಠ ಮಾಡಿರಿ.

೨. ಮಾನವ ಸಂಬಂಧಗಳಲ್ಲಿ ಹಾಗೂ ಪ್ರಕೃತಿಯಲ್ಲಿ ದೇವರನ್ನು ಅನ್ವೇಷಿಸಿದ ಇತರ ಕವಿಗಳ ಕವಿತೆಗಳನ್ನು ಸಂಗ್ರಹಿಸಿ ಓದಿರಿ.



## ೨. ಹಾರಿದ ಹಕ್ಕಿಗಳು

- ಆರ್.ವಿ. ಭಂಡಾರಿ

**ಪಾಠ ಪ್ರವೇಶ :** ಕನ್ನಡ ಸಾಹಿತ್ಯ ಪ್ರಕಾರಗಳಲ್ಲಿ ಬಂಡಾಯ ಸಾಹಿತ್ಯವೂ ಒಂದು. ಇದು ವ್ಯವಸ್ಥೆಯ ಕಟು ಸತ್ಯಗಳನ್ನು ಪರೋಕ್ಷವಾಗಿ ಟೀಕಿಸುವ ಮೂಲಕ ಜನಜಾಗೃತಿ ಮೂಡಿಸಿದ ಸಾಹಿತ್ಯ ಪ್ರಕಾರವಾಗಿದೆ. ಸಮೃದ್ಧ ನಾಡಿನಲ್ಲಿ ಸುಖ ಸಂತೋಷದಿಂದ ಸ್ವಚ್ಛಂದವಾಗಿ ದುಡಿಯುವವರಿಗೆ ತೊಂದರೆಗಳಾದರೆ ಅವರು ಸುಖದ ನೆಲೆಯನ್ನು ಹುಡುಕಿ ಬೇರೆಡೆ ಹೋಗುತ್ತಾರೆ. ಇದರಿಂದ ನಾಡು ಬಡವಾಗುತ್ತದೆ. ಮತ್ತೆ ಅಂತಹ ಸಮೃದ್ಧ ನಾಡನ್ನು ಕಟ್ಟಲು ಸಾಧ್ಯವಿಲ್ಲ. ಆಗ ಜನರು ವ್ಯವಸ್ಥೆಯ ವಿರುದ್ಧ ತಿರುಗಿ ಬೀಳುತ್ತಾರೆ. ಆದ್ದರಿಂದ ವ್ಯವಸ್ಥೆಗಳು, ಸಂಪನ್ಮೂಲಗಳು ಸರ್ವರ ಹಿತವನ್ನು ಕಾಪಾಡುವಂತಿರಬೇಕು ಎಂಬುದನ್ನು ಕವಿ ಉದ್ಯಾನ, ಹಕ್ಕಿಗಳು, ಚಿಟಿಬಿಲ್ಲು ರೂಪಕಗಳನ್ನು ಬಳಸಿಕೊಂಡು ಸೊಗಸಾಗಿ, ಸರಳವಾಗಿ ನಿರೂಪಿಸಿದ್ದಾರೆ.

ಇಲ್ಲಿ ಉದ್ಯಾನದ ತುಂಬ  
ಗಿಡಗಳಿದ್ದವು  
ಗಿಡಗಳ ತುಂಬ ಹೂವು ಅಲೆದು  
ಕುಲುಕುತ್ತಿದ್ದವು  
ಬಣ್ಣ ಬಣ್ಣದ ಹೂಗಳ ಮೇಲೆ  
ಬಣ್ಣ ಬಣ್ಣದ ಹಕ್ಕಿ  
ಉಲಿಯುತ್ತಿದ್ದವು.

ನೀವೇನು ಮಾಡಿದಿರ?  
ಚಿಟಿಬಿಲ್ಲು ತೆಗೆದು  
ಗುರಿಯಿಟ್ಟು ಹೊಡೆದು ಮಾಂಸ ತಪ್ಪಿಸಿಗೆ ಕುಳಿತಿರಿ  
ಅವು ಹಾರಿ ಹೋದವು ಬೇರೆ ಕಡೆ  
ಹೂವು-ಹಣ್ಣು ಹುಡುಕಿ



ಈಗ ನೀವೆನ್ನುವಿರಿ

ತಿರುಗಿ ಬನ್ನಿರಿ ಮಾತೃಸ್ಥಾನಕ್ಕೆ

ಈಗ ಏಕೆ ಬರುತ್ತವೆ ಅವು?

ಸಮಯ ಬಂದರೆ ತಿರುಗಿ

ಬೀಳುತ್ತವೆ ಅಷ್ಟೆ.

\* \* \* \*

## ಕೃತಿಕಾರರ ಪರಿಚಯ :

ರೋಹಿದಾಸ ವಿಠಲ ಭಂಡಾರಿ ಅವರ ಊರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕೆರೆಕೋಣ. ಜನಿಸಿದ್ದು ೧೯೩೬ ರಲ್ಲಿ. ಸಾಹಿತ್ಯದ ವಿವಿಧ ಚಟುವಟಿಕೆಗಳಲ್ಲಿ ತಮ್ಮನ್ನು ಹೆಚ್ಚು ತೊಡಗಿಸಿಕೊಂಡಿದ್ದವರು. ಇವರ ಪ್ರಮುಖ ಕೃತಿಗಳೆಂದರೆ 'ಕಣ್ಣೇಕಟ್ಟಿ ಕಾಡೇಗೂಡೆ', 'ಕೊಲೆಗಾರ' 'ಪತ್ತೆಯಾಗಲಿಲ್ಲ', 'ಹದ್ದುಗಳು' - ಇವು ಕವನಸಂಕಲನಗಳು. 'ಬೆಂಕಿಯ ಮಧ್ಯೆ', 'ಬಿರುಗಾಳಿ', 'ನೆರೆಹಾವಳಿ ಮತ್ತು ಗೋಡೆಗಳು', 'ತಲೆಮಾರು' - ಇವು ಕಾದಂಬರಿಗಳು. 'ಮೀನ್ ಪಲ್ಲಿ' - ಇದು ಕಥಾ ಸಂಕಲನ. ಮಕ್ಕಳ ಸಾಹಿತ್ಯದಲ್ಲೂ ಕೃಷಿ ಮಾಡಿದ್ದಾರೆ.



ಇವರಿಗೆ 'ವಾಜಂತ್ರಿ ಶಿಕ್ಷಕ ಪ್ರಶಸ್ತಿ', 'ಜಿಲ್ಲೆ ಹಾಗೂ ರಾಜ್ಯ ಶಿಕ್ಷಕ ಪ್ರಶಸ್ತಿಗಳು' ಕನ್ನಡ ಸಾಹಿತ್ಯ ಪರಿಷತ್ತಿನ 'ಸಿಸು ಸಂಗಮೇಶ ದತ್ತಿ ಪ್ರಶಸ್ತಿ', 'ಯಶವಂತನ ಯಶೋಗೀತ' ಮಕ್ಕಳ ಕಾದಂಬರಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮುಂತಾದವು ದೊರೆತಿವೆ. ಪ್ರಸ್ತುತ 'ಹಾರಿದ ಹಕ್ಕಿಗಳು' ಕವನವನ್ನು ಅವರ 'ಹದ್ದುಗಳು' ಕವನ ಸಂಕಲನದಿಂದ ಆಯ್ದುಕೊಳ್ಳಲಾಗಿದೆ.

## ಅಭ್ಯಾಸ

### I. ಪದಗಳ ಅರ್ಥ ತಿಳಿಯಿರಿ :

ಅಲೆದು - ತೂಗಿ; ಬಳುಕಿ.

ಉಲಿ - ಮಾತು; ಧ್ವನಿ.

ಕುಲುಕು - ಅಲುಗಾಡು; ಒಯ್ಯಾರ.

ಚಿಟಿಬಿಲ್ಲು - ಹಕ್ಕಿಗೆ ಗುರಿಯಿಟ್ಟು ಕಲ್ಲು ಬೀರುವ ಸಾಧನ.

ಮಾತೃಸ್ಥಾನ - ಮೂಲ ನೆಲೆ



## II. ಪ್ರಶ್ನೆಗಳು :

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ಉದ್ಯಾನದ ಗಿಡಗಳು ಹೇಗೆ ಬೆಳೆದುನಿಂತಿದ್ದವು?
೨. ಬಣ್ಣ ಬಣ್ಣದ ಹಕ್ಕಿಗಳು ಏಕೆ ಉಲಿಯುತ್ತಿದ್ದವು?
೩. ಬಣ್ಣ ಬಣ್ಣದ ಹಕ್ಕಿಗಳಿಗೆ ಚಿಟಬಿಲ್ಲು ಹೊಡೆದದ್ದು ಏಕೆ?
೪. ಬಣ್ಣ ಬಣ್ಣದ ಹಕ್ಕಿಗಳು ಉದ್ಯಾನದಿಂದ ಹಾರಿ ಹೋದದ್ದು ಎಲ್ಲಿಗೆ? ಏಕೆ?
೫. ಹಾರಿ ಹೋದ ಹಕ್ಕಿಗಳು ಸಮಯ ಬಂದರೆ ಏನು ಮಾಡಬಹುದು?

ಆ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಕವಿ ಆರ್.ವಿ. ಭಂಡಾರಿಯವರು 'ಹಾರಿದ ಹಕ್ಕಿಗಳು' ಕವಿತೆಯ ಮೂಲಕ ಯಾವ ಸಂದೇಶ ನೀಡಿದ್ದಾರೆ?
೨. ಉದ್ಯಾನದ ಹಕ್ಕಿಗಳು ತೊಂದರೆಗೆ ಒಳಗಾದದ್ದು ಏಕೆ? ಅದರ ಪರಿಣಾಮವೇನಾಯಿತು?

ಇ) ಸಂದರ್ಭದೊಡನೆ ವಿವರಿಸಿರಿ.

೧. ಬಣ್ಣ ಬಣ್ಣದ ಹಕ್ಕಿಗಳು ಉಲಿಯುತ್ತಿದ್ದವು.
೨. ಗುರಿಯಿಟ್ಟು ಹೊಡೆದು ಮಾಂಸ ತಪಸ್ಸಿಗೆ ಕುಳಿತಿರಿ.
೩. ಸಮಯ ಬಂದರೆ ತಿರುಗಿಬೀಳುತ್ತವೆ.

## III. ಭಾಷಾಭ್ಯಾಸ :

ಅ) ಈ ಕೆಳಗಿನ ಪದಗಳಿಗೆ ತತ್ಸಮ-ತದ್ಭವ ರೂಪಗಳನ್ನು ಬರೆಯಿರಿ.

ಸ್ನಾನ, ಬಣ್ಣ, ಹಕ್ಕಿ, ತಪಸ್ಸು.

ಆ) ಕೆಳಗಿನ ಪದಗಳ ಅರ್ಥ ವ್ಯತ್ಯಾಸ ತಿಳಿಯಿರಿ.

- |               |                    |                  |
|---------------|--------------------|------------------|
| ೧. ಗಿಡ - ಗಿಡಗ | ೨. ಅಲೆ - ಆಲೆ       | ೩. ಹಕ್ಕಿ - ಅಕ್ಕಿ |
| ೪. ಉಲಿ - ಹುಲಿ | ೫. ಹುಡುಕಿ - ಹುಡುಗಿ | ೬. ಹೂವು - ಹಾವು   |

ಇ) ಕೆಳಗಿನ ಪದಗಳ ಕಾಗುಣಿತ ದೋಷಗಳನ್ನು ಸರಿಪಡಿಸಿ ಬರೆಯಿರಿ.

ಉದ್ದಾನ, ಗುರಿಹಿಟ್ಟು, ಅಕ್ಕಿ ಹುಲಿಯುತ್ತಿದ್ದವು, ಹಾವು-ಅಣ್ಣ.

## ೩. ಜ್ಯೋತಿಯೇ ಆಗು ಜಗಕೆಲ್ಲ

- ಜನಪದಗೀತೆ

ಪಾಠ ಪ್ರವೇಶ : ಜನಪದ ಸಾಹಿತ್ಯದಲ್ಲಿ ಗೀತೆಯೊಂದು ಪ್ರಮುಖ ಪ್ರಕಾರವಾಗಿದ್ದು, ನೂರಾರು ವರ್ಷಗಳಿಂದ ಮೌಖಿಕವಾಗಿ ಉಳಿದುಕೊಂಡು ಬಂದಿರುವ ಸಾಹಿತ್ಯವಾಗಿದೆ. ಅದು ಹಳ್ಳಿಯ ಬದುಕಿನೊಂದಿಗೆ ಮಿಳಿತವಾಗಿದೆ. ಬಹುತೇಕ ಜನಪದ ಗೀತೆಗಳು ಕ್ರಿಯೆಯ ಪ್ರೇರಣೆಯಿಂದ ಜನ್ಮ ತಾಳಿವೆ. ಜನಪದರ ನಿತ್ಯದ ಕೆಲಸಗಳಾದ ಕುಟ್ಟುವುದು, ಬೀಸುವುದು, ಕೇರುವುದು, ಕಡೆಯುವುದು, ತೂಗುವುದು, ಬಿತ್ತುವುದು, ತೂರುವುದು, ಕಳೆ ಕೀಳುವುದು, ಗಾಡಿ ಹೊಡೆಯುವುದು ಮುಂತಾದ ಸಂದರ್ಭಗಳಲ್ಲಿ ಹಾಡುಗಳು ಸಹಜವಾಗಿ ಹೊರಹೊಮ್ಮುತ್ತವೆ. ಜೊತೆಗೆ ಹಬ್ಬ, ಹರಿದಿನ, ಮದುವೆ, ಗೃಹಪ್ರವೇಶ ಮುಂತಾದ ಶುಭಕಾರ್ಯಗಳು ಹಾಡಿನಿಂದಲೇ ಆರಂಭಗೊಂಡು, ಹಾಡಿನಿಂದಲೇ ಮುಕ್ತಾಯಗೊಳ್ಳುತ್ತವೆ. ಈ ಜನಪದ ಗೀತೆಗಳು ಜೀವನ ಮೌಲ್ಯಗಳನ್ನು ಒಳಗೊಂಡಿದ್ದು ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳಲು ಮಾರ್ಗದರ್ಶಿಯಾಗಿವೆ.



ಆಚಾರಕರಸಾಗು ನೀತಿಗೆ ಪ್ರಭುವಾಗು  
ಮಾತಿನಲಿ ಚೂಡಾಮಣಿಯಾಗು | ನನಕಂದ  
ಜ್ಯೋತಿಯೇ ಆಗು ಜಗಕೆಲ್ಲ

|| ೧ ||

ಸಂಸಾರವೆಂಬುದು ಸಾಗರ ಹೊಳೆಯಷ್ಟು  
ಈಸಬಲ್ಲವನಿಗೆ ಎದೆಯುದ್ದ | ನನಕಂದ  
ಓದುಬಲ್ಲವನಿಗೆ ಕೈಲಾಸ

|| ೨ ||

ಬಂಗಾರದ ಬಳೆತೊಟ್ಟು ಬೈಬ್ಯಾಡ ಬಡವರ  
ಬಂಗಾರ ನಿನಗೆ ಸ್ಥಿರವಲ್ಲ | ಮದ್ದಿನದ  
ಹೊತ್ತು ಹೊರಳೋದು ತಡವಲ್ಲ

|| ೩ ||

ಕೊಟ್ಟು ಕುದಿಯಲುಬೇಡ ಇಟ್ಟು ಹಂಗಿಸಬೇಡ  
ಎಷ್ಟುಂಡರೆಂದು ಅನಬೇಡ | ಇವು ಮೂರು  
ಮುಟ್ಟುವುದು ಶಿವನ ಬಳಿಯಲ್ಲಿ

|| ೪ ||

ಅಕ್ಕ ಇದ್ದರೆ ಭಾವ ರೊಕ್ಕ ಇದ್ದರೆ ಸಂತೆ  
ಮಕ್ಕಳಿದ್ದರೆ ಮನಿಮಾರು | ಹಡೆದವ್ವ  
ನೀ ಇದ್ದರೆ ನಮಗ ಸಾಂರಾಜ್ಯ

|| ೫ ||

ಉಂಡಾಗ ಉಡುವಾಗ ಜನವೆಲ್ಲ ನೆಂಟರು  
ಅಡವಿಯ ಸೊಪ್ಪು ತಲೆಯಲ್ಲಿ | ತಪ್ಪಾಗ  
ಒಡಹುಟ್ಟಿದಣ್ಣ ಮುಖನೋಡ

|| ೬ ||

\* \* \* \*

## ಕೃತಿಕಾರರ ಪರಿಚಯ :

ನಿರಕ್ಷರಸ್ಥರಾದ ಗ್ರಾಮೀಣ ಜನರು ತಮ್ಮ ಜೀವನಾನುಭವಗಳನ್ನು ಸಹಜವಾಗಿಯೇ ಅಭಿವ್ಯಕ್ತಿಸುವ ಜನಪದ ಸಾಹಿತ್ಯ ಕಂಠಸ್ಥ ಸಂಪ್ರದಾಯದಲ್ಲಿ ಬೆಳೆದುಬಂದಿದೆ. ಶುದ್ಧ ದೇಸೀಯ ಸೊಗಡನ್ನು ಹೊಂದಿರುವ ಜನಪದ ಗೀತೆಗಳು ಸತ್ವಯುತವಾಗಿದ್ದು ವಿವೇಕವನ್ನು ಹೇಳುವ ನೀತಿ ವಾಕ್ಯಗಳಾಗಿವೆ.

ಪ್ರಸ್ತುತ ಜನಪದ ಗೀತೆಯಲ್ಲಿ ತಾಯಿ ತನ್ನ ಮಗುವಿಗೆ ಹೇಳುವ ವಿವೇಕ, ವಿದ್ಯಾಭ್ಯಾಸದ ಮಹತ್ವ, ಶ್ರೀಮಂತಿಕೆಯ ಅಸ್ಥಿರತೆ, ನಮ್ಮ ನಡವಳಿಕೆಗಳ ಮೇಲಿನ ನಂಬಿಕೆ, ತಾಯಿಯ ಮೇಲಿನ ಪ್ರೀತಿ, ಸಂಬಂಧಗಳ ನಿಜಸ್ವರೂಪ ಸರಳ ಸುಂದರವಾಗಿ ಅಭಿವ್ಯಕ್ತಗೊಂಡಿವೆ.

ಪ್ರಕೃತ ತ್ರಿಪದಿಗಳನ್ನು ದೇ. ಜವರೇಗೌಡ ಸಂಪಾದಿಸಿರುವ 'ಜನಪದ ಗೀತಾಂಜಲಿ' ಹಾಗೂ ಹಲಸಂಗಿ ಗೆಳೆಯರು ಸಂಪಾದಿಸಿರುವ 'ಗರತಿಯ ಹಾಡು' ಸಂಕಲನಗಳಿಂದ ಆಯ್ಕೆಮಾಡಿಕೊಳ್ಳಲಾಗಿದೆ.

I. ಪದಗಳ ಅರ್ಥ ತಿಳಿಯಿರಿ :

ಅಡವಿ - ಕಾಡು; ಅರಣ್ಯ.

ಆಚಾರ - ಒಳ್ಳೆಯ ನಡತೆ; ಸಂಪ್ರದಾಯ.

ಕುದಿ (ಕ್ರಿ) - ಸಂಕಟಪಡು; ಕೋಪದಿಂದ ಕೆರಳು.

ಚೂಡಾಮಣಿ - ರತ್ನದ ಆಭರಣ; ಶ್ರೇಷ್ಠವಾದುದು.

ಪ್ರಭು - ರಾಜ; ಯಜಮಾನ; ಒಡೆಯ.

ಭಾವ - ಸಹೋದರಿಯ ಗಂಡ

ರೊಕ್ಕ - ಹಣ; ರೂಪಾಯಿ.

ಸಂಸಾರ - ಕುಟುಂಬ; ಲೌಕಿಕ ಜೀವನ.

ಸಾಗರ - ಸಮುದ್ರ ; ಕಡಲು.

ಹಡೆದವ್ವ - ಜನ್ಮ ನೀಡಿದ ತಾಯಿ.

ಹೊರಳು (ಕ್ರಿ) - ಉರುಳು; ಬದಲಾಗು; ಬಾಗು.

ಅರಸ - ರಾಜ; ಶ್ರೇಷ್ಠ.

ಇಟ್ಟು (ಕ್ರಿ) - ಇಡುವುದು; ಊಟಕ್ಕೆ ನೀಡಿ.

ಕೈಲಾಸ - ಶಿವನ ನೆಲೆ

ಜ್ಯೋತಿ - ಬೆಳಕು; ದೀಪ.

ಬಂಗಾರ - ಚಿನ್ನ; ಹೇಮ; ಕನಕ.

ಮದ್ದಿನ - ಮಧ್ಯಾಹ್ನ; ನಡು ಹಗಲು.

ಸಂತೆ - ನಿಯಮಿತ ಸ್ಥಳ ಹಾಗೂ ದಿನದಲ್ಲಿ ಕೊಂಡುಕೊಳ್ಳುವುದಕ್ಕೆ ಜನ ಸೇರುವುದು.

ಸಾರಾಜ್ಯ - ಸಾಮ್ರಾಜ್ಯ; ರಾಜನ ಆಡಳಿತಕ್ಕೆ ಒಳಪಟ್ಟ ವಿಸ್ತಾರವಾದ ರಾಜ್ಯ.

ಹಂಗಿಸು (ಕ್ರಿ) - ಹೀಯಾಳಿಸು; ವ್ಯಂಗ್ಯಮಾಡು.

ಹೊತ್ತು - ಸಮಯ; ಕಾಲ.

II. ಪ್ರಶ್ನೆಗಳು :

ಅ) ಕೆಳಗೆ ನೀಡಿರುವ 'ಅ' ಪಟ್ಟಿಯೊಂದಿಗೆ 'ಬ' ಪಟ್ಟಿಯನ್ನು ಹೊಂದಿಸಿ ಬರೆಯಿರಿ.

'ಅ' ಪಟ್ಟಿ

೧) ಅಕ್ಕ

೨) ಮಕ್ಕಳು

೩) ರೊಕ್ಕ

೪) ಸಂಸಾರ

'ಬ' ಪಟ್ಟಿ

ಅ) ಸಾಗರ

ಆ) ಸಂತೆ

ಇ) ಕಂತೆ

ಈ) ಭಾವ

ಉ) ಮನೆಮಾರು

ಆ) ಕೆಲಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ತಾಯಿ ತನ್ನ ಮಗನು ಯಾವ ಗುಣಗಳಿಗೆ ಒಡೆಯನಾಗಬೇಕೆಂದು ಬಯಸುತ್ತಾಳೆ?
೨. ಜನಪದರು ಸಂಸಾರವನ್ನು ಯಾವುದಕ್ಕೆ ಹೋಲಿಸಿದ್ದಾರೆ?
೩. ಈಸಬಲ್ಲವನಿಗೆ ಸಂಸಾರವೆಂಬ ಸಾಗರ ಹೇಗೆ ಕಾಣಿಸುತ್ತದೆ?
೪. ಸಂಸಾರವೆಂಬ ಸಾಗರದಲ್ಲಿ ಈಸುವುದು ಎಂದರೇನು?
೫. ಜನಪದರ ಪ್ರಕಾರ ಜನರೆಲ್ಲ ನೆಂಟರಾಗುವುದು ಯಾವಾಗ?

ಇ) ಕೆಲಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ತಾಯಿ ತನ್ನ ಮಗು ಯಾವ ಗುಣಗಳಿಂದ ಜಗಕ್ಕೆ ಜ್ಯೋತಿಯಾಗಬೇಕೆಂದು ಬಯಸುತ್ತಾಳೆ?
೨. ತಾಯಿ ತನ್ನ ಮಗುವಿನಲ್ಲಿ ಒಳ್ಳೆಯ ಗುಣಗಳು ಇರಬೇಕೆಂದು ಏಕೆ ಬಯಸುತ್ತಾಳೆ?
೩. ಜನಪದರು ಸಂಸಾರವನ್ನು ಸಾಗರಕ್ಕೆ ಏಕೆ ಹೋಲಿಸಿದ್ದಾರೆ?
೪. ಓದಿನ ಮಹತ್ವವನ್ನು ಜನಪದರು ಯಾವ ರೀತಿ ತಿಳಿಸಿದ್ದಾರೆ?
೫. 'ಬಂಗಾರದ ಬಳೆತೊಟ್ಟು ಬೈಬೇಡ ಬಡವರ'- ಎನ್ನುವ ಮಾತಿನಲ್ಲಿ ಜನಪದರ ಯಾವ ಭಾವನೆಗಳಿವೆ?
೬. ಶ್ರೀಮಂತಿಕೆಯ ದರ್ಪವನ್ನು ಬಡವರ ಮೇಲೆ ಏಕೆ ತೋರಬಾರದು?
೭. ನಮ್ಮ ಯಾವ ವರ್ತನೆಗಳು ಶಿವನಿಗೆ ಒಪ್ಪಿಗೆಯಾಗುವುದಿಲ್ಲ ಎಂಬುದು ಜನಪದರ ಅಭಿಪ್ರಾಯವಾಗಿದೆ?
೮. ಭಾವ, ಸಂತೆ ಹಾಗೂ ಮನೆ ಇವುಗಳ ಇರುವಿಕೆ ಸಾಧ್ಯವಾಗುವುದು ಯಾವಾಗ?

ಈ) ಕೆಲಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಜನಪದರ ಪ್ರಕಾರ ನಮ್ಮ ನಡೆನುಡಿಗಳು ಶಿವನಿಗೆ ಯಾವಾಗ ಪ್ರಿಯವಾಗುತ್ತವೆ?
೨. 'ಸುಖಕ್ಕೆ ಬರುವ ಜನ ಕಷ್ಟಕ್ಕೆ ಬಾರರು' ಎನ್ನುವ ಮಾತು ಜನಪದರ ಹಾಡಿನಲ್ಲಿ ಹೇಗೆ ವ್ಯಕ್ತವಾಗಿದೆ?
೩. 'ಜ್ಯೋತಿಯೇ ಆಗು ಜಗಕೆಲ್ಲ' ತ್ರಿಪದಿಗಳಲ್ಲಿ ವ್ಯಕ್ತವಾಗಿರುವ ಜನಪದರ ಭಾವನೆಗಳೇನು?
೪. ಕಂದ, ಹಡೆದವ್ವ ಮತ್ತು ಶ್ರೀಮಂತಿಕೆಯ ಬಗ್ಗೆ ಜನಪದ ತ್ರಿಪದಿಗಳಲ್ಲಿ ವ್ಯಕ್ತವಾಗಿರುವ ಆಶಯವೇನು?

ಉ) ಸಂದರ್ಭದೊಡನೆ ವಿವರಿಸಿರಿ.

೧. ಜ್ಯೋತಿಯೇ ಆಗು ಜಗಕೆಲ್ಲ.

೨. ಬಂಗಾರ ನಿನಗೆ ಸ್ಥಿರವಲ್ಲ.

೩. ಇಟ್ಟು ಹಂಗಿಸಬೇಡ.

೪. ಒಡಹುಟ್ಟಿದಣ್ಣ ಮುಖನೋಡ.

### III. ಭಾಷಾಭ್ಯಾಸ :

ಅ) ಕೆಳಗಿನ ಪದಗಳಿಗೆ ಸಮಾನಾರ್ಥಕಗಳನ್ನು ಬರೆಯಿರಿ.

ಅರಸ, ಕಂದ, ಹಂಗಿಸು, ಬಂಗಾರ, ಅಡವಿ, ಸಾಗರ.

ಆ) ಕೆಳಗಿನ ಪದಗಳಿಗೆ ಗ್ರಾಂಥಿಕ ರೂಪ ಬರೆಯಿರಿ.

ಬೈಬೇಡ, ಹೊರಳೋದು, ಸಾಂಠಾಜ್ಯ, ನಮಗ.

ಇ) ಕೆಳಗಿನ ಪದಗಳನ್ನು ಸ್ವಂತ ವಾಕ್ಯದಲ್ಲಿ ಬರೆಯಿರಿ.

ಚೂಡಾಮಣಿ, ಹಂಗಿಸು, ನೆಂಟರು, ಸ್ಥಿರ.

ಈ) ಕೆಳಗಿನ ಪದಗಳಿಗೆ ವಿರುದ್ಧಾರ್ಥಕಗಳನ್ನು ಬರೆಯಿರಿ.

ಪ್ರಭು, ಸ್ಥಿರ, ನೀತಿ, ಆಚಾರ, ಬಡವ.

ಉ) ಕೆಳಗಿನ ಪದಗಳನ್ನು ಮಾದರಿಯಂತೆ ಬಿಡಿಸಿ ಬರೆಯಿರಿ.

ಮಾದರಿ : ಹಡೆದ + ಅವ್ವ = ಹಡೆದವ್ವ

ಜಗಕೆಲ್ಲ, ಸಂಸಾರವೆಂಬುದು, ಎದೆಯುದ್ದ, ಎಷ್ಟುಂಡರೆಂದು, ಮಕ್ಕಳಿದ್ದರೆ, ಒಡಹುಟ್ಟಿದಣ್ಣ.

ಊ) ಈ ಕೆಳಗಿನ ಪದ್ಯದ ಭಾವಾರ್ಥ ಬರೆಯಿರಿ.

ಉಂಡಾಗ ಉಡುವಾಗ ಜನವೆಲ್ಲ ನೆಂಟರು

ಅಡವಿಯ ಸೊಪ್ಪು ತಲೆಯಲ್ಲಿ | ತಪ್ಪಾಗ

ಒಡಹುಟ್ಟಿದಣ್ಣ ಮುಖನೋಡ ||

ಋ) ಕೆಲಗೆ ನೀಡಿರುವ ಸಜಾತೀಯ ಮತ್ತು ವಿಜಾತೀಯ ಒತ್ತಕ್ಷರದ ಪದಗಳನ್ನು ವಿಂಗಡಿಸಿ ಬರೆಯಿರಿ.

ಪ್ರಭು, ಜ್ಯೋತಿ, ಜಗಕೆಲ್ಲ, ಹೊತ್ತು, ಕೊಟ್ಟು, ರೊಕ್ಕ, ರಾಜ್ಯ, ಹುಟ್ಟಿದಣ್ಣ, ಸೊಪ್ಪು ಸ್ಥಿರ, ಬ್ಯಾಡ.

ಸಜಾತೀಯ ಒತ್ತಕ್ಷರಗಳು	ವಿಜಾತೀಯ ಒತ್ತಕ್ಷರಗಳು

#### IV. ಚಟುವಟಿಕೆಗಳು :

೧. 'ಜ್ಯೋತಿಯೇ ಆಗು ಜಗಕೆಲ್ಲ' ಪದ್ಯದಲ್ಲಿನ ೧ ನೇ ಮತ್ತು ೪ ನೇ ತ್ರಿಪದಿಗಳನ್ನು ಕಂಠಪಾಠ ಮಾಡಿರಿ.
೨. ಮಾತಿನ ಮಹತ್ವವನ್ನು ತಿಳಿಸುವ ಗಾದೆ ಮಾತುಗಳನ್ನು ಸಂಗ್ರಹಿಸಿ ಬರೆಯಿರಿ.
೩. ತಾಯಿ ತನ್ನ ಮಕ್ಕಳನ್ನು ಹಾರೈಸುವ ಇನ್ನಿತರ ಜನಪದ ಗೀತೆಗಳನ್ನು ಸಂಗ್ರಹಿಸಿ ಹಾಡಿರಿ.



## ೪. ನನ್ನ ಹಾಗೆಯೆ

- ಸು. ರಂ. ಎಕ್ಕುಂಡಿ

ಪಾಠ ಪ್ರವೇಶ : ವೃಷಭನಾಥನ ಮಕ್ಕಳಾದ ಭರತ ಮತ್ತು ಬಾಹುಬಲಿ ಇಬ್ಬರ ನಡುವೆ ರಾಜ್ಯಕ್ಕಾಗಿ ಯುದ್ಧ ನಡೆಯುತ್ತದೆ. ಯುದ್ಧದಲ್ಲಿ ಬಾಹುಬಲಿಯು ತನ್ನ ಅಣ್ಣನಾದ ಭರತನನ್ನು ಮುಷ್ಟಿಯುದ್ಧ, ದೃಷ್ಟಿಯುದ್ಧ, ಹಾಗೂ ಜಲಯುದ್ಧಗಳಲ್ಲಿ ಸೋಲಿಸುತ್ತಾನೆ. ಇದರಿಂದ ಅವಮಾನಿತನಾದ ಭರತನು ಬಾಹುಬಲಿಯನ್ನು ಕೊಲ್ಲಲು ಮುಂದಾಗುತ್ತಾನೆ. ಇದರಿಂದ ಬೇಸರಗೊಂಡ ಬಾಹುಬಲಿ ಗೆದ್ದ ರಾಜ್ಯವನ್ನು ಭರತನಿಗೆ ಒಪ್ಪಿಸಿ ತಪಸ್ಸನ್ನಾಚರಿಸಲು ತೆರಳುತ್ತಾನೆ. ಈ ರೀತಿಯಲ್ಲಿ ಭೋಗವನ್ನು ತ್ಯಜಿಸಿ ತ್ಯಾಗಿಯಾಗುವ ಭವ್ಯ ತತ್ತ್ವವನ್ನು ಬಾಹುಬಲಿಯು ಜಗತ್ತಿಗೆ ಸಾರುತ್ತಾನೆ. ಸ್ವಾಭಿಮಾನ, ತ್ಯಾಗ ಹಾಗೂ ಅಹಿಂಸೆಯ ಪ್ರತೀಕವಾದ ಗೊಮ್ಮಟಮೂರ್ತಿಗೆ ಹನ್ನೆರಡು ವರ್ಷದಲ್ಲೊಮ್ಮೆ ಮಹಾಮಸ್ತಕಾಭಿಷೇಕ ನಡೆಯುತ್ತದೆ. ಶ್ರವಣಬೆಳಗೊಳದ ಗೊಮ್ಮಟಮೂರ್ತಿಯ ಮಹಾಮಜ್ಜನವನ್ನು ಕಂಡ ಮಗು ತನ್ನ ತಾತನ ಚೊತೆ ನಡೆಸುವ ಸಂಭಾಷಣೆ ಹಾಗೂ ಮಗುವಿನ ಮುಗ್ಧತೆ ಈ ಕವನದಲ್ಲಿದೆ.

ಮೊನ್ನೆ ಮೊನ್ನೆ ನಡೆಯಿತಲ್ಲ ಬಾಹುಬಲಿಯ ಮಜ್ಜನ  
ಬೆಟ್ಟದಲ್ಲಿ ಕೇಳಿತೊಂದು ಪುಟ್ಟ ಮಗುವು ಅಜ್ಜನ  
“ಈತನಾರು ತಾತ ಇಲ್ಲಿ ನಿಂತು ನೋಡುತಿರುವನು  
ಇಂದ್ರಗಿರಿಯ ನೆತ್ತಿಯಲ್ಲಿ ಏನು ಮಾಡುತಿರುವನು?”

“ಇವನೆ ಬಾಹುಬಲಿಯು ಮಗು! ಧೀರತನದ ಮೂರ್ತಿಯು!  
ನುಡಿಯ ಹೊಳೆಗಳಲ್ಲಿ ತುಂಬಿ ಹರಿವುದಿವನ ಕೀರ್ತಿಯು  
ಹತ್ತುವವರ ಇಳಿಯುವವರ ನಿಂತು ನೋಡುತಿರುವನು  
ನಿಲ್ಲುವವರ ನಡೆಯುವವರ ಲೆಕ್ಕ ಮಾಡುತಿರುವನು  
ಬಳಲಿದವರಿಗೆಲ್ಲ ಇಲ್ಲಿ ಕೈಯ ನೀಡುತಿರುವನು”

“ಇಲ್ಲಿ ಏಕೆ ಬಂದು ನಿಂತ? ಇಷ್ಟು ದೂರ! ಎತ್ತರ!  
ಭಯವಾಗದೆ ಇವನಿಗಿಲ್ಲಿ ಯಾರು ಇಲ್ಲ ಹತ್ತಿರ”



“ಇವನಿಗಲ್ಲಿ ಭಯವು ಮಗು ಅಭಯಮೂರ್ತಿ ಈತನು  
 ಭರತ ಚಕ್ರವರ್ತಿ ಇವನ ಅಣ್ಣ ಒಮ್ಮೆ ಆತನು  
 ಹಮ್ಮಿನಲ್ಲಿ ಬಂದು ಸೆಣಸಿ ತಮ್ಮನಲ್ಲಿ ಸೋತನು  
 ಗೆದ್ದರಾಜ್ಯ ಮರಳಿಸುತ್ತ ನುಡಿದನೊಂದು ಮಾತನು  
 ನೀನು ಸೋತುಗದ್ದೆ ಅಣ್ಣ, ನಾನು ಗೆದ್ದು ಸೋತೆನು  
 ಬೆಟ್ಟ ಕರೆಯುತಿಹುದು ನನ್ನ ಮುಗಿಲು ತನ್ನ ಹತ್ತಿರ  
 ಯಾವುದುಂಟು ಅಣ್ಣ ಇಲ್ಲಿ ಜೀವವೇರದೆತ್ತರ?  
 ತಪಸ್ಸೊಂದೆ ತಿಳಿವುದೊಂದೆ ಹುಟ್ಟು ಸಾವಿನುತ್ತರ.

ನಿಂತು ಹಾಗೆ ನಿಂತುಕೊಂಡು ಘೋರ ತಪವ ಮಾಡಲು  
 ಹುಟ್ಟು ಸಾವಿನಾಚೆಗಿರುವ ಹೊಳೆವ ಹಾದಿ ನೋಡಲು  
 ಬಿಸಿಲು ಬಂತು ನೆರಳು ಬಂತು ಗಾಳಿ ಬಿಚ್ಚಿ ಬೀಸಿತು  
 ಒಮ್ಮೆ ಹಸಿರು ಒಮ್ಮೆ ಹೊನ್ನು ಹಚ್ಚಡವನು ಹಾಸಿತು  
 ಸೂರ್ಯನೊಮ್ಮೆ ಚಂದ್ರನೊಮ್ಮೆ ಸುತ್ತು ಹಾಕಿ ನಡೆದರು  
 ದೀಪದಂತೆ ನಿಂತ ಇವಗೆ “ನಮೋ” ಎಂದು ನುಡಿದರು



“ಇಷ್ಟು ಜನರು ಇಲ್ಲಿಗಿಂದು ಏಕೆ ಬಂದು ನೆರೆದರು?  
‘ಬಾಹುಬಲಿ’, ‘ಬಾಹುಬಲಿ’ ಎಂದು ಕರೆಯುತ್ತಿರುವರು”

“ಮಗೂ, ಇಂದು ಇವನಿಗಿಲ್ಲಿ ಹಾಲಿನಲ್ಲಿ ಸ್ನಾನವು  
ದಾರಿಯಲ್ಲಿ ದಣಿದ ಇವರಿಗೆ, ಇವನದೊಂದೆ ಧ್ಯಾನವು  
ಮುದ್ದುಮುಖದ ಮುಗುಳ್ಳುಕ್ಕು ಸಿದ್ಧನಾಗಿ ನಿಂತಿಹ  
ದುಗ್ಧ ಹಾಸದಲ್ಲಿ ನಲಿವ ಮುಗ್ಧ ಮಗುವಿನಂತಿಹ”

“ತಾತ,  
ಎರವ ಮುಂಚೆ ಎಣ್ಣೆ ಹಚ್ಚಿ ಅಮ್ಮ ನನಗೆ ಹೀಗೆಯೇ  
ನಿಲ್ಲಿಸುವಳು. ಬಾಹುಬಲಿಯು ಕೂಡ ತನ್ನ ಹಾಗೆಯೆ  
ನಿಂತು ಕಾಯುತ್ತಿರುವ ಕಣ್ಣು ತೆರೆದು ಮೊದಲ ಚೆಂಬಿಗೆ”  
ಗೊಮ್ಮಟೇಶ ನಕ್ಕುಬಿಟ್ಟು ಕಂಡು ಮುಗ್ಧ ನಂಬಿಗೆ.

\* \* \* \*

**ಕೃತಿಕಾರರ ಪರಿಚಯ :**

ಸು. ರಂ. ಎಕ್ಕುಂಡಿ ಅವರ ಪೂರ್ಣ ಹೆಸರು ಸುಬ್ಬಣ್ಣ ರಂಗನಾಥ ಎಕ್ಕುಂಡಿ  
ಇವರು ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ೧೯೨೩ ರಲ್ಲಿ ಜನಿಸಿದರು.  
ಬಡತನದಲ್ಲಿ ಬೆಳೆದ ಇವರು ಶ್ರೀಸತ್ಯಬೋಧ ಸೇವಾಸಂಘ ನಡೆಸುತ್ತಿದ್ದ  
ವಾಚನಾಲಯದಲ್ಲಿ ಕೆಲಸಕ್ಕೆ ಸೇರಿದರು. ಅದರ ಫಲವಾಗಿ ವಾಚನಾಲಯದ  
ಪುಸ್ತಕಗಳನ್ನು ಪುಕ್ಕಟೆ ಓದುವ ಅವಕಾಶ ಸಿಕ್ಕು, ಎಕ್ಕುಂಡಿಯವರು ಸಾಹಿತ್ಯ  
ಲೋಕಕ್ಕೆ ಆಕರ್ಷಿತರಾದರು.

ಪ್ರೌಢಶಾಲೆಯಲ್ಲಿ ಓದುತ್ತಿರುವಾಗ ‘ಉನ್ನತಿ’ ಕೈಬರೆಹದ ಪತ್ರಿಕೆಯನ್ನು  
ಸಂಪಾದಿಸಿ ಪ್ರಕಟಿಸಿದರು. ಇವರ ಪ್ರಮುಖ ಕೃತಿಗಳೆಂದರೆ, ‘ಆನಂದತೀರ್ಥ’,  
‘ಸಂತಾನ’, ‘ಹಾವಾಡಿಗರ ಹುಡುಗ’, ‘ಮತ್ಸ್ಯಗಂಧಿ’, ‘ಬೆಳ್ಳಕ್ಕಿಗಳು’, ‘ಕಥನ ಕವನಗಳು’, ‘ಬಕುಳದ  
ಹೂವುಗಳು’ ಇನ್ನು ಮುಂತಾದವು.

ಇವರಿಗೆ ಸೋವಿಯತ್‌ಲ್ಯಾಂಡ್ ನೆಹರೂ ಪ್ರಶಸ್ತಿ, ರಾಜ್ಯ ಶಿಕ್ಷಕ ಪ್ರಶಸ್ತಿ, ಕರ್ನಾಟಕ ಸಾಹಿತ್ಯ  
ಅಕಾಡೆಮಿ ಪ್ರಶಸ್ತಿ ಹಾಗೂ ‘ಬಕುಳದ ಹೂವುಗಳು’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿವೆ.  
ಶ್ರೀಯುತರು ೧೯೯೫ ರಲ್ಲಿ ಮರಣ ಹೊಂದಿದರು. ಪ್ರಸ್ತುತ ಪದ್ಯವನ್ನು ಅವರ ‘ಕಥನ ಕವನಗಳು’ ಎಂಬ  
ಕವನ ಸಂಗ್ರಹದಿಂದ ಆಯ್ದುಕೊಳ್ಳಲಾಗಿದೆ.



## ಟಿಪ್ಪಣಿ :

ಭರತ, ಬಾಹುಬಲಿ ಇವರು ಅಯೋಧ್ಯೆಯ ಅರಸನಾಗಿದ್ದ ವೃಷಭನಾಥನ ಅನೇಕ ಮಕ್ಕಳಲ್ಲಿ ಇಬ್ಬರು. ವೃಷಭನಾಥನು ವೈರಾಗ್ಯಪರನಾದಾಗ ತನ್ನ ಮಕ್ಕಳಿಗೆ ರಾಜ್ಯವನ್ನು ಹಂಚಿ ತಪಸ್ಸಿಗೆ ತೆರಳುತ್ತಾನೆ. ಅದರಂತೆ ಅಯೋಧ್ಯೆಯನ್ನಾಳುತ್ತಿದ್ದ ಭರತನ ಶಸ್ತ್ರಾಗಾರದಲ್ಲಿ ಚಕ್ರತತ್ವವು ಹುಟ್ಟಲು ಅದನ್ನು ಮುಂದಿಟ್ಟು ದಿಗ್ವಿಜಯ ಮುಗಿಸಿ ಹಿಂದಿರುಗುತ್ತಿದ್ದಾಗ ಅದು ಅಯೋಧ್ಯೆಯನ್ನು ಪ್ರವೇಶಿಸದೆ ನಿಂತುಬಿಡುತ್ತದೆ. ಪೌದನಪುರದಲ್ಲಿ ಆಳುತ್ತಿದ್ದ ಬಾಹುಬಲಿಯನ್ನು ಗೆಲ್ಲದೆ ತನ್ನ ಚಕ್ರವರ್ತಿ ಪಟ್ಟ ಪೂರ್ಣಗೊಳ್ಳದು ಎಂದು ಭರತನು, ಅಣ್ಣನಾದ ತನಗೆ ಶರಣಾಗಬೇಕೆಂದು ತಮ್ಮನಿಗೆ ಸಂದೇಶ ಕಳುಹಿಸುತ್ತಾನೆ. ಅಣ್ಣನಾದರೇನಂತೆ ತಲೆಬಾಗುವುದು ಅರಸನಾಗಿರುವ ತನ್ನ ಅಭಿಮಾನಕ್ಕೆ ಕುಂದು ಎಂದು ಬಾಹುಬಲಿಯು ಯುದ್ಧಕ್ಕೆ ಸನ್ನದ್ಧನಾಗುತ್ತಾನೆ. ಮಂತ್ರಿಗಳ ಮಾತಿನಂತೆ, ಸೈನಿಕರ ನಾಶದ ಬದಲಿಗೆ ದ್ವಂದ್ವ ಯುದ್ಧಕ್ಕೆ ಇಬ್ಬರೂ ಮನಸ್ಸುಮಾಡಿದರು. ದೃಷ್ಟಿ ಜಲ, ಮಲ್ಲ ಯುದ್ಧದಲ್ಲಿ ಬಾಹುಬಲಿ ಗೆಲ್ಲುತ್ತಾನೆ. ಆದರೆ ಈ ಗೆಲುವಿನಿಂದ ಪ್ರಯೋಜನವಿಲ್ಲವೆಂದು ಗೆದ್ದರಾಜ್ಯವನ್ನು ಅಣ್ಣನಿಗೆ ಒಪ್ಪಿಸಿ ತಾನು ವೈರಾಗ್ಯಪರನಾಗಿ ತಪಸ್ಸಿಗೆ ತೆರಳುತ್ತಾನೆ, ಗೊಮ್ಮಟೇಶನೆನಿಸುತ್ತಾನೆ.

## ಅಭ್ಯಾಸ

### I. ಪದಗಳ ಅರ್ಥ ತಿಳಿಯಿರಿ :

ಅಭಯ - ರಕ್ಷಣೆ

ದುಗ್ಧಹಾಸ - ಹಾಲಿನಗೆ; ಮುಗುಳ್ಳಗೆ.

ನೆರೆ - ಗುಂಪುಸೇರು

ಮುಗಿಲು - ಮೋಡ; ಎತ್ತರದ ಸ್ಥಾನ.

ಸೇನಸು - ಹೋರಾಡು

ಹಮ್ಮು - ಅಹಂಕಾರ

ಚಿಂಬು - ತಂಬಿಗೆ

ನುಡಿಯ ಹೊಳೆ - ನಿರಂತರವಾಗಿ ಕೇಳಿ ಬರುವ ಮಾತು.

ಮಜ್ಜನ (ಧ್ವ) - ಮಾರ್ಜನ(ತ್ನ); ಸ್ನಾನ.

ಮುಗ್ಧ - ಸರಳ ಸ್ವಭಾವದ

ಹಚ್ಚಡ - ಹೊದಿಕೆ

### II. ಪ್ರಶ್ನೆಗಳು :

ಅ) ಬಿಟ್ಟ ಸ್ಥಳಗಳನ್ನು ಸೂಕ್ತ ಪದಗಳಿಂದ ತುಂಬಿರಿ.

೧. ಬಾಹುಬಲಿ ಮೂರ್ತಿ ಇರುವ ಬೆಟ್ಟದ ಹೆಸರು \_\_\_\_\_

೨. ಬಾಹುಬಲಿಯ ಅಣ್ಣನ ಹೆಸರು \_\_\_\_\_

೩. ಬಾಹುಬಲಿಯು ಹುಟ್ಟು ಸಾವು ತಿಳಿಯಲು ಕಂಡುಕೊಂಡ ದಾರಿ \_\_\_\_\_

೪. ಸು.ರಂ.ಎಕ್ಕುಂಡಿಯವರ \_\_\_\_\_ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ದೊರೆತಿವೆ.

ಆ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ಬಾಹುಬಲಿಯನ್ನು ಕಂಡು ಮಗುವು ಅಜ್ಜನನ್ನು ಏನೆಂದು ಕೇಳಿತು?
೨. ಬಾಹುಬಲಿಯ ಏಕಾಂಗಿತನವನ್ನು ಕಂಡು ಮಗುವು ಕುತೂಹಲದಿಂದ ಕೇಳಿದ ಪ್ರಶ್ನೆಗಳಾವುವು?
೩. ಬಾಹುಬಲಿ ಯಾವ ಮೌಲ್ಯಗಳ ಸಂಕೇತ?
೪. ಬಾಹುಬಲಿಯ ತಪಸ್ಸು ಯಾವ ರೀತಿ ಇತ್ತು?
೫. ಬಾಹುಬಲಿ ಮೂರ್ತಿಯು ಮಜ್ಜನದ ಸಂದರ್ಭದಲ್ಲಿ ಹೇಗೆ ಗೋಚರಿಸುತ್ತದೆಂದು ಕವಿ ವರ್ಣಿಸಿದ್ದಾರೆ?
೬. ಸೂರ್ಯಚಂದ್ರರು ಬಾಹುಬಲಿಗೆ ಏಕೆ ನಮಿಸಿದರು?
೭. ಮಗುವಿನ ಮುಗ್ಧ ನಂಬಿಕೆಗೆ ಗೊಮ್ಮಟನ ಪ್ರತಿಕ್ರಿಯೆ ಏನು?
೮. ಭರತ ಬಾಹುಬಲಿಯರ ಸೇನಸಾಟದ ಫಲಿತಾಂಶವೇನು?

ಇ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಅಜ್ಜನು ಬಾಹುಬಲಿಯ ಮೂರ್ತಿ ಮತ್ತು ಕೀರ್ತಿಯ ಬಗ್ಗೆ ಮಗುವಿಗೆ ಏನು ಹೇಳಿದನು?
೨. ಬಾಹುಬಲಿ ತಪಸ್ಸಿಗೆ ಹೋಗಲು ಕಾರಣವೇನು?
೩. ಬಾಹುಬಲಿಯು ತನ್ನ ಹಾಗೆಯೇ ಎಂದು ಮಗು ಭಾವಿಸಿದುದು ಏಕೆ?

ಈ) ಸುಮಾರು ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರ ಬರೆಯಿರಿ.

೧. 'ನೀನು ಸೋತುಗಿದ್ದೆ. ಅಣ್ಣ, ನಾನು ಗೆದ್ದು ಸೋತೆನು' ಎಂದು ಬಾಹುಬಲಿಯು ಹೇಳಿದ ಪ್ರಸಂಗದ ಸ್ವಾರಸ್ಯವನ್ನು ವಿವರಿಸಿರಿ.
೨. 'ನನ್ನ ಹಾಗೆಯೇ' ಕವನದ ಭಾವಾರ್ಥವನ್ನು ಬರೆಯಿರಿ

ಉ) ಸಂದರ್ಭದೊಂದಿಗೆ ವಿವರಿಸಿರಿ.

೧. ಇವನೆ ಬಾಹುಬಲಿಯು ಮಗು ಧೀರತನದ ಮೂರ್ತಿಯು!
೨. ನೀನು ಸೋತು ಗೆದ್ದೆ ಅಣ್ಣ, ನಾನು ಗೆದ್ದು ಸೋತೆನು.
೩. ಗೊಮ್ಮಟೇಶ ನಕ್ಕುಬಿಟ್ಟ ಕಂಡು ಮುಗ್ಧ ನಂಬಿಗೆ.

### III. ಭಾಷಾಭ್ಯಾಸ :

ಅ) ಕೆಲಗಿನ ಪದಗಳಿಗೆ ವಿರುದ್ಧಾರ್ಥಕಗಳನ್ನು ಬರೆಯಿರಿ.

ಭಯ, ಕೀರ್ತಿ, ಹತ್ತು, ದೂರ, ಸೋಲು, ಹುಟ್ಟು.

ಆ) ಕೆಲಗಿನ ಪದಗಳಿಗೆ ತತ್ಸಮ- ತದ್ಭವಗಳನ್ನು ಬರೆಯಿರಿ.

ಮುಖ, ಮಜ್ಜನ, ಮೂರ್ತಿ, ಮುಗುದ.

ಇ) ಕೆಲಗಿನ ಪದಗಳನ್ನು ಸ್ವಂತ ವಾಕ್ಯಗಳಲ್ಲಿ ಬಳಸಿರಿ.

ಧೀರತನ, ಹೊಳೆವಹಾದಿ, ಹಚ್ಚಡ, ಮುಗುಳ್ಳುಗು, ಮುದ್ದುಮುಖ, ಮುಗ್ಧಮಗುವಿನಂತೆ.

ಈ) ಕೆಲಗಿನ ಪದಗಳನ್ನು ಬಿಡಿಸಿ ಬರೆದು ಸಂಧಿಯ ಹೆಸರು ತಿಳಿಸಿರಿ.

ಕೇಳಿತೆಂದು, ಸೂರ್ಯನೊಮ್ಮೆ, ಸಾವಿನಾಚೆ, ಯಾವುದುಂಟು, ಭಯವಾಗದೆ, ಗೊಮ್ಮಟೇಶ.

ಉ) ಈ ಪದ್ಯದಲ್ಲಿ ಬಳಕೆ ಆಗಿರುವ ಅಂತ್ಯ ಪ್ರಾಸ ಪದಗಳನ್ನು ಆರಿಸಿ ಬರೆಯಿರಿ.

ಮಾದರಿ : ಮಜ್ಜನ - ಅಜ್ಜನ

### IV. ಚಟುವಟಿಕೆಗಳು :

೧. ಶ್ರವಣಬೆಳಗೊಳ, ವೇಣೂರು, ಕಾರ್ಕಳ, ಗೊಮ್ಮಟಗಿರಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಇಲ್ಲಿ ಗೊಮ್ಮಟೇಶ್ವರನ ಮೂರ್ತಿಗಳಿವೆ. ಅವುಗಳನ್ನು ನೋಡಿ ಅದರ ಔನ್ನತ್ಯವನ್ನು ತಿಳಿಯಿರಿ.

೨. ಭರತ ಬಾಹುಬಲಿಯರ ಕಥೆಯನ್ನು ಓದಿ ತಿಳಿಯಿರಿ.



## ೫. ತೂಗಿ ತೂಗಿ ಮರಗಳೇ

- ಎನ್. ಎಸ್. ಲಕ್ಷ್ಮೀನಾರಾಯಣಭಟ್ಟ

ಪಾಠ ಪ್ರವೇಶ : ಮರವನ್ನು ಕಲ್ಪವೃಕ್ಷ ಎಂದು ಕರೆಯುತ್ತೇವೆ. ಮಾನವನ ಪಾಲಿಗೆ ಮರಗಳು ವರಗಳಾಗಿವೆ. ನಮಗೆ ಶುದ್ಧಗಾಳಿ, ನೆರಳು, ಹಣ್ಣು, ತಂಪು ನೀಡುತ್ತವೆ ನಿಜ, ಅದರ ಜೊತೆಗೆ ಮರವೊಂದು ನಮ್ಮ ಬದುಕಿಗೆ ನೀತಿ ಪಾಠವಾಗಿರುವುದನ್ನು ಕವಿ ಗುರುತಿಸಿದ್ದಾರೆ. ಮರಗಳಿಗೆ ಋಷಿ ಸಮಾನವಾದ ಮನಸ್ಸಿದೆ. ಅವು ಸತ್ಯ, ತ್ಯಾಗ, ಅಹಿಂಸೆಯ ನಿಲುವು ಎಂಬುದನ್ನು ಕವಿ ಬಣ್ಣಿಸಿದ್ದಾರೆ. ಮರದ ಬದುಕಿನಂತೆ ನಮ್ಮ ಬದುಕು ರೂಪಿತಗೊಳ್ಳಬೇಕು ಎಂಬುದು ಕವಿತೆಯ ಆಶಯವಾಗಿದೆ.



ತೂಗಿ ತೂಗಿ ಮರಗಳೇ  
ಇಳಿಗೆ ಇಳಿದ ಮರಗಳೇ,  
ನೆಲದ ಮಧುರ ಗಾನದಲ್ಲಿ  
ಮೂಡಿ ಬಂದ ಸ್ವರಗಳೇ.

೮೪

ಬೆಳಕಿನ ಅನುಪಸ್ಥಿತಿಯೇ ಕತ್ತಲು ಅಂತೆಯೇ ಜ್ಞಾನದ ಅನುಪಸ್ಥಿತಿಯೇ ಅಜ್ಞಾನ

ಮಾತಾಡದೇ ದುಡಿಯುವಾ ಪ್ರೀತಿ ಪಡೆದ ಕರಗಳೇ  
ಸೋತು ಬಂದ ಹಕ್ಕಿ ಹಿಂಡು ತೂಗಿಕೊಳುವ ನೆಲೆಗಳೇ  
ಸಾಲು ಹಸಿರ ಮಾಲೆಯೇ ಜೀವರಸದ ನಾಲೆಯೇ  
ಪ್ರೀತಿಯೆಂಬ ನೀತಿ ಹಾಡಿ ಪ್ರಕೃತಿ ಬರೆದ ಓಲೆಯೇ!

ಮಣ್ಣಿನ ತಮದಾಳವ ಸೀಳಿ ಮೇಲೆ ಬರುವಿರಿ  
ಮೈ ತುಂಬ ಚಿಗುರಿನ ರೋಮಾಂಚನ ತಳೆವಿರಿ;  
ಕೊಂಬೆ ಕೊಂಬೆ ಕೈಯ ಚಾಚಿ ಬನ್ನಿ ಎಂದು ಕರೆವಿರಿ  
ಔದಾರ್ಯದ ಒಡಲಾಗಿ ಹೂವು ಹಣ್ಣು ಸುರಿವಿರಿ.

ಆಕಾಶಕೆ ತುಡಿಯುವಾ ನೆಲದಾಳದ ಕನಸೇ  
ನೀಡಲೆಂದೆ ಫಲಿಸುವಾ ಋಷಿಸಮಾನ ಮನಸೇ;  
ಕಡಿದರೂ ಕರುಣೆ ತೋರಿ ಚಿಗುರುವಾ ಗೆಲುವೇ  
ಸತ್ಯ ತ್ಯಾಗ ಅಹಿಂಸೆಯೇ ನಿತ್ಯವಾದ ನಿಲುವೇ!

\* \* \* \*

**ಕೃತಿಕಾರರ ಪರಿಚಯ :**

ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ ಅವರು ೧೯೩೬ ರಲ್ಲಿ ಶಿವಮೊಗ್ಗದಲ್ಲಿ ಜನಿಸಿದರು. ಇವರು ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. 'ನೈಶಿಲ ಭಟ್ಟ' ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಇವರು 'ನಿನ್ನೆಗೆ ನನ್ನ ಹಾಡು', 'ವೃತ್ತ ಸುಳಿ', 'ಹೊಳೆ ಸಾಲಿನ ಮರ', 'ಬಾರೋ ವಸಂತ', 'ಭಾವಸಂಗಮ', 'ದೀಪಿಕಾ', ಮುಂತಾದ ಕೃತಿಗಳನ್ನು ರಚಿಸಿದ್ದಾರೆ.



ಇವರ 'ಹೊರಳು ದಾರಿಯಲ್ಲಿ ಕಾವ್ಯ' 'ನಂದನ', 'ಚಿನ್ನದ ಹಕ್ಕಿ' ಕೃತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ ದೊರೆತಿದೆ. ಜೊತೆಗೆ ಕಾರಂತ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಆರ್ಯಭಟ ಪ್ರಶಸ್ತಿಗೂ ಭಾಜನರಾಗಿದ್ದಾರೆ. ಪ್ರಸ್ತುತ ಕವನವನ್ನು ಅವರ 'ಸಮಗ್ರ ಕಾವ್ಯ ಸಂಪುಟ-೨' ಕೃತಿಯಿಂದ ಆಯ್ದುಕೊಳ್ಳಲಾಗಿದೆ.

೮೫

ಚಂದನವ ಕಡಿದು ಕೊರೆದು ತೇದಡೆ ನೊಂದೆನೆಂದು ಕಂಪ ಬಿಟ್ಟಿತ್ತೆ.

I. ಪದಗಳ ಅರ್ಥ ತಿಳಿಯಿರಿ :

ಇಳೆ - ಭೂಮಿ; ಧರೆ; ಪೃಥ್ವಿ.  
 ಋಷಿ - ತಪಸ್ವಿ; ಮುನಿ.  
 ಓಲೆ - ಪತ್ರ  
 ಕರ - ಕೈ; ಹಸ್ತ.  
 ಗಾನ - ಹಾಡು; ಸಂಗೀತ.  
 ತಳೆ (ಕ್ರಿ) - ಧರಿಸು  
 ನಾಲೆ - ಕಾಲುವೆ; ತೋಡು.  
 ಮಧುರ - ಇಂಪಾದ

ಇಳಿ (ಕ್ರಿ) - ಕೆಳಕ್ಕೆ ಬರು; ಬೀಳು.  
 ಒಡಲು - ಶರೀರ; ಹೊಟ್ಟೆ.  
 ಔದಾರ್ಯ - ಉದಾರತೆ; ಧಾರಾಳ ಗುಣ.  
 ಕರುಣೆ - ದಯೆ  
 ತಮ - ಕತ್ತಲು  
 ತುಡಿ (ಕ್ರಿ). - ಮಿಡಿ; ಸ್ಪಂದಿಸು.  
 ನೆಲೆ - ಆಶ್ರಯ  
 ವರ - ಅನುಗ್ರಹ

II. ಪ್ರಶ್ನೆಗಳು :

ಅ) ಕೆಳಗೆ ನೀಡಿರುವ 'ಅ' ಪಟ್ಟಿಯನ್ನು 'ಬ' ಪಟ್ಟಿಯೊಂದಿಗೆ ಹೊಂದಿಸಿ ಬರೆಯಿರಿ.

'ಅ' ಪಟ್ಟಿ  
 ೧) ಮರ  
 ೨) ಹಕ್ಕಿ  
 ೩) ಗಾನ

'ಬ' ಪಟ್ಟಿ  
 ಅ) ಗೂಡು  
 ಆ) ಹಸಿರು  
 ಇ) ಪ್ರೀತಿ  
 ಈ) ಸ್ವರ

ಆ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ಕವಿ ಯಾವುದನ್ನು ಇಳೆಗೆ ಇಳಿದ ವರಗಳೆಂದು ಕರೆದಿದ್ದಾರೆ?
೨. ಮರಗಳು ಯಾರಿಗೆ ನೆಲೆ ನೀಡಿವೆ?
೩. ಕವಿ ಮರಗಳಿಗೆ ಎಂತಹ ಮನಸ್ಸಿದೆ ಎಂದಿದ್ದಾರೆ?
೪. ಮರಗಳು ಔದಾರ್ಯದ ರೂಪದಲ್ಲಿ ನಮಗೇನು ನೀಡುತ್ತವೆ?
೫. ಮರ ಯಾವ ಮೌಲ್ಯಗಳನ್ನು ಸಂಕೇತಿಸುತ್ತದೆ?



ಇ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಮರಗಳು ಪ್ರಕೃತಿ ಬರೆದ ಓಲೆ ಎಂಬುದನ್ನು ಕವಿ ಹೇಗೆ ವರ್ಣಿಸಿದ್ದಾರೆ?
೨. ಸಸಿಯೊಂದು ಮರವಾಗಿ ಬೆಳೆಯುವ ರೀತಿಯನ್ನು ಕವಿ ಹೇಗೆ ವರ್ಣಿಸಿದ್ದಾರೆ?
೩. ಮರಗಳು ಸತ್ಯ, ತ್ಯಾಗ, ಅಹಿಂಸೆಯ ಪ್ರತೀಕವಾಗಿವೆ ಹೇಗೆ?

ಈ) ಕೆಳಗಿನ ಪ್ರಶ್ನೆಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಪ್ರಕೃತಿಯಲ್ಲಿ ಮರಗಳು ನೀಡುವ ಸಂದೇಶವನ್ನು ಕವಿ ಯಾವ ರೀತಿ ವರ್ಣಿಸಿದ್ದಾರೆ?

ಉ) ಸಂದರ್ಭದೊಡನೆ ವಿವರಿಸಿರಿ.

೧. ಪ್ರಕೃತಿ ಬರೆದ ಓಲೆಯೇ
೨. ಹೂವು ಹಣ್ಣು ಸುರಿವಿರಿ
೩. ಸತ್ಯ ತ್ಯಾಗ ಅಹಿಂಸೆಯೇ ನಿತ್ಯವಾದ ನಿಲುವೇ!

III. ಭಾಷಾಭ್ಯಾಸ :

ಅ) ಮೊದಲೆರಡು ಪದಗಳಿಗಿರುವ ಸಂಬಂಧದಂತೆ ಮೂರನೆಯ ಪದಕ್ಕೆ ಸಂಬಂಧಿಸಿದ ಪದ ಬರೆಯಿರಿ.

೧. ಇಳಿ : ಭೂಮಿ :: ಓಲೆ : \_\_\_\_\_
೨. ಸತ್ಯ : ಅಸತ್ಯ :: ಅಹಿಂಸೆ : \_\_\_\_\_
೩. ಸ್ವರ : ಸರ :: ಹಕ್ಕಿ : \_\_\_\_\_
೪. ಮರ : ಮರಗಳು :: ಸ್ವರಗಳು : \_\_\_\_\_

ಆ) ಕೆಳಗಿನ ಪದಗಳನ್ನು ಸ್ವಂತ ವಾಕ್ಯದಲ್ಲಿ ಬಳಸಿ ಬರೆಯಿರಿ.

ವರ, ಮಧುರ, ನೆಲೆ, ರೋಮಾಂಚನ, ಔದಾರ್ಯ, ಅಹಿಂಸೆ.

ಇ) ಕೆಳಗಿನ ಪದಗಳಿಗೆ ವಿರುದ್ಧಾರ್ಥಕಗಳನ್ನು ಬರೆಯಿರಿ.

ವರ, ಸ್ವರ, ಅಹಿಂಸೆ, ಪ್ರೀತಿ.

ಈ) ಕೆಲಗಿನ ಪದಗಳಿಗೆ ತತ್ಸಮ-ತದ್ಭವಗಳನ್ನು ಬರೆಯಿರಿ.

ಋಷಿ, ಆಕಾಶ, ನಿತ್ಯ, ಪಕ್ಷಿ, ಸ್ವರ.

ಉ) ಕೆಲಗೆ ನೀಡಿರುವ ಪದಗಳ ಉಚ್ಚಾರಣೆ ಹಾಗೂ ಅರ್ಥ ವ್ಯತ್ಯಾಸಗಳನ್ನು ಕೆಲ ತಿಳಿಯಿರಿ.

೧. ಮರ - ವರ

೨. ನಾಲೆ - ನೆಲೆ

೩. ಕರ - ಕರೆ

೪. ಇಳೆ - ಇಳಿ

#### IV. ಚಟುವಟಿಕೆಗಳು :

೧. ನಿಮ್ಮ ಸುತ್ತ ಕಂಡು ಬರುವ ವಿವಿಧ ಜಾತಿಯ ಮರಗಳ ಹೆಸರುಗಳನ್ನು ಪಟ್ಟಿ ಮಾಡಿರಿ.

೨. ನಿಮ್ಮ ಮನೆ ಮತ್ತು ಶಾಲೆಯ ಸುತ್ತ ಮರಗಿಡಗಳನ್ನು ಬೆಳೆಸಿರಿ.



## ೬. ಮಳೆ ಬರಲಿ

– ಸವಿತಾ ನಾಗಭೂಷಣ

ಪ್ರವೇಶ : ಮಳೆ ಸಕಲ ಜೀವರಾಶಿಗಳಿಗೆ ಮೂಲಾಧಾರ. ಇಂದು ಪ್ರಕೃತಿಯಲ್ಲಿ ನಾನಾ ವೈಪರೀತ್ಯಗಳು ಉಂಟಾಗುತ್ತಿವೆ. ಅವುಗಳಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಗಳು ಮುಖ್ಯವಾಗಿವೆ. ಇವುಗಳಿಂದ ಜನಜೀವನ ಅಸ್ತವ್ಯಸ್ತಗೊಂಡು ರೈತರ ಬದುಕು ಸಂಕಷ್ಟಕ್ಕೆ ಒಳಗಾಗುತ್ತಿದೆ. ಮಳೆಯು ಸಕಾಲಕ್ಕೆ ಹಿತವಾಗಿ ಬಂದು ಕೆರೆ ಕಟ್ಟಿ ಬಾವಿಗಳು ತುಂಬಿದರೆ ರೈತರ ಬದುಕು ಹಸನಾಗುತ್ತದೆ. ಆ ಮುಖೇನ ನಾಡು ಸಮೃದ್ಧಿಯಿಂದ ನೆಮ್ಮದಿಯಿಂದ ಕೂಡಿರುತ್ತದೆ. ಹೀಗಾಗಿ ಮಳೆ ಬರಲಿ.... ನಮ್ಮ ಕಷ್ಟಗಳನ್ನು ದೂರಮಾಡಿ, ಸುಖ ಸಂತೋಷವನ್ನು ಹೆಚ್ಚಿಸಲಿ ಎಂದು ಕವಯಿತ್ರಿ ನಮ್ರತೆಯಿಂದ ಪ್ರಾರ್ಥಿಸಿದ್ದಾರೆ.

ಮಳೆ ಬರಲಿ.....

ಆದರೆ

ಹಸಿರು ಹೊಲ ಗದ್ದೆಗಳನ್ನೂ  
ರೈತರ ಸುಖ ನಿಧೆಗಳನ್ನೂ  
ಕಸಿದುಕೊಳ್ಳದಿರಲಿ.


ಮಳೆ ಬರಲಿ.....

ಆದರೆ

ಹುಲ್ಲಿನ ಛಾವಣಿಗಳನ್ನೂ  
ಮಣ್ಣಿನ ಗೋಡೆಗಳನ್ನೂ  
ಕೆಡವಿ ಹಾಕದಿರಲಿ.

ಮಳೆ ಬರಲಿ.....

ಇರಲೊಂದು ಪುಟ್ಟ ಮನೆ  
ಹೊದೆಯಲು ಬೆಚ್ಚನೆಯ  
ಕಂಬಳಿ ಎಲ್ಲರಿಗೂ ಸಿಗಲಿ.



ನೊಂದ ಬಯಲುಗಳಿಗೆ  
ಬೆಂದ ಬೆಟ್ಟಗಳಿಗೆ  
ಬಾಯಾರಿದ ಕೆರೆ ಬಾವಿ  
ಹಳ್ಳ ಕೊಳ್ಳಗಳಿಗೆ-  
ಬರಲಿ ಮಳೆ ಬರಲಿ.

'ಧೋ' ಎಂದು ಸುರಿದು  
ಹೊರಟು ನಿಂತಾಗ  
ನೆಲ-ಮುಗಿಲು ನಗಲಿ  
ಎಳು ಬಣ್ಣಗಳಲ್ಲಿ.

\* \* \* \*

**ಕೃತಿಕಾರರ ಪರಿಚಯ :**

ಶ್ರೀಮತಿ ಸವಿತಾ ನಾಗಭೂಷಣ ಅವರು ೧೯೬೧ ರಲ್ಲಿ ಚಿಕ್ಕಮಗಳೂರಿನಲ್ಲಿ ಜನಿಸಿದರು. ಇವರು ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದು, ಅಂಚೆ ಇಲಾಖೆಯಲ್ಲಿ ೨೦ ವರ್ಷ ಸೇವೆಸಲ್ಲಿಸಿ, ಸ್ವಯಂ ನಿವೃತ್ತಿ ಹೊಂದಿದ್ದಾರೆ.

ಇವರು 'ಚಂದ್ರನನ್ನು ಕರೆಯಿರಿ ಭೂಮಿಗೆ', 'ಹೊಳೆ ಮಗಳು', 'ಆಕಾಶ ಮಲ್ಲಿಗೆ', 'ಜಾತ್ರೆಯಲ್ಲಿ ಶಿವ', 'ದರುಶನ', 'ಕಾಡು ಲಿಲ್ಲಿ ಹೂಗಳು', 'ಹಳ್ಳಿಯ ದಾರಿ' - ಮೊದಲಾದ ಕವನ ಸಂಕಲನಗಳನ್ನು, 'ಸ್ತ್ರೀಲೋಕ' ಎಂಬ ಕಾದಂಬರಿಯನ್ನು ಬರೆದಿದ್ದಾರೆ. 'ನಾ ಬರುತ್ತೇನ ಕೇಳ' ಎಂಬ ಕವನ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ ಹಾಗೂ ಡಿ. ಎಸ್. ಕರ್ಕಿ ಕಾವ್ಯ ಪ್ರಶಸ್ತಿಯೂ ಲಭಿಸಿದೆ.

ಪ್ರಸ್ತುತ 'ಮಳೆ ಬರಲಿ...' ಕವನವನ್ನು 'ಚಂದ್ರನನ್ನು ಕರೆಯಿರಿ ಭೂಮಿಗೆ' ಕವನ ಸಂಕಲನದಿಂದ ಆಯ್ದುಕೊಳ್ಳಲಾಗಿದೆ.



I. ಪದಗಳ ಅರ್ಥ ತಿಳಿಯಿರಿ :

ಕಂಬಳಿ - ಕುರಿಯ ಶುಷ್ಕದಿಂದ ಮಾಡಿದ ಹೊದಿಕೆ.

ಕೊಳ್ಳ - ತಗ್ಗು; ಗುಣಿ.

ಬಯಲು - ವಿಸ್ತಾರವಾದ ಭೂಪ್ರದೇಶ.

ಹಳ್ಳ - ತಗ್ಗು; ಗುಣಿ.

ಕಸಿದು (ಕ್ರಿ) - ಕಿತ್ತುಕೊಳ್ಳು; ಅಪಹರಿಸು.

ಛಾವಣಿ - ಚಾವಣಿ(ಕ). ಮಾಳಿಗೆ.

ಬೆಂದ (ಕ್ರಿ) - ಸುಡು; ಕುದಿ; ಬಿಸಿ.

II. ಪ್ರಶ್ನೆಗಳು :

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ರೈತರಿಗೆ ಸುಖ ನಿದ್ಧೆಗಳು ಯಾವಾಗ ಸಿಗುತ್ತವೆ?

೨. ಕೆರೆ ಹಳ್ಳ ಬಾವಿಗಳಿಗೆ ಬಾಯಾರಿಕೆ ಆಗುವುದು ಯಾವಾಗ?

೩. ನೊಂದ ಬಯಲುಗಳು, ಬೆಂದ ಬೆಟ್ಟಗಳು ತಂಪಾಗುವುದು ಯಾವಾಗ?

೪. ಮಳೆ ಬಂದು ನಿಂತಾಗ ನೆಲ ಮುಗಿಲು ಹೇಗೆ ಕಾಣಬೇಕು?

ಆ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಮಳೆ ಯಾವ ಯಾವ ನಷ್ಟಗಳನ್ನು ಉಂಟುಮಾಡದಿರಲಿ ಎಂದು ಕವಯಿತ್ರಿ ಆಶಿಸಿದ್ದಾರೆ?

೨. ವಿಪರೀತ ಮಳೆಯಿಂದ ಯಾರ ಮನೆಗಳಿಗೆ ಹೆಚ್ಚು ಹಾನಿ ಉಂಟಾಗುತ್ತದೆ? ಏಕೆ?

೩. ಮಳೆಯಿಂದ ಯಾವ ಯಾವ ಸುಖಗಳು ಸಿಗಲಿ ಎಂದು ಕವಯಿತ್ರಿ ಆಶಿಸುತ್ತಾರೆ?

೪. ನೊಂದು ಬೆಂದು ಬಾಯಾರಿದ ಪ್ರಕೃತಿಯ ಅಂಶಗಳಾವುವು?

ಇ) ಕೆಳಗಿನ ಪ್ರಶ್ನೆಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಮಳೆಯಿಂದ ಆಗುವ ಅನುಕೂಲ ಹಾಗೂ ಅನಾನುಕೂಲಗಳಾವುವು?

ಈ) ಸಂದರ್ಭದೊಡನೆ ವಿವರಿಸಿರಿ.

೧. ರೈತರ ಸುಖ ನಿದ್ಧೆಗಳನ್ನು ಕಸಿದುಕೊಳ್ಳದಿರಲಿ.

೨. ಹೊದೆಯಲು ಬೆಚ್ಚನೆಯ ಕಂಬಳಿ ಎಲ್ಲರಿಗೂ ಸಿಗಲಿ.

೩. ಕೆರೆ ಬಾವಿ ಹಳ್ಳಕೊಳ್ಳಗಳಿಗೆ ಬರಲಿ ಮಳೆ.

### III. ಭಾಷಾಭ್ಯಾಸ :

ಅ) ಮೊದಲೆರಡು ಪದಗಳಿಗೆ ಸಂಬಂಧಿಸಿದಂತೆ ಮೂರನೆಯ ಪದಕ್ಕೆ ಸಂಬಂಧಿಸಿದ ಪದ ಬರೆಯಿರಿ.

೧. ಹಳ್ಳಕೊಳ್ಳು : ಜೋಡುನುಡಿ :: ಧೋ : \_\_\_\_\_

೨. ಹಳ್ಳ : ತಗ್ಗು :: ಕಸಿದು : \_\_\_\_\_

೩. ಸಿಗು : ಸಿಗಲಿ :: ನಗು : \_\_\_\_\_

ಆ) ಕೆಳಗಿನ ಪದಗಳನ್ನು ಸ್ವಂತ ವಾಕ್ಯದಲ್ಲಿ ಬರೆಯಿರಿ.

ಸುಖನಿದ್ದೆ, ಬಾಯಾರು, ಬೆಚ್ಚನೆ.

ಇ) ಕೆಳಗಿನ ಪದಗಳಿಗೆ ವಿರುದ್ಧಾರ್ಥಕಗಳನ್ನು ಬರೆಯಿರಿ.

ಮೇಲೆ, ಬೀಳು, ಸುಖ, ಕೆಡವು.

ಈ) ಕೆಳಗಿನ ಪದಗಳನ್ನು ಮಾದರಿಯಂತೆ ಬಿಡಿಸಿ ಬರೆಯಿರಿ.

ಮಾದರಿ : ಹಾಕದೆ + ಇರಲಿ = ಹಾಕದಿರಲಿ

೧. ಇರಲೊಂದು

೨. ಬಾಯಾರಿದ

೩. ಕೊಳ್ಳದಿರಲಿ

### IV. ಚಟುವಟಿಕೆಗಳು :

೧. ಈ ಪದ್ಯದ ಕೊನೆಯ ಎರಡು ಪದ್ಯಗಳನ್ನು ಕಂಠಪಾಠ ಮಾಡಿರಿ. (ನೊಂದ ಬಯಲುಗಳಿಗೆ.....  
ಏಳು ಬಣ್ಣಗಳಲ್ಲಿ)

೨. ಸಕಲ ಚರಾಚರಗಳಿಗೆ ಮಳೆಯ ಅಗತ್ಯತೆ ಇರುವುದನ್ನು ನಿಮ್ಮ ಮಾತುಗಳಲ್ಲಿ ಬರೆಯಿರಿ.

೩. ಅತಿವೃಷ್ಟಿ ಮತ್ತು ಅನಾವೃಷ್ಟಿಗೆ ಸಂಬಂಧಿಸಿದ ಸಚಿತ್ರ ಮಾಹಿತಿಗಳನ್ನು ಸಂಗ್ರಹಿಸಿರಿ.

೪. ಸಕಾಲಕ್ಕೆ ಹಿತಮಿತವಾಗಿ ಮಳೆ ಬರಲು ಏನು ಮಾಡಬೇಕು ಚರ್ಚಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಿರಿ.




## 2. ಹಕ್ಕಿಗಳು

- ಸಿದ್ಧಲಿಂಗಯ್ಯ

ಪಾಠ ಪ್ರವೇಶ : ಶತಶತಮಾನಗಳಿಂದ ಶೋಷಣೆ, ಅನ್ಯಾಯ, ಅವಮಾನ, ನಿರ್ಲಕ್ಷ್ಯ ಹಾಗೂ ತುಳಿತಕ್ಕೆ ಒಳಗಾದ ಸಾಮಾಜಿಕ ವರ್ಗವೊಂದು ತನ್ನ ನೋವು, ಸಿಟ್ಟು ಹಾಗೂ ಅನುಭವಗಳಿಗೆ ಅಕ್ಷರ ರೂಪ ಕೊಟ್ಟು, ತನ್ನದೇ ಭಾಷೆಯಲ್ಲಿ ವ್ಯಕ್ತಪಡಿಸಿದ ರೀತಿ ಕನ್ನಡ ಸಾಹಿತ್ಯದಲ್ಲಿ ಮಹತ್ವದ ಸ್ಥಾನಪಡೆದು 'ಬಂಡಾಯ - ದಲಿತ' ಎಂದು ಪ್ರಸಿದ್ಧಿ ಪಡೆಯಿತು. ದಲಿತರು, ಶೋಷಿತರು ತಮ್ಮ ಬದುಕನ್ನು ಕುರಿತು ತಾವೇ ಬರೆದುಕೊಳ್ಳಲಾರಂಭಿಸಿದರು. ಈ ಮುಖೇನ ಸಾಮಾಜಿಕ ಜಾಗೃತಿ ಹಾಗೂ ಬದಲಾವಣೆ ತರುವಲ್ಲಿ ಕಾರಣರಾದರು. ಸರ್ವ ಸಮಾನತೆಯ ಸಮಾಜವನ್ನು ಕಟ್ಟಬಯಸಿದರು.

ಬೆಟ್ಟವ ಹತ್ತಿ ಬೆಟ್ಟವ ಇಳಿಯುವ  
ಬಾಲಕರಣ್ಣ ನಾವುಗಳು  
ಆಳ ಪಾತಾಳದ ಕರಾಳ ನೋವನು  
ಕಂಡವರಣ್ಣಾ ನಾವುಗಳು

ಕುರಿಗಳ ಕಾಯ್ದು ದನಗಳ ಮೇಯಿಸಿ  
ಹಾಲನು ಕುಡಿಯದೆ ಹೋದವರು  
ಓದುವ ಬರೆಯುವ ಭಾಗ್ಯವು ಸಿಗದೆ  
ಗಿಡಗಳ ಜೊತೆಯಲಿ ಬೆಳೆದವರು



ಎಂಜಲು ತೊಳೆದು ಗಂಜಲ ಬಳಿದು  
ಗಂಜಿಯ ಕಾಣದೆ ದುಡಿದವರು  
ಗುಡಿಗೋಪುರದ ಬಣ್ಣಗಳಾಗಿ  
ಚಳಿಯನು ತಡೆಯದೆ ಕುಸಿದವರು

ಉರಿಬಿಸಿಲಲ್ಲಿ ಉರಿಯುವ ಎಲೆಗಳು  
ಬೂದಿಯ ಕಣಗಳು ನಾವುಗಳು  
ಬಿರಿಯುವ ಮೊದಲೇ ಬಾಡುವ ಹೂವುಗಳು  
ಕಮರುವ ಬಣ್ಣದ ಕನಸುಗಳು

ಹೊತ್ತನು ಅರಿಯದ ದಿಕ್ಕನು ಕಾಣದ  
ಸೀಳುದಾರಿಯ ಪಯಣಿಗರು  
ನೋವಿನ ಹಾಡಿನ ಕತ್ತಲ ನಾಡಿನ  
ಬೆಳಕನು ಅರಸುವ ಹಕ್ಕಿಗಳು

\* \* \* \*

### ಕೃತಿಕಾರರ ಪರಿಚಯ:

ಡಾ. ಸಿದ್ದಲಿಂಗಯ್ಯ ಅವರು ದಲಿತ ಕವಿಯೆಂದೇ ಪ್ರಸಿದ್ಧರಾಗಿದ್ದಾರೆ. ಇವರು ೧೯೫೪ ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಮಂಚನಬೆಲೆಯಲ್ಲಿ ಜನಿಸಿದರು. (ಈಗಿನ ರಾಮನಗರ ಜಿಲ್ಲೆ). ದಲಿತರ ದುಃಖ ದುಮ್ಮಾನಗಳಿಗೆ ಧ್ವನಿಯಾಗಿರುವ ಇವರು 'ಹೊಲೆಮಾದಿಗರ ಹಾಡು', 'ಸಾವಿರಾರು ನದಿಗಳು', 'ಕಪ್ಪುಕಾಡಿನ ನಾಡು', 'ಮೆರವಣಿಗೆ' ಮುಂತಾದ ಕವನ ಸಂಕಲನಗಳನ್ನೂ 'ಅವತಾರಗಳು', 'ಗ್ರಾಮದೇವತೆಗಳು', 'ಹಕ್ಕಿನೋಟ' ಮುಂತಾದ ಗದ್ಯ ಕೃತಿಗಳನ್ನೂ, 'ಪಂಚಮ', 'ನೆಲಸಮ', 'ಏಕಲವ್ಯ' ನಾಟಕಗಳನ್ನೂ ಬರೆದಿದ್ದಾರೆ. 'ಊರು ಕೇರಿ' ಇವರ ವಿಶಿಷ್ಟ ರೀತಿಯ ಆತ್ಮಕಥನವಾಗಿದೆ.



ಇವರು ಎರಡು ಬಾರಿ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ, ಡಾ. ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಬಹುಮಾನ, ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ ಮುಂತಾದ ಪ್ರಶಸ್ತಿಗಳು ಸಂದಿವೆ. ಪ್ರಸ್ತುತ 'ಹಕ್ಕಿಗಳು' ಕವನವನ್ನು ಅವರ 'ಮೆರವಣಿಗೆ' ಕೃತಿಯಿಂದ ಆಯ್ಕೆ ಮಾಡಿಕೊಳ್ಳಲಾಗಿದೆ.



## I. ಪದಗಳ ಅರ್ಥ :

ಅರಸು - ಹುಡುಕು; ಶೋಧಿಸು.

ಅರಿ - ತಿಳಿ

ಕಮರು (ಕ್ರಿ) - ಕುಂದು; ಬಾಡು; ನಾಶವಾಗು.

ಎಂಜಲು - ತಿಂದು ಮಿಕ್ಕಿದ್ದು

ಕರಾಳ (ಗು) - ಭಯಂಕರವಾದ; ವಿಕೃತವಾದ.

ಕುಸಿ (ಕ್ರಿ) - ಕುಗ್ಗು; ಆಯಾಸಗೊಂಡು ಬೀಳು

ಗಂಜಲ - ಗೋಮೂತ್ರ

ಪಾತಾಳ - ಭೂಮಿ ಕೆಳಗಿನ ಏಳು ಲೋಕಗಳಲ್ಲಿ ಒಂದು; ಬಹಳ ಆಳವಾದ ಸ್ಥಳ.

ಬಾಡು (ಕ್ರಿ) - ಕುಗ್ಗು ; ಒಣಗು; ಕಳೆಗುಂದು.

ಬಿರಿ (ಕ್ರಿ) - ಅರಳು; ಬಿರುಕು.

ಸೀಳುದಾರಿ - ಕವಲುದಾರಿ

ಹೊತ್ತು - ಸಮಯ

## II. ಪ್ರಶ್ನೆಗಳು:

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ಹಕ್ಕಿಗಳು ಕವಿತೆ ಯಾರನ್ನು ಕುರಿತು ಬರೆದುದಾಗಿದೆ?
೨. ಕುರಿದನಗಳನ್ನು ಕಾಯ್ದ ಬಾಲಕರಿಗೆ ಯಾವುದು ಸಿಗಲಿಲ್ಲ?
೩. ಎಂಜಲು ತೊಳೆದವರಿಗೆ ಏನು ಸಿಗಬೇಕಾಗಿತ್ತು?
೪. ಗಿಡಗಳ ಜೊತೆ ಬೆಳೆದವರಿಗೆ ಯಾವ ಭಾಗ್ಯ ಸಿಗಲಿಲ್ಲ?
೫. ಬಾಲಕರು ಚಳಿಯನು ತಡೆಯದೆ ಕುಸಿದುದು ಏಕೆ?
೬. ಬಾಲಕರ ಕನಸುಗಳು ಹೇಗೆ ಕಮರಿಹೋಗಿವೆ?

ಆ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಹಕ್ಕಿಗಳು ಕವಿತೆಯಲ್ಲಿ ಬಾಲಕರು ಯಾವ ಯಾವ ಅವಕಾಶಗಳಿಂದ ವಂಚಿತರಾಗಿದ್ದಾರೆ?
೨. ನೋವುಂಡ ಬಾಲಕರಿಗೆ ಯಾವ ಯಾವ ಅನುಭವಗಳಾಗಿವೆ?
೩. ಬಾಲಕರ ಹಾಡು ಮತ್ತು ನಾಡು ಯಾವ ಸ್ವರೂಪದ್ದಾಗಿದೆ? ಏಕೆ?

ಇ) ಕೆಳಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಬಾಲಕರದು ನೋವಿನ ಹಾಡು, ಕತ್ತಲ ನಾಡು ಎಂದು ಕವಿ ಏಕೆ ಕರೆದಿದ್ದಾರೆ?
೨. 'ಹಕ್ಕಿಗಳು' ಕವಿತೆಯಲ್ಲಿ ವ್ಯಕ್ತಗೊಂಡಿರುವ ಕವಿಯ ಭಾವನೆಗಳೇನು?

ಈ) ಸಂದರ್ಭದೊಡನೆ ವಿವರಿಸಿರಿ.

೧. ಹಾಲನು ಕುಡಿಯದೆ ಹೋದವರು.

೨. ಗಂಜಿಯ ಕಾಣದೆ ದುಡಿದವರು.

೩. ಕಮರುವ ಬಣ್ಣದ ಕನಸುಗಳು.

೪. ಬೆಳಕನು ಅರಸುವ ಹಕ್ಕಿಗಳು.

### III. ಭಾಷಾಭ್ಯಾಸ :

ಅ) ಕೆಳಗಿನ 'ಅ' ಪಟ್ಟಿಯೊಂದಿಗೆ 'ಬ' ಪಟ್ಟಿಯನ್ನು ಹೊಂದಿಸಿ ಬರೆಯಿರಿ.

'ಅ' ಪಟ್ಟಿ

೧. ವರ್ಣ

೨. ಪ್ರಯಾಣ

೩. ಹಾಲು

೪. ಹಕ್ಕಿ

'ಬ' ಪಟ್ಟಿ

ಅ. ದಿಸೆ

ಆ. ಪಕ್ಷಿ

ಇ. ಪಯಣ

ಈ. ಬಣ್ಣ

ಉ. ಪಾಲು

ಆ) ಕೆಳಗಿನ ಪದಗಳಿಗೆ ವಿರುದ್ಧಾರ್ಥಕ ಪದಗಳನ್ನು ಬರೆಯಿರಿ.

ಇಳಿ, ಕತ್ತಲು, ಕನಸು, ಕಮರು.

ಇ) ಕೆಳಗಿನ ಪದಗಳನ್ನು ಸ್ವಂತ ವಾಕ್ಯದಲ್ಲಿ ಬಳಸಿ ಬರೆಯಿರಿ.

ಭಾಗ್ಯ, ಬಣ್ಣದ ಕನಸು, ಉರಿಬಿಸಿಲು, ಕರಾಳ ನೋವು, ಬಾಡುವ ಹಾವು.

ಈ) ಹಕ್ಕಿಗಳು ಕವಿತೆಯಲ್ಲಿ ಬಳಕೆಯಾಗಿರುವ ಕ್ರಿಯಾಪದಗಳನ್ನು ಪಟ್ಟಿಮಾಡಿರಿ.

ಉದಾ : ಹತ್ತಿ, ಇಳಿ.....

ಉ) ಯಾವುದೇ ಒಂದು ಪದಕ್ಕೆ 'ಗಳು' ಮತ್ತು 'ಅರು' ಪ್ರತ್ಯಯ ಸೇರಿದಾಗ ಬಹುವಚನ ರೂಪ ಪಡೆಯುತ್ತದೆ. ಅಂತಹ ಪದಗಳನ್ನು 'ಹಕ್ಕಿಗಳು' ಕವಿತೆಯಿಂದ ಆರಿಸಿ ಬರೆಯಿರಿ.

'ಗಳು' ಪ್ರತ್ಯಯದ ಪದಗಳು	'ಅರು' ಪ್ರತ್ಯಯದ ಪದಗಳು
೧. ನಾವುಗಳು	೧. ಹೋದವರು

ಊ) ಈ ಕೆಳಗಿನ ಪದ್ಯದ ಭಾವಾರ್ಥ ಬರೆಯಿರಿ.

ಕುರಿಗಳ ಕಾಯ್ದು ದನಗಳ ಮೇಯಿಸಿ  
ಹಾಲನು ಕುಡಿಯದೆ ಹೋದವರು  
ಓದುವ ಬರೆಯುವ ಭಾಗ್ಯವು ಸಿಗದೆ  
ಗಿಡಗಳ ಜೊತೆಯಲಿ ಬೆಳೆದವರು

ಎಂಜಲು ತೊಳೆದು ಗಂಜಲ ಬಳಿದು  
ಗಂಜಿಯ ಕಾಣದೆ ದುಡಿದವರು  
ಗುಡಿಗೋಪುರದ ಬಣ್ಣಗಳಾಗಿ  
ಚಳಿಯನು ತಡೆಯದೆ ಕುಸಿದವರು

#### IV. ಚಟುವಟಿಕೆಗಳು :

೧. ಡಾ. ಸಿದ್ದಲಿಂಗಯ್ಯ ಅವರ 'ಮೆರವಣಿಗೆ' ಸಮಗ್ರ ಕವನ ಸಂಕಲನವನ್ನು ಸಂಗ್ರಹಿಸಿ ಓದಿರಿ.
೨. ದಲಿತರ, ಬಡವರ ಮಕ್ಕಳ ಕಷ್ಟ ಸುಖಗಳನ್ನು ಆಲಿಸಿರಿ, ಅವರೊಂದಿಗೆ ಪ್ರೀತಿಯಿಂದ ನಡೆದುಕೊಳ್ಳಿರಿ.
೩. ಬಾಲ್ಯದ ನಿಮ್ಮ ಅನುಭವಗಳನ್ನೇ ಕವಿತೆಯ ರೂಪದಲ್ಲಿ ಬರೆಯಿರಿ.



## ೮. ಗೌರವಿಸು ಜೀವನವ

- ಡಿ.ವಿ.ಜಿ.

ಪಾಠ ಪ್ರವೇಶ : ನಮ್ಮ ಈ ಜೀವನವನ್ನು ಗೌರವಿಸಬೇಕು. ಈ ಜೀವಕ್ಕೆ ಮೂಲವಾದ ಚೇತನವನ್ನು ಗೌರವಿಸಬೇಕು. ಇದು ಯಾರದೋ ಜಗತ್ತು, ನಾನೇನು ಇಲ್ಲಿ ಶಾಶ್ವತವಾಗಿರುವುದಿಲ್ಲ ಎನ್ನುವ ಭಾವವನ್ನು ತೊರೆದು ಬದುಕಿನಲ್ಲಿ ಸಮೃದ್ಧಿಯನ್ನು ಕಾಣಲು ಪ್ರಯತ್ನಿಸಬೇಕು. ನಮ್ಮ ದೇಹ, ಮನಸ್ಸು ಮತ್ತು ಚೇತನ ಶುದ್ಧವಾಗಿರಬೇಕು. ಆಗ ನಾವು ಮಾಡುವ ಪ್ರತಿ ಕೆಲಸಗಳೂ ಶುದ್ಧವಾಗಿರುತ್ತವೆ. ಅದು ಆತ್ಮೋನ್ನತಿಗೆ ದಾರಿಯಾಗುತ್ತದೆ.

ನಾವು ನೋಡುವ ಪ್ರತಿ ವಸ್ತುವಿನಲ್ಲೂ ಹಲವು ಸೋಜಿಗಗಳಿವೆ. ಆ ಸೋಜಿಗಗಳಿಗೆ ಕಾರಣಗಳನ್ನು ಹುಡುಕಲು ನಮ್ಮಿಂದ ಸಾಧ್ಯವಿಲ್ಲ. ಆ ಪರಮಾತ್ಮ ತನ್ನಿಚ್ಛೆಯಂತೆ ತನ್ನ ಸಂತೋಷಕ್ಕೆ ಎಲ್ಲವನ್ನೂ ಸೃಷ್ಟಿಸಿ ಆನಂದಪಡುತ್ತಾನೆ. ಹೀಗಾಗಿ ನಮ್ಮಲ್ಲಿರುವ ಅಹಂಕಾರವನ್ನು ಬಿಟ್ಟು ಆನಂದಪಡುವುದನ್ನು ಕಲಿಯಬೇಕು.

ಬದುಕಿನ ಪ್ರತಿ ಸಂದರ್ಭದಲ್ಲೂ ತನ್ನಯತೆಯನ್ನು ಹೃದಯ ವೈಶಾಲ್ಯತೆಯನ್ನು ರೂಢಿಸಿಕೊಂಡು ಬ್ರಹ್ಮಾನಂದವನ್ನು ಅನುಭವಿಸಬೇಕು ಎನ್ನುವ ವಿಚಾರಗಳನ್ನು ಡಿವಿಜಿ ಅವರು ಇಲ್ಲಿ ವ್ಯಕ್ತಪಡಿಸಿದ್ದಾರೆ.

ಗೌರವಿಸು ಜೀವನವ, ಗೌರವಿಸು ಚೇತನವ  
ಆರದೋ ಜಗವೆಂದು ಭೇದವೆಣಿಸದಿರು  
ಹೋರುವುದೆ ಜೀವನ ಸಮೃದ್ಧಿಗೋಸುಗ ನಿನಗೆ  
ದಾರಿಯಾತ್ಮೋನ್ನತಿಗೆ - ಮಂಕುತಿಮ್ಮ

|| ೧ ||

ತೃಣಕೆ ಹಸಿರೆಲ್ಲಿಯದು? ಬೇರಿನದೇ? ಮಣ್ಣಿನದೇ? |  
ದಿನಪನದೇ? ಚಂದ್ರನದೇ? ನೀರಿನದೇ? ನಿನದೇ? ||  
ತಣಿತಣಿವ ನಿನ್ನ ಕಣ್ಣಿನ ಪುಣ್ಯವೋ? ನೋಡು |  
ಗುಣಕೆ ಕಾರಣವೊಂದೇ? ಮಂಕುತಿಮ್ಮ

|| ೨ ||

ಒಮ್ಮೆ ಹೂದೋಟದಲಿ ಒಮ್ಮೆ ಕೆಳೆಕೂಟದಲಿ  
ಒಮ್ಮೆ ಸಂಗೀತದಲಿ ಒಮ್ಮೆ ಶಾಸ್ತ್ರದಲ್ಲಿ  
ಒಮ್ಮೆ ಸಂಸಾರದಲಿ ಮತ್ತೊಮ್ಮೆ ಮೌನದಲಿ  
ಬ್ರಹ್ಮಾನುಭವಿಯಾಗೋ - ಮಂಕುತಿಮ್ಮ

|| ೩ ||


ವಿಸ್ತಾರದಲಿ ಬಾಳು ವೈಶಾಲ್ಯದಿಂ ಬಾಳು  
ಕತ್ತಲೆಯ ಮೊಡಕು ಮೂಲೆಗಳ ಸೇರದಿರು  
ಭಾಸ್ಕರನನುಗ್ರಹವೆ ನೂತ್ನ ಜೀವನ ಸತ್ತ್ವ  
ಮೃತ್ಯು ನಿನಗಲ್ಲತೆಯೋ - ಮಂಕುತಿಮ್ಮ

|| ೪ ||

\* \* \* \*

### ಕೃತಿಕಾರರ ಪರಿಚಯ :

ಡಿವಿಜಿ ಎಂದು ಪ್ರಸಿದ್ಧರಾಗಿರುವ ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ ಅವರು ೧೮೮೭ ರಲ್ಲಿ ಕೋಲಾರ ಜಿಲ್ಲೆಯ ಮುಳಬಾಗಿಲಲ್ಲಿ ಜನಿಸಿದರು. ಪತ್ರಿಕೋದ್ಯಮಿಯಾಗಿ, ಗೋಖಲೆ ಸಾರ್ವಜನಿಕ ಸಂಸ್ಥೆಯ ಸ್ಥಾಪಕರಾಗಿ, ಸಮಾಜ ಸೇವಕರಾಗಿ, ಸಾಹಿತಿಯಾಗಿ ಪ್ರಸಿದ್ಧರಾದವರು.



ಇವರು 'ಮಂಕುತಿಮ್ಮನ ಕಗ್ಗ', 'ಮರುಳುಮುನಿಯನ ಕಗ್ಗ', 'ಉಮರನ ಒಸಗೆ', 'ಜ್ಞಾಪಕ ಚಿತ್ರಶಾಲೆ', 'ಅಂತಃಪುರದ ಗೀತೆಗಳು' ಮೊದಲಾದ ಮೌಲಿಕ ಕೃತಿಗಳನ್ನು ರಚಿಸಿದ್ದಾರೆ. ಡಿವಿಜಿ ಅವರ 'ಶ್ರೀ ಮಧ್ವಗವದ್ಗೀತಾ ತಾತ್ಪರ್ಯ' ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಮಡಿಕೇರಿಯಲ್ಲಿ ಸಮಾವೇಶಗೊಂಡ ೧೮ ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಇವರಿಗೆ ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಿ.ಲಿಟ್. ಪದವಿ ನೀಡಿ ಗೌರವಿಸಿದೆ. ಇವರು ೧೯೭೫ ರಲ್ಲಿ ನಿಧನರಾದರು. 'ಗೌರವಿಸು ಜೀವನವ' ಪದ್ಯ ಭಾಗವನ್ನು ಡಿವಿಜಿ ಅವರ 'ಮಂಕುತಿಮ್ಮನ ಕಗ್ಗ' ಕೃತಿಯಿಂದ ಆಯ್ಕೆ ಮಾಡಿಕೊಳ್ಳಲಾಗಿದೆ.

I. ಪದಗಳ ಅರ್ಥ ತಿಳಿಯಿರಿ :

ಅನುಗ್ರಹ - ಕೃಪೆ; ಆಶೀರ್ವಾದ; ದಯೆ.

ಆತ್ಮೋನ್ನತಿ - ಅಧ್ಯಾತ್ಮ ಸಾಧನೆಯಿಂದ ಉನ್ನತಿಗೇರುವುದು.

ಕೂಟ - ಸಂಗ; ಗುಂಪು.

ಜೀವನ - ಬದುಕು

ತೃಣ - ಹುಲ್ಲು; ಗರಿಕೆ.

ನೂತ್ನ - ನೂತನ; ಹೊಸ.

ಬ್ರಹ್ಮಾನುಭವಿ - ಅನುಭಾವದಿಂದ ಸಿದ್ಧಿ ಪಡೆದವರು.

ಮೊಡಕು - ಮೂಲೆ

ವಿಸ್ತಾರ - ಹರವು; ವಿಶಾಲತೆ.

ಸತ್ತ್ವ - ಸಾರ; ಬಲ; ಇರುವಿಕೆ.

ಅಲ್ಪ - ಕಡಿಮೆ

ಕೆಳೆ - ಸ್ನೇಹ; ಗೆಳೆತನ.

ಚೇತನ - ಮನಸ್ಸು; ಶಕ್ತಿ; ಆತ್ಮ.

ತಣೆ - ತಂಪಾಗು; ತೃಪ್ತಿಹೊಂದು.

ದಿನಪ - ಸೂರ್ಯ; ರವಿ; ಆದಿತ್ಯ.

ಪುಣ್ಯ - ಭಾಗ್ಯ; ಅದೃಷ್ಟ.

ಭೇದ - ಒಡಕು; ಬಿರುಕು; ಭಿನ್ನತೆ.

ಮೃತ್ಯು - ಸಾವು; ಮರಣ.

ಸಮೃದ್ಧಿ - ಐಶ್ವರ್ಯ; ಪ್ರಗತಿ.

II. ಪ್ರಶ್ನೆಗಳು :

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ಕಣ್ಣಿನ ಪುಣ್ಯ ಯಾವುದು?
೨. ಡಿವಿಜಿ ಅವರು ಮಾನವ ಹೇಗೆ ಬಾಳಬೇಕು ಎಂದಿದ್ದಾರೆ?
೩. ಡಿವಿಜಿ ಅವರು ಯಾವುದನ್ನು ಗೌರವಿಸಬೇಕು ಎಂದಿದ್ದಾರೆ?
೪. ಆತ್ಮೋನ್ನತಿಗೆ ದಾರಿ ಯಾವುದೆಂದು ಡಿವಿಜಿ ಹೇಳಿದ್ದಾರೆ?
೫. ಡಿವಿಜಿ ಅವರ ಪೂರ್ಣ ಹೆಸರೇನು?
೬. 'ಗೌರವಿಸು ಜೀವನವ' ಕಾವ್ಯ ಭಾಗದ ಮೂಲ ಕೃತಿ ಯಾವುದು?

ಆ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ತೃಣದ ಹಸಿರಿಗೆ ಕಾರಣವಾದ ಅಂಶಗಳಾವುವು?
೨. ಡಿವಿಜಿ ಅವರು ಜೀವನ ಯಾವಾಗ ಸಮೃದ್ಧವಾಗುತ್ತದೆ ಎಂದಿದ್ದಾರೆ?

೨. ಬ್ರಹ್ಮಾನುಭವ ಪಡೆಯುವುದು ಹೇಗೆ?  
 ೪. ಜೀವನ ಮತ್ತು ಚೇತನವನ್ನು ಏಕೆ ಗೌರವಿಸಬೇಕು?  
 ೫. ಮೃತ್ಯು ಯಾವಾಗ ಅಲ್ಪವಾಗಿ ತೋರುತ್ತದೆ?

ಇ) ಕೆಳಗಿನ ಪ್ರಶ್ನೆಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಗೌರವಿಸು ಜೀವನವ ಪದ್ಯಗಳಲ್ಲಿ ಅಂತರ್ಗತವಾಗಿರುವ ಕವಿಯ ಭಾವನೆಗಳನ್ನು ವಿವರಿಸಿ.

ಈ) ಸಂದರ್ಭದೊಡನೆ ವಿವರಿಸಿರಿ.

೧. ಗುಣಕೆ ಕಾರಣವೊಂದೆ  
 ೨. ಆರದೋ ಜಗವೆಂದು ಭೇದವೆಣಿಸದಿರು  
 ೩. ಬ್ರಹ್ಮಾನುಭವಿಯಾಗು  
 ೪. ವಿಸ್ತಾರದಲಿ ಬಾಳು ವೈಶಾಲ್ಯದಿಂ ಬಾಳು

### III. ಭಾಷಾಭ್ಯಾಸ :

ಅ) ಕೆಳಗಿನ ಪದಗಳಲ್ಲಿ ಗುಂಪಿಗೆ ಸೇರದಿರುವ ಪದವನ್ನು ಆಯ್ದು ಬರೆಯಿರಿ.

೧. ಸೂರ್ಯ, ಚಂದ್ರ, ಭಾಸ್ಕರ, ದಿನಪ.  
 ೨. ಕಣ್ಣು, ನೇತ್ರ, ನಯನ, ತೃಣ.  
 ೩. ಸಾವು, ಮೃತ್ಯು, ಹುಟ್ಟು, ನಿಧನ.  
 ೪. ಗೆಲೆತನ, ಶತ್ರು, ಸ್ನೇಹ, ಕೆಳೆ.

ಆ) ಕೆಳಗೆ ನೀಡಿರುವ 'ಅ' ಪಟ್ಟಿಯೊಂದಿಗೆ 'ಬ' ಪಟ್ಟಿಯನ್ನು ಹೊಂದಿಸಿ ಬರೆಯಿರಿ.

'ಅ' ಪಟ್ಟಿ

- ೧) ಗೌರವಿಸು  
 ೨) ವಿಸ್ತಾರದಲಿ  
 ೩) ಮೂಲೆಗಳ  
 ೪) ಭಾಸ್ಕರನ

'ಬ' ಪಟ್ಟಿ

- ಅ) ಸಮೃದ್ಧಿ  
 ಬ) ಅನುಗ್ರಹ  
 ಕ) ಬಾಳು  
 ಡ) ಜೀವನವ  
 ಇ) ಸೇರದಿರು

ಇ) ಕೆಲಗೆ ನೀಡಿರುವ ಪದಗಳನ್ನು ಸ್ವಂತ ವಾಕ್ಯದಲ್ಲಿ ಬರೆಯಿರಿ.

ಚೇತನ, ಅನುಗ್ರಹ, ಗೌರವಿಸು, ಮೌನ, ಸಮೃದ್ಧಿ, ಗುಣ.

ಈ) ಕೆಲಗಿನ ಪದಗಳಿಗೆ ವಿರುದ್ಧಾರ್ಥಕ ಬರೆಯಿರಿ.

ಪುಣ್ಯ, ಗೌರವ, ವಿವೇಕ, ಸಮ, ಮೃತ್ಯು, ಭೇದ, ಚೇತನ.

ಉ) ಕೆಲಗಿನ ಪದಗಳನ್ನು ಬಿಡಿಸಿ ಸಂಧಿ ಹೆಸರಿಸಿರಿ.

ಹಸಿರಲ್ಲಿ, ಕಾರಣವೊಂದೇ, ಭೇದವೆಣಿಸು, ಆತ್ಮೋನ್ನತಿ, ಹೂದೋಟ, ಬ್ರಹ್ಮಾನುಭವಿ, ಭಾಸ್ಕರನನುಗ್ರಹ.

#### IV. ಚಟುವಟಿಕೆಗಳು :

೧. ಗೌರವಿಸು ಜೀವನವ ಪದ್ಯದಲ್ಲಿನ ೧ ನೇ ಮತ್ತು ೩ ನೇ ಪದ್ಯಗಳನ್ನು ಕಂಠಪಾಠ ಮಾಡಿರಿ.

೨. ಡಿವಿಜಿ ಅವರ 'ಮಂಕುತಿಮ್ಮನ ಕಗ್ಗ' ಕೃತಿಯ ಗದ್ಯಾನುವಾದವನ್ನು ಸಂಗ್ರಹಿಸಿ ಓದಿರಿ.

೩. ಸಾರ್ಥಕ ಜೀವನ ನಡೆಸಿದವರ ಜೀವನ ಚರಿತ್ರೆಗಳನ್ನು ಓದಿರಿ. ಹಾಗೂ ಅವರಂತೆ ಜೀವನ ನಡೆಸುವುದನ್ನು ಕಲಿಯಿರಿ.





ವಿದ್ಯಾರ್ಥಿಗಳೇ..... ನಾವು ನಿತ್ಯ ಜೀವನದಲ್ಲಿ ಅನೇಕ ಜನರೊಂದಿಗೆ ವಿವಿಧ ಕಾರಣಗಳಿಗಾಗಿ ಸಂಪರ್ಕವನ್ನು ಇಟ್ಟುಕೊಂಡಿರುತ್ತೇವೆ. ಜೊತೆಗೆ ಅನೇಕ ರೀತಿಯ ವ್ಯವಹಾರಗಳನ್ನೂ ಮಾಡುತ್ತೇವೆ. ಹೀಗಾಗಿ ಇಂದಿನ ಯುಗವನ್ನು ಸಂಪರ್ಕ ಯುಗವೆಂದೂ ಕರೆಯುತ್ತೇವೆ. ಹಿಂದಿನ ಕಾಲದಲ್ಲಿ ದೂರ ಇರುವವರೊಂದಿಗೆ ಪತ್ರಗಳ ಮೂಲಕ ಸಂಪರ್ಕವನ್ನು ಬೆಳೆಸುತ್ತಿದ್ದೆವು. ಆದರೆ, ಇಂದು ಆಧುನಿಕ ಮಾಧ್ಯಮಗಳಾದ ಮೊಬೈಲ್, ಇ-ಅಂಚೆ ಮೂಲಕ ದೂರದವರೊಂದಿಗೆ ಸಂಪರ್ಕವನ್ನು ಬೆಸೆಯುತ್ತೇವೆ. ಮಾಧ್ಯಮ ಯಾವುದಾದರೂ ಪತ್ರಗಳನ್ನು ಬರೆಯುವ ಕ್ರಮದಲ್ಲಿ ಅಂತಹ ಮಹತ್ವದ ಬದಲಾವಣೆಗಳು ಆಗಿಲ್ಲ. ಹೀಗಾಗಿ ಪತ್ರ ಬರೆಯುವ ಕ್ರಮಗಳನ್ನು ನಾವು ಅಗತ್ಯವಾಗಿ ತಿಳಿದುಕೊಳ್ಳಲೇ ಬೇಕು. ಪತ್ರಗಳು ಸಾಹಿತ್ಯಾತ್ಮಕ ಗುಣಗಳನ್ನು ಹೊಂದಿರುವುದರಿಂದ ಅವುಗಳನ್ನು 'ಸಂದೇಶ ಸಾಹಿತ್ಯ' ಎಂದೂ ಕರೆಯುತ್ತೇವೆ.

### ಪತ್ರದ ಅರ್ಥ :

ನಮ್ಮ ಭಾವನೆಗಳನ್ನು, ವಿಚಾರಗಳನ್ನು, ಅನುಭವಗಳನ್ನು, ಬೇಕು-ಬೇಡಗಳನ್ನು ಲಿಖಿತ ರೂಪದಲ್ಲಿ ಮತ್ತೊಬ್ಬರಿಗೆ ತಿಳಿಸುವ ವ್ಯಾವಹಾರಿಕ ಮಾಧ್ಯಮವೇ ಪತ್ರಲೇಖನ.

### ಉತ್ತಮ ಪತ್ರದ ಸ್ವರೂಪ ಹಾಗೂ ಲಕ್ಷಣಗಳು :

ಪತ್ರ ಬರೆಯುವುದು ಒಂದು ಕಲೆ. ಪತ್ರಗಳು ಬಹು ಕಾಲ ಉಳಿಯುವ ದಾಖಲೆಗಳು ಅಷ್ಟೇ ಅಲ್ಲ, ಪತ್ರಗಳು ನಮ್ಮ ವ್ಯಕ್ತಿತ್ವದ ಪ್ರತಿಬಿಂಬಗಳು ಎಂಬುದನ್ನು ನೆನಪಿನಲ್ಲಿಡಬೇಕು. ಯಾವುದೇ ಬಗೆಯ ಪತ್ರವಾಗಿರಲಿ ಕೆಲವು ಸಾಮಾನ್ಯ ನಿಯಮಗಳನ್ನು ಒಳಗೊಂಡಿರುತ್ತವೆ. ಹೀಗಾಗಿ ನಮಗೆ ಉತ್ತಮ ಪತ್ರದ ಸ್ವರೂಪ ಹಾಗೂ ಲಕ್ಷಣಗಳು ತಿಳಿದಿರಬೇಕು.

೧. ಪತ್ರಗಳು ಲಿಖಿತ ರೂಪದಲ್ಲಿರುತ್ತವೆ.

೨. ಪತ್ರ ವ್ಯವಹಾರವು ಇಬ್ಬರು ವ್ಯಕ್ತಿ ಅಥವಾ ಎರಡು ಸಂಘ ಸಂಸ್ಥೆಗಳ ನಡುವೆ ನಡೆಯುತ್ತದೆ.

೩. ಪತ್ರದ ಭಾಷೆ - ಸರಳವಾಗಿರಬೇಕು, ಸ್ಪಷ್ಟವಾಗಿರಬೇಕು, ನೇರವಾಗಿರಬೇಕು, ಬರವಣಿಗೆ ಅಂದವಾಗಿರಬೇಕು ಹಾಗೂ ಕಾಗುಣಿತ ದೋಷಗಳಿಂದ ಮುಕ್ತವಾಗಿರಬೇಕು.

೪. ಪತ್ರದ ವಿಷಯ ಮತ್ತು ಶೈಲಿ - ಪತ್ರದ ವಿಚಾರಗಳು ಅರ್ಥಪೂರ್ಣವೂ ನೇರವೂ ಸಂಕ್ಷಿಪ್ತವೂ ಆಗಿರಬೇಕು, ಶೈಲಿ ಆಕರ್ಷಕವಾಗಿರಬೇಕು ಹಾಗೂ ಕ್ರಮಬದ್ಧವಾಗಿರಬೇಕು.

೫. ಪತ್ರದ ಆರಂಭ ಮತ್ತು ಮುಕ್ತಾಯದ ಒಕ್ಕಣೆ - ಪತ್ರವನ್ನು ಯಾರಿಗೆ ಬರೆಯುತ್ತಿದ್ದೇವೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಪತ್ರದ ಆರಂಭ ಮತ್ತು ಕೊನೆಯಲ್ಲಿ ಸೂಕ್ತವಾದ ಸಂಬೋಧನೆಗಳನ್ನು ಬಳಸಬೇಕು. ಸಂಬೋಧನೆ ಸರಿ ಇಲ್ಲದಿದ್ದರೆ ಓದುಗರಿಗೆ ಕಿರಿಕಿರಿ ಉಂಟಾಗುತ್ತದೆ.

೬. ವಿಳಾಸ - ಪತ್ರ ಯಾರಿಂದ, ಯಾರಿಗೆ ಬರೆಯಲಾಗಿದೆ ಎಂಬುದನ್ನು ಸ್ಪಷ್ಟವಾಗಿ ನಿಗದಿತ ಜಾಗದಲ್ಲಿ ಪೂರ್ಣ ವಿಳಾಸದೊಂದಿಗೆ ಬರೆಯಬೇಕು. ಇಲ್ಲದಿದ್ದರೆ ಪತ್ರ ತಲುಪದೆ ಕಳೆದುಹೋಗುವ ಸಾಧ್ಯತೆಗಳಿರುತ್ತವೆ.

೭. ಪತ್ರಗಳಲ್ಲಿ ದಿನಾಂಕ ಮತ್ತು ಪತ್ರ ಬರೆದವರ ಸಹಿ ಇರಬೇಕು. ಸಹಿ ಇರದ ಪತ್ರಗಳಿಗೆ ಬೆಲೆ ಇರುವುದಿಲ್ಲ.

### ಪತ್ರದ ವಿಧಗಳು :

ನಾವು ನಮ್ಮ ಜೀವನದಲ್ಲಿ ಹಲವರಿಗೆ ಪತ್ರವನ್ನು ಬರೆಯುತ್ತೇವೆ. ತಂದೆ ತಾಯಿಯರಿಗೆ, ಅಕ್ಕ ತಂಗಿಯರಿಗೆ, ಅಣ್ಣ ತಮ್ಮಂದಿರಿಗೆ, ಬಂಧು ಮಿತ್ರರಿಗೆ, ಸಾರ್ವಜನಿಕ ಸಂಸ್ಥೆಗಳಿಗೆ ಪತ್ರಗಳನ್ನು ಒಂದಲ್ಲಾ ಒಂದು ಕಾರಣಕ್ಕೆ ಬರೆಯುತ್ತಿರುತ್ತೇವೆ. ಪತ್ರಗಳನ್ನು ಯಾರಿಗೆ ಬರೆಯುತ್ತಿದ್ದೇವೆ ಎಂಬುದನ್ನು ಆಧರಿಸಿ ಪತ್ರಗಳನ್ನು ಮುಖ್ಯವಾಗಿ ೨ ವಿಧಗಳಾಗಿ ವಿಂಗಡಿಸಲಾಗುತ್ತದೆ.

೧. ಖಾಸಗಿ ಪತ್ರಗಳು

೨. ವ್ಯಾವಹಾರಿಕ ಪತ್ರಗಳು

### ೧. ಖಾಸಗಿ ಪತ್ರಗಳು/ ವೈಯಕ್ತಿಕ ಪತ್ರಗಳು / ಅನೌಪಚಾರಿಕ ಪತ್ರಗಳು :

ನಾವು ನಮ್ಮ ನೋವು ನಲಿವು, ಸುಖ ಸಂತೋಷ, ಆರೋಗ್ಯ, ಉದ್ಯೋಗ, ವ್ಯಾಸಂಗ ಇತ್ಯಾದಿ ವಿಚಾರಗಳನ್ನು ಆಪ್ತರೊಂದಿಗೆ ಅಂದರೆ, ತಂದೆತಾಯಿ, ಅಕ್ಕತಂಗಿ, ಅಣ್ಣತಮ್ಮ, ಅತ್ತೆಮಾವ, ಗಂಡಹೆಂಡತಿ, ಅತ್ತೆಸೊಸೆ, ಮಾವ ಅಳಿಯ, ಗುರುಶಿಷ್ಯ, ಬಂಧು ಮಿತ್ರರು ಹೀಗೆ ಹಲವರೊಂದಿಗೆ ಹಂಚಿಕೊಳ್ಳುತ್ತೇವೆ. ಖಾಸಗಿ ಪತ್ರಗಳು ಪರಸ್ಪರ ಯೋಗಕ್ಷೇಮ ವಿಚಾರಣೆ, ಮಳೆಬೆಳೆ, ಸಾಂಸಾರಿಕ ಸಂಗತಿಗಳನ್ನು ಒಳಗೊಂಡಿರುತ್ತವೆ. ಇಂತಹ ಪತ್ರಗಳಲ್ಲಿ ಔಪಚಾರಿಕ ಅಂಶಗಳು ಕಡಿಮೆ ಇರುತ್ತವೆ. ಹೀಗಾಗಿ ಬಂಧು ಮಿತ್ರರೊಂದಿಗೆ ವೈಯಕ್ತಿಕ ವಿಚಾರಗಳನ್ನು ಪರಸ್ಪರ ಹಂಚಿಕೊಳ್ಳುವ ಸಲುವಾಗಿ ಬರೆಯುವ ಪತ್ರಗಳನ್ನು ಖಾಸಗಿ ಪತ್ರಗಳು ಎನ್ನುತ್ತೇವೆ.

ಖಾಸಗಿ ಪತ್ರಗಳನ್ನು ಬಿಳಿ ಹಾಳೆಯಲ್ಲಿ ಬರೆದು ಒಂದು ಕವರಿನಲ್ಲಿ ಹಾಕಿ ಕಳುಹಿಸಬೇಕು. ಇಲ್ಲವೇ ಅಂತರ್ದೇಶೀಯ ಪತ್ರಗಳನ್ನು ಬಳಸಬಹುದು. ತೀರಾ ಖಾಸಗಿ ಅಲ್ಲದ, ಸಂಕ್ಷಿಪ್ತ ವಿಚಾರಗಳಿದ್ದರೆ ಅಂಚೆ ಕಾರ್ಡ್ ಬಳಸಿ ಬರೆಯಬಹುದು.

೨. ವ್ಯಾವಹಾರಿಕ ಪತ್ರಗಳು / ಮನವಿ ಪತ್ರಗಳು / ಔಪಚಾರಿಕ ಪತ್ರಗಳು :

ಸಾರ್ವಜನಿಕ ಸಂಸ್ಥೆಗಳಾದ ಶಾಲೆ, ಆಸ್ಪತ್ರೆ, ನಗರಸಭೆ, ಬ್ಯಾಂಕ್, ಸರ್ಕಾರಿ ಕಛೇರಿಗಳು, ಸಂಘ ಸಂಸ್ಥೆಗಳು ಇತ್ಯಾದಿಗಳೊಂದಿಗೆ ಪತ್ರ ವ್ಯವಹಾರಗಳನ್ನು ಮಾಡುತ್ತಿರುತ್ತೇವೆ. ಇಲ್ಲಿಯ ಅಧಿಕಾರಿಗಳು ನಿಯಮಾನುಸಾರ ಕೆಲಸಗಳನ್ನು ನಿರ್ವಹಿಸುತ್ತಾರೆ. ಸಾರ್ವಜನಿಕರು ಪತ್ರಗಳ ಮೂಲಕ ತಮಗೆ ಬೇಕಾದ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಾರೆ.

ಸಾರ್ವಜನಿಕ ಸಂಸ್ಥೆ ಅಥವಾ ಇಲಾಖೆಗಳ ಆಗು ಹೋಗುಗಳಿಗೆ ಸಂಬಂಧಿಸಿದಂತೆ ನಿರ್ದಿಷ್ಟ ನಿಯಮಗಳನ್ನು ಅನುಸರಿಸಿ ಬರೆಯಲ್ಪಡುವ ಪತ್ರಗಳನ್ನು ವ್ಯಾವಹಾರಿಕ ಪತ್ರಗಳು ಎನ್ನುತ್ತೇವೆ. ಈ ಕೆಳಗೆ ನೀಡಿರುವ ವ್ಯಾವಹಾರಿಕ ಪತ್ರವನ್ನು ಗಮನಿಸಿ.

ಇವರಿಂದ,

ದಿನಾಂಕ ೨೦-೦೪-೨೦೧೭

ಚಿನ್ನಯ್ ಜಿ.ಎಂ.

೮ ನೇ ತರಗತಿ, 'ಎ' ವಿಭಾಗ,  
ಜವಾಹರ ನವೋದಯ ಶಾಲೆ  
ಧಾರವಾಡ.

ಇವರಿಗೆ,

ತರಗತಿ ಅಧ್ಯಾಪಕರು

ಜವಾಹರ ನವೋದಯ ಶಾಲೆ  
ಧಾರವಾಡ.

ಮಾನ್ಯರೆ,

ವಿಷಯ : ಎರಡು ದಿನ ರಜೆ ನೀಡುವಂತೆ ಕೋರಿ

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ನನ್ನ ಅಕ್ಕನ ಮದುವೆಯು ದಿನಾಂಕ ೨೨-೦೪-೨೦೧೭ ಹಾಗೂ ೨೩-೦೪-೨೦೧೭ ರಂದು ಬೆಳಗಾವಿಯಲ್ಲಿ ನೆರವೇರುತ್ತಿದೆ. ಈ ಸಂಭ್ರಮದಲ್ಲಿ ನಾನೂ ಅಗತ್ಯವಾಗಿ ಪಾಲ್ಗೊಳ್ಳಬೇಕಾಗಿದೆ. ಆದುದರಿಂದ ದಯವಿಟ್ಟು ಮೇಲ್ಕಾಣಿಸಿದ ಎರಡು ದಿನಗಳಿಗೆ ರಜೆಯನ್ನು ನೀಡಬೇಕೆಂದು ವಿನಂತಿಸುತ್ತೇನೆ.

ನಮಸ್ಕಾರಗಳೊಂದಿಗೆ,

ತಮ್ಮ ವಿಧೇಯ ವಿದ್ಯಾರ್ಥಿ

ಸಹಿ

(ಚಿನ್ನಯ್ ಜಿ.ಎಂ.)

## ಪ್ರಬಂಧ ರಚನೆ

ಪ್ರಬಂಧವು ಗದ್ಯ ಸಾಹಿತ್ಯದ ಒಂದು ಪ್ರಕಾರವಾಗಿದೆ. ಪ್ರಬಂಧಗಳನ್ನು ಓದುವುದರಿಂದ ಹಾಗೂ ಬರೆಯುವುದರಿಂದ ವಿಷಯ ಮತ್ತು ಭಾಷೆಗಳೆರಡರ ಜ್ಞಾನ ಏಕಕಾಲದಲ್ಲಿ ಲಭಿಸುತ್ತದೆ. ಪ್ರಬಂಧ ಸಾಹಿತ್ಯವು ಸರಳವೂ ಉಪಯುಕ್ತವೂ ಆಗಿದ್ದು, ಸಮಕಾಲೀನ ಜಗತ್ತನ್ನು ಅರ್ಥಮಾಡಿಕೊಳ್ಳಲು ಸಹಾಯಕವಾಗಿದೆ.

### ಪ್ರಬಂಧದ ಅರ್ಥ :

ಪ್ರಬಂಧವು ತರ್ಕಬದ್ಧ ವಾಕ್ಯ ಹಾಗೂ ವಿಚಾರಗಳಿಂದ ಸುಸಂಬಂಧವಾಗಿ ಬರೆಯಲ್ಪಟ್ಟ ಬಂಧವೇ ಪ್ರಬಂಧ. ಅಂದರೆ ವಿಚಾರಗಳನ್ನು ಕ್ರಮಬದ್ಧವಾಗಿ ಅರ್ಥಪೂರ್ಣವಾಗಿ ಬರೆಯುವುದನ್ನು ಪ್ರಬಂಧ ಎನ್ನುತ್ತೇವೆ. ಒಂದು ನಿರ್ದಿಷ್ಟ ವಿಷಯವನ್ನು ಕುರಿತು ಮಾಹಿತಿಯನ್ನು ಸಂಗ್ರಹಿಸಿ ತನ್ನ ಅನುಭವ ಕಲ್ಪನೆ ಹಾಗೂ ವಿಚಾರಗಳನ್ನು ಬೆರೆಸಿ ಸುಸಂಬಂಧ ರೀತಿಯ ಪ್ರೌಢ ಬರೆವಣಿಗೆಯನ್ನು ಪ್ರಬಂಧ ಎನ್ನಬಹುದು.

### ಪ್ರಬಂಧ ರಚನೆಯ ಹಂತಗಳು :

#### ೧. ವಿಷಯದ ಆಯ್ಕೆ :

ಪ್ರಬಂಧ ರಚಿಸಲು ಒಂದು ವಸ್ತು ವಿಷಯ ಇರಲೇ ಬೇಕು. ನಮ್ಮ ಆಸಕ್ತಿ ಹಾಗೂ ಅನುಭವಗಳಿಗೆ ನಿಲುಕುವ ವಸ್ತು ವಿಚಾರಗಳನ್ನು ಆಯ್ಕೆಮಾಡಿಕೊಂಡು ಪ್ರಬಂಧವನ್ನು ಬರೆಯಲು ಮುಂದಾಗಬೇಕು. ಪ್ರಬಂಧಕ್ಕೆ ವಿಷಯ ಇಂತಹದ್ದೇ ಇರಬೇಕು ಎಂದೇನಿಲ್ಲ. ವ್ಯಕ್ತಿ, ವಸ್ತು, ಪ್ರಾಣಿ, ಪಕ್ಷಿ, ನೆಲ, ಜಲ, ಭಾವನೆಗಳು, ಮೌಲ್ಯಗಳು, ಪ್ರಚಲಿತ ಘಟನೆಗಳು, ಸಮಸ್ಯೆಗಳು, ಇತಿಹಾಸ, ವಿಜ್ಞಾನ, ಸಮಾಜ ಯಾವುದಾದರೂ ಆಗಿರಬಹುದು.

#### ೨. ಮಾಹಿತಿಯ ಸಂಗ್ರಹಣೆ :

ಪ್ರಬಂಧ ಬರೆಯಲು ವಿಷಯ ಆಯ್ಕೆ ಮಾಡಿಕೊಂಡನಂತರ ವಿಷಯಕ್ಕೆ ಪೂರಕವಾದ ಮಾಹಿತಿಗಳನ್ನು ಪುಸ್ತಕಗಳು, ಪತ್ರಿಕೆಗಳು, ಅಂತರ್ಜಾಲ, ಸಂದರ್ಶನ ಇಲ್ಲವೆ ಋದ್ಧು ಸ್ಥಳಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಬೇಕು. ಇದರಿಂದ ನಮ್ಮ ವಿಚಾರಗಳಿಗೆ ಇನ್ನೂ ಹೆಚ್ಚಿನ ಪುಷ್ಟಿ ಸಿಕ್ಕಂತಾಗುತ್ತದೆ.

೩. ವಿಷಯವನ್ನು ಕ್ರಮ ಬದ್ಧವಾಗಿ ಜೋಡಿಸುವುದು :

ಸಂಗ್ರಹಿಸಿದ ಮಾಹಿತಿಯನ್ನು ಕ್ರಮಬದ್ಧವಾಗಿ ಜೋಡಿಸಿಕೊಳ್ಳಬೇಕು. ಅಂದರೆ ದೊರೆತ ಅಂಕಿ ಅಂಶಗಳ ನಡುವೆ ಸಂಬಂಧವಿರುವಂತೆ ನೋಡಿಕೊಳ್ಳಬೇಕು.

೪. ನಿರ್ದಿಷ್ಟ ಚೌಕಟ್ಟಿನಲ್ಲಿ ವಿಷಯದ ಮಂಡನೆ :

ಪ್ರಬಂಧವನ್ನು ಮಾಹಿತಿಗಳು ಲಭ್ಯವಾದ ನಂತರ ನಮ್ಮದೇ ಆದ ಶೈಲಿಯಲ್ಲಿ ವಿಚಾರಗಳನ್ನು ನಿರೂಪಿಸಬೇಕು. ಭಾಷೆ ಮತ್ತು ವಿಷಯಗಳ ಸಮಾಗಮ ಆಗಬೇಕು. ಬರೆಯುವ ಸಂದರ್ಭದಲ್ಲಿ ಗಾದೆ ಮಾತುಗಳನ್ನು, ನುಡಿಗಟ್ಟುಗಳನ್ನು, ಹೇಳಿಕೆಗಳನ್ನು ಹಾಗೂ ಚಿಕ್ಕ ಕಥೆ ಹಾಗೂ ಘಟನೆಗಳನ್ನು ಸಂದರ್ಭಾನುಸಾರ ಬಳಸಿಕೊಳ್ಳಬೇಕು. ಇಡೀ ಪ್ರಬಂಧ ತಮ್ಮ ಸ್ವಂತ ವಿಚಾರಾನುವಹಗಳನ್ನೆ ಒಳಗೊಂಡಿರಬೇಕು. ಯಾರೋ ಬರೆದ ಪ್ರಬಂಧವನ್ನು ಕಂಠಪಾಠಮಾಡಿ ಬರೆಯುವುದು ಪ್ರಬಂಧ ಅನ್ನಿಸುವುದಿಲ್ಲ. ಪರೀಕ್ಷೆಗೂ ಮುನ್ನ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಿ ಪರೀಕ್ಷೆಯಲ್ಲಿ ಬರೆಯುವ ಸಿದ್ಧತೆ ನಡೆಸಿರಬೇಕು. ಪ್ರಬಂಧ ಬರೆಯುವಾಗ ಆರಂಭ, ವಿಷಯ ಬೆಳವಣಿಗೆ ಹಾಗೂ ಮುಕ್ತಾಯಗಳು ಇರಬೇಕು.

೫. ಪರಿಶೀಲನೆ :

ಪ್ರಬಂಧವನ್ನು ಬರೆದ ನಂತರ ಮತ್ತೊಮ್ಮೆ ಅದನ್ನು ಪರಿಶೀಲಿಸಬೇಕು. ಭಾಷೆ ಹಾಗೂ ವಿಷಯದ ದೋಷಗಳು ಇದ್ದಲ್ಲಿ ಸರಿಪಡಿಸಿ ಬರೆಯಬೇಕು. ಪರಿಶೀಲನೆಯನ್ನು ನಮ್ಮ ಗೆಳೆಯರು ಹಾಗೂ ನಮಗಿಂತ ಹೆಚ್ಚು ಬಲ್ಲವರಿಂದ ಮಾಡಿಸಬೇಕು. ಇದರಿಂದ ಪ್ರಬಂಧವು ಇನ್ನೂ ಹೆಚ್ಚು ಉತ್ತಮವಾಗಿ ಮೂಡಿಬರುತ್ತದೆ.

೬. ಪ್ರಕಟಣೆ :

ಪ್ರಬಂಧವನ್ನು ರಚಿಸಿದ ನಂತರ ಅದನ್ನು ನಿಮ್ಮ ಶಾಲಾ ಭಿತ್ತಿ ಪತ್ರ, ಶಾಲಾ ಸಂಚಿಕೆ ಇಲ್ಲವೆ ಸ್ಥಳೀಯ ಪತ್ರಿಕೆಗಳಿಗೆ ಪ್ರಕಟಿಸಲು ಸಂಬಂಧಿಸಿದವರಿಗೆ ನೀಡಿ ಮನವಿ ಮಾಡಿಕೊಳ್ಳಬೇಕು. ಇದರಿಂದ ನಿಮ್ಮ ವಿಚಾರಗಳು ಇತರರಿಗೆ ತಿಳಿಯುವುದಲ್ಲದೆ ನಿಮ್ಮ ಗೌರವವೂ ಹೆಚ್ಚಾಗುತ್ತದೆ.

ಸಾಮಾನ್ಯವಾಗಿ ಪರೀಕ್ಷೆಯಲ್ಲಿ ಎರಡು ಮೂರು ವಿಷಯಗಳನ್ನು ನೀಡಿ ಯಾವುದಾದರೊಂದು ವಿಷಯದ ಮೇಲೆ ಪ್ರಬಂಧ ಬರೆಯಲು ಸೂಚಿಸಲಾಗಿರುತ್ತದೆ. ನೀವು ನಿಮ್ಮ ಅನುಭವದ ನೆಲೆಯಲ್ಲಿ ಬರೆಯಬಹುದಾದ ವಿಷಯವೊಂದನ್ನು ಆಯ್ಕೆಮಾಡಿಕೊಂಡು ನಿಮ್ಮ ವಿಚಾರಗಳನ್ನು ಸುಸಂಬಂಧವಾಗಿ, ಅರ್ಥಪೂರ್ಣವಾಗಿ ತಪ್ಪಿಲ್ಲದಂತೆ ಬರೆಯಬೇಕು.

ಮೇಲಿನ ಹಂತಗಳನ್ನು ಅನುಸರಿಸಿ ಈ ಕೆಳಗಿನ ವಿಷಯಗಳ ಮೇಲೆ ಪ್ರಬಂಧಗಳನ್ನು ಬರೆಯಿರಿ.

೧. ಹವ್ಯಾಸಗಳು

೨. ಕ್ರೀಡೆಗಳು

೩. ರಾಷ್ಟ್ರೀಯ ಹಬ್ಬಗಳು

೪. ಪರಿಸರ ಮಾಲಿನ್ಯ

೫. ಪುಸ್ತಕಗಳು

೬. ಜನಸಂಖ್ಯೆ

೭. ಗ್ರಾಮೀಣ ಬದುಕು

೮. ಸ್ತ್ರೀ ಶಿಕ್ಷಣ



## ಗಾದೆಗಳ ವಿಸ್ತರಣೆ

'ಗಾದೆ' ಎನ್ನುವುದು ಹೇಳಿಕೆಯ ರೂಪದಲ್ಲಿ ಬಳಕೆಯಾಗುವ ಮಾತು. ಅದು ಹಲವರ ಅನುಭವಗಳ ಮಾತು, ಲೋಕೋಕ್ತಿ, ಜಾಣ ನುಡಿ ಎಂದು ಹೇಳಬಹುದು. ಗಾದೆಯ ಮಾತಿನಲ್ಲಿ ತಿಳಿವಳಿಕೆಯಿದೆ, ನೀತಿ ಇದೆ, ನಗೆಚಾಟಿಕೆಯಿದೆ, ಒಳಿತು ಕೆಡುಕುಗಳ ಸೂಕ್ಷ್ಮತೆಗಳಿವೆ. ಹೀಗಾಗಿಯೇ ವೇದ ಸುಳ್ಳಾದರೆ ಗಾದೆ ಸುಳ್ಳಾಗದು ಎಂಬ ಮಾತಿದೆ.

ಗಾದೆಗಳು ಜೀವನದ ಸತ್ಯವನ್ನು ಎತ್ತಿ ಹಿಡಿಯುತ್ತವೆ. ಜ್ಞಾನ ಭಂಡಾರದಲ್ಲಿ ಅವುಗಳ ಪಾತ್ರ ಬಹು ದೊಡ್ಡದು. ಗಾದೆಗಳಿಗೆ ಕಾಲ ದೇಶಗಳ ಮಿತಿಯಿಲ್ಲ. ಅವು ಎಲ್ಲಾ ಕಾಲ ದೇಶಗಳಿಗೂ ಅನ್ವಯವಾಗುವ ಸತ್ಯಗಳು. ನಾವು ಮಾತನಾಡುವಾಗ ಇಲ್ಲವೆ ಬರೆಯುವಾಗ ಗಾದೆಗಳನ್ನು ಸಂದರ್ಭಾನುಸಾರ ಬಳಸುವುದನ್ನು ಕಲಿಯಬೇಕು. ಏಕೆಂದರೆ ಸಾವಿರ ಪದಗಳಲ್ಲಿ ಹೇಳಬಹುದಾದ ವಿಚಾರಗಳನ್ನು ಒಂದು ಗಾದೆ ಹೇಳುತ್ತದೆ. ಹೀಗಾಗಿ ಗಾದೆಗಳು ಕನ್ನಡ ಸಾಹಿತ್ಯದ ಅತ್ಯಮೂಲ್ಯ ಆಸ್ತಿ ಎನ್ನಬಹುದು. ಈ ಸಂಪತ್ತನ್ನು ಉಳಿಸಿಕೊಂಡು ಬೆಳೆಸಿಕೊಂಡು ನಾವು ಹೋಗಬೇಕಾಗಿದೆ.

ಗಾದೆಮಾತುಗಳಲ್ಲಿ ಅಂತರ್ಗತವಾಗಿರುವ ವಿಚಾರಗಳನ್ನು ಸರಳ ಶೈಲಿಯಲ್ಲಿ ಬಿಡಿಸಿ ಹೇಳುವುದು ಒಂದು ಕಲೆ. ಇದನ್ನು ಗಾದೆಗಳ ವಿಸ್ತರಣೆ ಎಂದು ಕರೆಯಲಾಗುತ್ತದೆ. ಗಾದೆಗಳನ್ನು ವಿಸ್ತರಣೆ ಮಾಡುವುದರಿಂದ ನಮ್ಮ ಭಾಷೆ, ಚಿಂತನೆ ಹಾಗೂ ಅನುಭವಗಳು ಶ್ರೀಮಂತವಾಗುತ್ತವೆ.

**ಗಾದೆಗಳ ವಿಸ್ತರಣೆಯಲ್ಲಿ ಗಮನಿಸಬೇಕಾದ ಅಂಶಗಳು :**

೧. ಗಾದೆಯ ಹೊರ ಅರ್ಥವನ್ನು ಮೊದಲು ವಿವರಿಸಬೇಕು.
೨. ಗಾದೆಯ ಅಂತರಾರ್ಥ ಯಾವ ವಿಚಾರಗಳಿಗೆ ಸಂಬಂಧಿಸಿದೆ ಎಂಬುದನ್ನು ವಿವರಿಸಬೇಕು.
೩. ಗಾದೆಯು ಒಳಗೊಂಡಿರುವ ಸತ್ಯ ಹಾಗೂ ಮೌಲ್ಯಗಳನ್ನು ಸ್ಪಷ್ಟಪಡಿಸಬೇಕು.
೪. ಗಾದೆಯ ವಿಚಾರಗಳಿಗೆ ಪೂರಕವಾಗುವ ಕಥೆ ಇಲ್ಲವೆ ಘಟನೆಗಳನ್ನು ಉದಾಹರಿಸಬೇಕು.
೫. ಗಾದೆಗಳನ್ನು ವಿಸ್ತರಿಸುವಾಗ ಅದೇ ಅರ್ಥ ನೀಡುವ ಇನ್ನಿತರ ಗಾದೆಗಳನ್ನು ಹೆಸರಿಸಬೇಕು
೬. ಗಾದೆಯ ಮೂಲಕ ನಾವು ಕಲಿಯಬೇಕಾದ ಅಥವಾ ತಿಳಿದುಕೊಳ್ಳಬೇಕಾದ ನೀತಿಯನ್ನು ಕೊನೆಯಲ್ಲಿ ಸ್ಪಷ್ಟಪಡಿಸಬೇಕು.

ಈ ಕೆಳಗಿನ ಗಾದೆ ಮಾತುಗಳನ್ನು ವಿಸ್ತರಿಸಿ ಬರೆಯಿರಿ.

೧. ಮಾತು ಬೆಳ್ಳಿ ಮೌನ ಬಂಗಾರ.
೨. ಕೈ ಕೆಸರಾದರೆ ಬಾಯಿ ಮೊಸರು.
೩. ಕುಂಬಾರನಿಗೆ ವರುಷ ದೊಣ್ಣೆಗೆ ನಿಮಿಷ.
೪. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗಿತೆ.
೫. ಹಾಸಿಗೆ ಇದ್ದಷ್ಟು ಕಾಲು ಚಾಚು.
೬. ಅತಿ ಆಸೆ ಗತಿಗೇಡು.
೭. ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ.
೮. ಊಟಬಲ್ಲವನಿಗೆ ರೋಗವಿಲ್ಲ ಮಾತು ಬಲ್ಲವನಿಗೆ ಜಗಳ ಇಲ್ಲ.
೯. ದೇಶ ಸುತ್ತಿ ನೋಡು ಕೋಶ ಓದಿನೋಡು.
೧೦. ಉಪ್ಪಿಗಿಂತ ರುಚಿಯಿಲ್ಲ ತಾಯಿಗಿಂತ ಬಂಧುವಿಲ್ಲ.

